ಬುಧವಾರ, ಮೇ 29, 2024 | ಬೆಂಗಳೂರು | ₹ 7.00 | ಸಂಪುಟ 77 | ಸಂಚಿಕೆ 149 | ಪುಟ 14


www.prajavani.net

prajavani.net prajavani prajavani prajavani

ಪ್ರಜಾವಾಣಿ

ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನಪತ್ರಿಕೆ

ತಂತ್ರಜ್ಞಾನ
ಇಂಟರ್‌ನೆಟ್ ಇಲ್ಲದೆಯೆ ಡಿಟುಎಂ ಸೌಲಭ್ಯದಿಂದ ಮೊಬೈಲ್‌ನಲ್ಲಿ ವಿಡಿಯೊ ವೀಕ್ಷಣೆಯನ್ನು ಮಾಡಬಹುದಂತೆ



ಸೆನ್ಸೆಕ್ಸ್	ನಿಫ್ಟಿ	ಚಿನ್ನ (Std. 10g)	ಶುದ್ಧ ಬೆಳ್ಳಿ (kg)	₹/$
75,170	22,888	₹74,640 (ಬೆಂಗಳೂರು)	₹96,100 (ಬೆಂಗಳೂರು)	83.16

ಪ್ಯಾನ್–ಆಧಾರ್ ಜೋಡಣೆಗೆ ಮೂರೇ ದಿನ ಬಾಕಿ


ನವದೆಹಲಿ (ಪಿಟಿಐ): ಪ್ಯಾನ್ ಕಾರ್ಡ್‌ಗೆ ಆಧಾರ್ ಸಂಖ್ಯೆ ಜೋಡಣೆ ಮಾಡದಿರುವ ತೆರಿಗೆದಾರರು ಇದೇ 31ರೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ಇಲ್ಲವಾದರೆ ತೆರಿಗೆಯು ದುಪ್ಪಟ್ಟು ಕಡಿತವಾಗಲಿದೆ ಎಂದು ಆದಾಯ ತೆರಿಗೆ ಇಲಾಖೆಯು ಎಚ್ಚರಿಕೆ ನೀಡಿದೆ.

ತೆರಿಗೆ ಇಲಾಖೆಯ ನಿಯಮಾವಳಿಗಳ ಅನ್ವಯ, ಪ್ಯಾನ್‌ಗೆ ಬಯೊಮೆಟ್ರಿಕ್ ಆಧಾರ್ ಜೋಡಣೆ ಮಾಡದಿದ್ದರೆ ಟಿಡಿಎಸ್ ಅನ್ವಯಿಸುವ ದರಕ್ಕಿಂತ ಎರಡು ಪಟ್ಟು ತೆರಿಗೆ ಕಡಿತವಾಗಲಿದೆ.

10ನೇ ಪುಟ ನೋಡಿ

ಪುತ್ರಿ ಕವಿತಾ ರಕ್ಷಿಸಲು ಬಿ.ಎಲ್. ಸಂತೋಷ್ ಬಂಧನ ಬಯಸಿದ್ದ ಕೆಸಿಆರ್


ಪ್ರಜಾವಾಣಿ ವಾರ್ತೆ



ಚಂದ್ರಶೇಖರ ರಾವ್

ಹೈದರಾಬಾದ್: 'ಶಾಸಕರ ಖರೀದಿ ಪ್ರಕರಣವನ್ನು ಬಳಸಿಕೊಂಡು ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಅವರನ್ನು ಬಂಧಿಸಲು ತೆಲಂಗಾಣದ ಆಗಿನ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಬಯಸಿದ್ದರು. ಅಲ್ಲದೇ, ದೆಹಲಿ ಅಬಕಾರಿ ನೀತಿ ಹಗರಣದ ನಂಟಿನ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಕುಣಿಕೆಯಿಂದ ತಮ್ಮ ಪುತ್ರಿ ಕೆ.ಕವಿತಾ ಅವರನ್ನು ಪಾರು ಮಾಡಲು ಸಂತೋಷ್ ಬಂಧನ ವಿಚಾರ ಮುಂದಿಟ್ಟುಕೊಂಡು ಬಿಜೆಪಿಯ ಕೇಂದ್ರ ನಾಯಕತ್ವ ರಾಜಿಯಾಗುವಂತೆ ಮಾಡುವುದು ಸಹ ಅವರ ಬಯಕೆಯಾಗಿತ್ತು' ಎಂಬ ವಿಷಯ ಈಗ ತೆಲಂಗಾಣದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ.

ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕಾರ್ಯಪಡೆಯ ಮಾಜಿ ವಿಶೇಷ ಕರ್ತವ್ಯ ಅಧಿಕಾರಿ (ಒಎಸ್‌ಡಿ) ಪೋತಲಪಲ್ಲಿ ರಾಧಾಕಿಶನ್ ರಾವ್, ತಾವು ನೀಡಿರುವ ತಪ್ಪೊಪ್ಪಿಗೆ ಹೇಳಿಕೆಯಲ್ಲಿ ಹೀಗೆ ಹೇಳಿದ್ದಾರೆ. ಏಪ್ರಿಲ್ 9ರಂದು ಅವರು ಈ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, ಅದರಲ್ಲಿನ ಅಂಶಗಳು ಸೋಮವಾರ ಬಹಿರಂಗಗೊಂಡಿವೆ.



ಬಿ.ಎಲ್. ಸಂತೋಷ್

'ತಮ್ಮ ನಿರೀಕ್ಷೆಯಂತೆ ಯೋಜನೆ ಕಾರ್ಯಗತವಾಗದಿರುವುದಕ್ಕೆ ಕೆ.ಚಂದ್ರಶೇಖರ ರಾವ್ (ಕೆಸಿಆರ್) ಅವರಿಗೆ ಬೇಸರವಾಗಿತ್ತು. ಅಲ್ಲದೇ, ಪುತ್ರಿ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದು, ಈಗ ಅವರು ತಿಹಾರ್ ಜೈಲಿನಲ್ಲಿದ್ದಾರೆ' ಎಂದೂ ರಾಧಾಕಿಶನ್ ರಾವ್ ತಮ್ಮ ಹೇಳಿಕೆಯಲ್ಲಿ ವಿವರಿಸಿದ್ದಾರೆ.

'ಶಾಸಕರ ಖರೀದಿ ಪ್ರಕರಣ ಕುರಿತು ಸೈಬರಾಬಾದ್ ಪೊಲೀಸರು ತನಿಖೆ ಆರಂಭಿಸಿದರು. ನಂತರ, ಎಸ್‌ಐಟಿ ರಚಿಸಿದ್ದ ಕೆಸಿಆರ್, ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಅವರನ್ನು ಬಂಧಿಸಲು ಬಯಸಿದ್ದರು. ಶಾಸಕರ ಖರೀದಿ ಪ್ರಕರಣವನ್ನು ಮತ್ತಷ್ಟು ಪ್ರಬಲಗೊಳಿಸಿ, ಆ ಮೂಲಕ ರಾಜಿಯಾಗಲು ಬಿಜೆಪಿ ನಾಯಕರ ಮೇಲೆ ಒತ್ತಡ ಹೇರಬೇಕು. ನಂತರ, ಈ ವಿಚಾರವನ್ನು ತಮ್ಮ ಪುತ್ರಿಯನ್ನು ಇ.ಡಿ ಕುಣಿಕೆಯಿಂದ ಪಾರು ಮಾಡಲು ಬಳಸಿಕೊಳ್ಳಬೇಕು ಎಂಬುದು ಅವರ ಯೋಜನೆಯಾಗಿತ್ತು' ಎಂದು ರಾಧಾಕಿಶನ್ ರಾವ್ ತಿಳಿಸಿದ್ದಾರೆ.

'ಕೇರಳಕ್ಕೆ ತೆರಳಿದ್ದ ಸೈಬರಾಬಾದ್ ಪೊಲೀಸ್ ಅಧಿಕಾರಿಗಳ ತಂಡದಲ್ಲಿನ ಕೆಲವರ ಅಸಮರ್ಥತೆ ಕಾರಣದಿಂದಾಗಿ, ಪ್ರಕರಣದ ಪ್ರಮುಖ ವ್ಯಕ್ತಿಯಾಗಿದ್ದ ಅಮೃತಾನಂದಮಯಿ ಸಂಸ್ಥೆಯ ಉದ್ಯೋಗಿ ಪೊಲೀಸರಿಂದ ತಪ್ಪಿಸಿಕೊಂಡರು. ಬಳಿಕ, ಪೊಲೀಸರ ತಂಡವೊಂದನ್ನು ವಿಮಾನದಲ್ಲಿ ಕೇರಳಕ್ಕೆ ಕಳುಹಿಸಿಕೊಟ್ಟರೂ ಆ ವ್ಯಕ್ತಿಯನ್ನು ಬಂಧಿಸುವ ಪ್ರಯತ್ನ ಫಲ ನೀಡಲಿಲ್ಲ' ಎಂದೂ ರಾವ್ ಹೇಳಿದ್ದಾರೆ.

7ನೇ ಪುಟ ನೋಡಿ

ಸಂಚುಕೋರ: ಬಿಜೆಪಿ ವಾಗ್ದಾಳಿ

ಕಾರ್ಯಪಡೆಯ ಮಾಜಿ ಒಎಸ್‌ಡಿ ರಾಧಾಕಿಶನ್ ರಾವ್ ಅವರ ತಪ್ಪೊಪ್ಪಿಗೆ ಹೇಳಿಕೆ ಬಹಿರಂಗಗೊಂಡ ಬೆನ್ನಲ್ಲೇ, ಬಿಜೆಪಿಯ ತೆಲಂಗಾಣ ಘಟಕ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದೆ. 'ತಾಂಡೂರು ಕ್ಷೇತ್ರ ಮಾಜಿ ಶಾಸಕ ಪೈಲಟ್ ರೋಹಿತ್ ರೆಡ್ಡಿ ಶಾಮೀಲಾಗಿರುವ ಬಿಆರ್‌ಎಸ್ ಶಾಸಕರ ಖರೀದಿ ಪ್ರಕರಣದ ನಿರ್ಮಾತೃ ಹಾಗೂ ನಿರ್ದೇಶಕ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರೇ ಆಗಿದ್ದಾರೆ ಎಂಬ ಪಕ್ಷದ ಆರೋಪಗಳನ್ನು ಕಾರ್ಯಪಡೆಯ ಮಾಜಿ ಒಎಸ್‌ಡಿ ರಾಧಾಕಿಶನ್ ರಾವ್ ಅವರ ತಪ್ಪೊಪ್ಪಿಗೆ ಸಮರ್ಥಿಸಿದೆ' ಎಂದು ತೆಲಂಗಾಣ ಬಿಜೆಪಿಯ ವಕ್ತಾರ ಎನ್.ವಿ.ಸುಭಾಷ್ ಹೇಳಿದ್ದಾರೆ.

7ನೇ ಪುಟ ನೋಡಿ

₹87 ಕೋಟಿ ಅವ್ಯವಹಾರ; 'ನನ್ನ ಪಾತ್ರವಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ'

ಅಕ್ರಮ ನಡೆದಿದೆ: ಒಪ್ಪಿದ ನಾಗೇಂದ್ರ

ಪ್ರಜಾವಾಣಿ ವಾರ್ತೆ



ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆದಿರುವುದನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರು ಒಪ್ಪಿಕೊಂಡಿದ್ದಾರೆ. ಆದರೆ, 'ಈ ಹಗರಣದಲ್ಲಿ ನನ್ನ ಪಾತ್ರ ಇಲ್ಲ. ಆದ್ದರಿಂದ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ' ಎಂದು ಅವರು ಹೇಳಿದ್ದಾರೆ.

ನಿಗಮದ ಅಧೀಕ್ಷಕ ಚಂದ್ರಶೇಖರನ್ ಅವರ ಆತ್ಮಹತ್ಯೆಯ ಬೆನ್ನಲ್ಲೇ ವಿರೋಧ ಪಕ್ಷಗಳು ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿದ್ದು, ಪ್ರಕರಣದ ಬಗ್ಗೆ ಅವರು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು.

'ನಿಗಮದ ಮುಖ್ಯ ಖಾತೆಯಿಂದ ಯೂನಿಯನ್ ಬ್ಯಾಂಕ್‌ನ ಎಂ.ಜಿ. ರಸ್ತೆ ಶಾಖೆಯ ಅನಧಿಕೃತ ಖಾತೆಗೆ ಮೂರು ಬಾರಿ ಹಣವನ್ನು ವರ್ಗಾವಣೆ ಮಾಡಲಾಗಿದೆ. ನಿಗಮದ ಮುಖ್ಯ ಖಾತೆಯಲ್ಲಿ 2023–24 ಹಾಗೂ 2024-25ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟ ₹187 ಕೋಟಿ ಮೊತ್ತದಲ್ಲಿ ₹87 ಕೋಟಿ ವರ್ಗಾವಣೆ ಮಾಡಿದ ವಿಷಯ ನನ್ನ ಹಾಗೂ ನಿಗಮದ ಅಧ್ಯಕ್ಷರ ಗಮನಕ್ಕೂ ಬಂದಿಲ್ಲ' ಎಂದು ಅವರು ಹೇಳಿದರು.

'ಸಿದ್ದರಾಮಯ್ಯ ರಾಜೀನಾಮೆ ನೀಡಲಿ'



ಈ ಲೂಟಿಯಲ್ಲಿ ಮುಖ್ಯಮಂತ್ರಿ ಸಮೇತ ಎಲ್ಲ ಸಚಿವರೂ ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಸಚಿವರೇ ಕಾರಣರಾಗಿದ್ದಾರೆ. ಇದು ₹187 ಕೋಟಿ ಹಗರಣ. ಇದಕ್ಕೆ ಯಾರೆಲ್ಲ ಕಾರಣರೆಂದು ಅಧಿಕಾರಿ ಮರಣಪೂರ್ವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಿದರು.

ಈ ಹಗರಣಕ್ಕೆ ನೇರವಾಗಿ ಸರ್ಕಾರವೇ ಹೊಣೆ. ಈ ಹಿಂದೆ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆ ಕೇಳಿದ್ದ ಕಾಂಗ್ರೆಸ್, ಸಚಿವರು ಮತ್ತು ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಹಣ ಮರಳಿಸಲು ಅಂತಿಮ ಗಡುವು

ವರ್ಗಾವಣೆಯಾಗಿರುವ ಹಣವನ್ನು ನಿಗಮದ ಮುಖ್ಯ ಖಾತೆಗೆ ತಕ್ಷಣ ಮರಳಿಸುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈಗಾಗಲೇ ₹28 ಕೋಟಿ ಬಂದಿದೆ. ಉಳಿದ ಹಣ ಮರಳಿಸಲು ಗಡುವು ನೀಡಲಾಗಿದೆ ಎಂದು ವಿವರಿಸಿದರು.

ಐ.ಟಿ ಕಂಪನಿ ಖಾತೆಗೆ ಹಣ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಲ್ಲಿದ್ದ ₹87 ಕೋಟಿಯನ್ನು ಸಾಫ್ಟ್‌ವೇರ್ ಕಂಪನಿಯೊಂದರ ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಿರುವುದು ಪ್ರಾಥಮಿಕ ಹಂತದ ಪರಿಶೀಲನೆಯಲ್ಲಿ ಕಂಡುಬಂದಿದೆ. 5

ಸಿಐಡಿ ತಂಡ ಭೇಟಿ: ಮಾಹಿತಿ ಸಂಗ್ರಹ

ಶಿವಮೊಗ್ಗ: ಇಲ್ಲಿನ ವಿನೋಬನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ಚಂದ್ರಶೇಖರನ್ ನಿವಾಸಕ್ಕೆ ಡಿವೈಎಸ್‌ಪಿ ರಫೀಕ್ ನೇತೃತ್ವದಲ್ಲಿ ಸಿಐಡಿ ಅಧಿಕಾರಿಗಳ ತಂಡ ಮಂಗಳವಾರ ಸಂಜೆ ಭೇಟಿ ನೀಡಿತು.

ಚಂದ್ರಶೇಖರನ್ ಪತ್ನಿ ಕವಿತಾ ಅವರೊಂದಿಗೆ ಸುಮಾರು 45 ನಿಮಿಷಗಳ ಕಾಲ ಚರ್ಚಿಸಿದ ಅಧಿಕಾರಿಗಳು ಅವರ ಪತಿಯ ಸಾವಿನ ಕುರಿತು, ಅದಕ್ಕೂ ಹಿಂದಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದರು. ನಂತರ ವಿನೋಬನಗರ ಪೊಲೀಸ್ ಠಾಣೆಯ ಅಧಿಕಾರಿಗಳಿಂದಲೂ ಮಾಹಿತಿ ಕಲೆಹಾಕಿ ತೆರಳಿದರು.

'ದೊಡ್ಡ ಮೊತ್ತದ ಹಣವನ್ನು ಮುಖ್ಯ ಖಾತೆಯಿಂದ ಬೇರೆ ಖಾತೆಗೆ ವರ್ಗಾವಣೆ ಮಾಡಲು ಆಡಳಿತ ಮಂಡಳಿಯ ಅನುಮೋದನೆ ಪಡೆಯಬೇಕು. ನೀತಿ ಸಂಹಿತೆಯ ಕಾರಣ ಸರ್ಕಾರವೂ ಆದೇಶ ಮಾಡಲು ಸಾಧ್ಯವಿಲ್ಲ. ಸಹಿ ನಕಲು ಮಾಡಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರೇ ದೂರು ನೀಡಿದ್ದಾರೆ. ಕೆಳ ಹಂತದ ಅಧಿಕಾರಿಗೆ ದೊಡ್ಡ ಮೊತ್ತದ ಹಣ ವರ್ಗಾವಣೆ ಮಾಡುವ ಅಧಿಕಾರ ಹೇಗೆ ನೀಡಲಾಯಿತು? ಯಾರದ್ದಾದರೂ ಒತ್ತಡವಿತ್ತೇ ಎನ್ನುವ ಕುರಿತೂ ತನಿಖೆ ನಡೆಯುತ್ತಿದೆ' ಎಂದು ತಿಳಿಸಿದರು.

'ಅಧಿಕಾರಿಗಳ ಗಮನಕ್ಕೆ ತಾರದೇ ಸಹಿ ನಕಲು ಮಾಡಿ ದೊಡ್ಡ ಮೊತ್ತದ ಹಣ ವರ್ಗಾವಣೆ ಮಾಡಿರುವ ಕುರಿತು ಆರ್ಥಿಕ ಇಲಾಖೆಯ ಅಧಿಕಾರಿಗಳ ತಂಡ ನಡೆಸಿದ ಪರಿಶೀಲನೆಯಲ್ಲೂ ಬೆಳಕಿಗೆ ಬಂದಿದೆ. ಆದರೆ, ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದ ನಂತರ ಸಹಿಯ ಸತ್ಯಾಸತ್ಯತೆಯೂ ಗೊತ್ತಾಗಲಿದೆ' ಎಂದು ಅಭಿಪ್ರಾಯಪಟ್ಟರು.

'ನಿಗಮದ ಕೇಂದ್ರ ಕಚೇರಿಯ ಅಧೀಕ್ಷಕ ಚಂದ್ರಶೇಖರನ್ ಅವರ ಆತ್ಮಹತ್ಯೆ ನೋವು ತಂದಿದೆ. ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ. ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್ ಹಾಗೂ ಬ್ಯಾಂಕ್ ವ್ಯವಸ್ಥಾಪಕಿ ಶುಚಿಸ್ಮಿತಾ ರವುಲ್ ನನ್ನ ಸಾವಿಗೆ ನೇರ ಕಾರಣ ಎಂದು ಆತ್ಮಹತ್ಯೆಗೂ ಮೊದಲು ಬರೆದ ಪತ್ರದಲ್ಲಿ ಚಂದ್ರಶೇಖರನ್ ಉಲ್ಲೇಖಿಸಿದ್ದಾರೆ. ಘಟನೆ ಬೆಳಕಿಗೆ ಬಂದ ತಕ್ಷಣವೇ ಮುಖ್ಯಮಂತ್ರಿ ವರದಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕ್ ವಿರುದ್ಧವೂ ದೂರು ದಾಖಲಾಗಿದೆ. ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕ, ಬ್ಯಾಂಕ್ ಅಧಿಕಾರಿ ಸೇರಿದಂತೆ ಯಾರೇ ಭಾಗಿಗಳಾಗಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು' ಎಂದು ನಾಗೇಂದ್ರ ಹೇಳಿದರು.

ಇನ್ನಷ್ಟು ಸುದ್ದಿಗಳು 5



ಮಿಜೋರಾಂನ ಐಜ್ವಾಲ್‌ನಲ್ಲಿ ಕಲ್ಲು ಗಣಿ ಕುಸಿದಿರುವ ಸ್ಥಳದಲ್ಲಿ ಮಂಗಳವಾರ ಶೋಧ ಕಾರ್ಯ ನಡೆಯಿತು –ಪಿಟಿಐ ಚಿತ್ರ

ರೀಮಲ್ ಪರಿಣಾಮ: ಮಿಜೋರಾಂ, ಅಸ್ಸಾಂನಲ್ಲಿ ದುರಂತ

ಭೂಕುಸಿತ: 31 ಮಂದಿ ಸಾವು

ಪ್ರಜಾವಾಣಿ ವಾರ್ತೆ/ಪಿಟಿಐ

ಗುವಾಹಟಿ: 'ರೀಮಲ್' ಚಂಡಮಾರುತದ ಪರಿಣಾಮ ಸುರಿದ ಧಾರಾಕಾರ ಮಳೆಯಿಂದಾಗಿ ಮಿಜೋರಾಂ ಮತ್ತು ಅಸ್ಸಾಂನ ವಿವಿಧೆಡೆ ಭೂಕುಸಿತ ಸಂಭವಿಸಿದೆ. ಮಿಜೋರಾಂನಲ್ಲಿ 27 ಮತ್ತು ಅಸ್ಸಾಂನಲ್ಲಿ 4 ಮಂದಿ ಮೃತಪಟ್ಟಿದ್ದು, ಒಂಬತ್ತು ಮಂದಿ ನಾಪತ್ತೆಯಾಗಿದ್ದಾರೆ.

ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ಕಲ್ಲುಗಣಿ ಕುಸಿದ ಪರಿಣಾಮ 14 ಜನರು ಸತ್ತಿದ್ದು, ಇತರೆ ಏಳು ಮಂದಿ ನಾಪತ್ತೆಯಾಗಿದ್ದಾರೆ. ಉಳಿದಂತೆ ರಾಜ್ಯದಲ್ಲಿ ನಡೆದ ಪ್ರತ್ಯೇಕ ಭೂಕುಸಿತ ಅವಘಡಗಳಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಲಿಮೆನ್‌ನಲ್ಲಿ ನಾಲ್ವರು, ಸಲೇಂನಲ್ಲಿ ಮೂವರು, ಫಾಲ್ಕ್ವಾನ್ ಮತ್ತು ಐಬಾಕ್‌ನಲ್ಲಿ ತಲಾ ಇಬ್ಬರು, ಲುಂಗ್ಸೆ, ಕೆಲ್ಸಿಹ್‌ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ಮಾಹಿತಿ ನೀಡಿದರು.

ಪ್ರಾಕೃತಿಕ ವಿಕೋಪ ಘಟನೆಗಳ ಬಳಿಕ, ಮುಖ್ಯಮಂತ್ರಿ ಲಾಲ್ದುಹೊಮಾ ಅವರು ತುರ್ತು ಸಭೆ ನಡೆಸಿದ್ದು, ಪರಿಸ್ಥಿತಿಯ ವಿವರ ಪಡೆದರು. ಮೃತರ ಕುಟುಂಬಕ್ಕೆ ತಲಾ ₹4 ಲಕ್ಷ ಪರಿಹಾರ ಘೋಷಿಸಿದರು.

ಐಜ್ವಾಲ್ ವರದಿ: ಮಿಜೋರಾಂನ ಮೆಲ್ತುಮ್ ಮತ್ತು ಲಿಮೆನ್ ನಡುವೆ ಮಂಗಳವಾರ ಕಲ್ಲುಗಣಿಯು ಕುಸಿದು, ಇಬ್ಬರು ಬಾಲಕರು ಸೇರಿದಂತೆ ಒಟ್ಟು 14 ಮಂದಿ ಸತ್ತಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ.

ಬೆಳಿಗ್ಗೆ ಸುಮಾರು 6 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದೆ. ಧಾರಾಕಾರ ಮಳೆಯಿಂದಾಗಿ ರಕ್ಷಣಾ ಕಾರ್ಯಕ್ಕೆ ತೊಡಕಾಗಿದೆ. ನಾಪತ್ತೆ ಆದವರು ಅವಶೇಷಗಳ ನಡುವೆ ಹೂತುಹೋಗಿರಬಹುದು ಎಂದು ಜಿಲ್ಲಾಧಿಕಾರಿ ನಾಜುಕ್ ಕುಮಾರ್ ತಿಳಿಸಿದರು.

ಅಸ್ಸಾಂನಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ 17 ವರ್ಷದ ವಿದ್ಯಾರ್ಥಿ ಸೇರಿ ನಾಲ್ವರು ಮೃತಪಟ್ಟರು. ಸಾನಿಟ್‌ಪುರ್ ಜಿಲ್ಲೆಯಲ್ಲಿ ಮರವು ಆಟೊರಿಕ್ಷಾ ಮೇಲೆ ಉರುಳಿದ್ದು, ವಿದ್ಯಾರ್ಥಿ ಮೃತಪಟ್ಟಿದ್ದು, ಇತರೆ 17 ವಿದ್ಯಾರ್ಥಿಗಳು ಗಾಯಗೊಂಡರು.

ಧೇಮಾಜಿ ಜಿಲ್ಲೆಯಲ್ಲಿ ಎಚ್‌ಎಚ್‌ಪಿಸಿ ಯೋಜನೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರೊಬ್ಬರು ಮೃತಪಟ್ಟರು.

ರಜೆ ಘೋಷಿಸದೆ ನಿರ್ಲಕ್ಷ್ಯ: ಆಕ್ರೋಶ

ರೀಮಲ್ ಚಂಡಮಾರುತ ಕುರಿತ ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ನಡುವೆಯೂ ಅಸ್ಸಾಂನ ಚಂಡಮಾರುತ ಬಾಧಿತ ಪ್ರದೇಶಗಳ ಶಾಲೆಗಳಿಗೆ ರಜೆ ಘೋಷಿಸದೇ ನಿರ್ಲಕ್ಷ್ಯ ವಹಿಸಿದ್ದೇ ಅವಘಡದಲ್ಲಿ ವಿದ್ಯಾರ್ಥಿ ಸಾಯಲು ಕಾರಣ ಎಂದು ಹಲವರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು.

13ರ ಬಾಲಕಿ ಗರ್ಭಿಣಿ: ಮುಖ್ಯ ಶಿಕ್ಷಕ ಬಂಧನ

ಶಿಡ್ಲಘಟ್ಟ (ಚಿಕ್ಕಬಳ್ಳಾಪುರ): ತಾಲ್ಲೂಕಿನ ಸರ್ಕಾರಿ ಶಾಲೆಯೊಂದರ ಏಳನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿದ್ದು ಇದಕ್ಕೆ ಕಾರಣನಾದ ಶಾಲೆಯ ಮುಖ್ಯ ಶಿಕ್ಷಕನನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

13 ವರ್ಷದ ಬಾಲಕಿಯ ಆರೋಗ್ಯದಲ್ಲಿ ಇತ್ತೀಚೆಗೆ ಏರುಪೇರಾಗಿತ್ತು. ಚಿಕಿತ್ಸೆಗಾಗಿ ಪೋಷಕರು ಆಸ್ಪತ್ರೆಗೆ ಕರೆದೊಯ್ದ ವೇಳೆ ಆಕೆ ಗರ್ಭಿಣಿಯಾಗಿರುವ ವಿಷಯ ಗೊತ್ತಾಗಿದೆ.

ಬಾಲಕಿಯನ್ನು ವಿಚಾರಿಸಿದಾಗ ನಡೆದ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾಳೆ. ಬಾಲಕಿಯ ದೂರು ಆಧರಿಸಿ ಮುಖ್ಯ ಶಿಕ್ಷಕನನ್ನು ಬಂಧಿಸಿರುವ ಗ್ರಾಮಾಂತರ ಠಾಣೆ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ನ್ಯಾಯಾಲಯದ ಎದುರು ಶಿಕ್ಷಕನನ್ನು ಹಾಜರು ಪಡಿಸಲಾಗಿದೆ.

ಹಾಸನ ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ • ಎಸ್‌ಐಟಿ ತನಿಖೆ

ವಿಡಿಯೊ ಮಾರ್ಫಿಂಗ್: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಹೋಲುವ ರೀತಿಯಲ್ಲಿ ವಿಡಿಯೊ ಮಾರ್ಫಿಂಗ್ ಮಾಡಲಾಗಿದೆ' ಎಂಬ ಆರೋಪದಡಿ ದಾಖಲಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಮತ್ತಿಬ್ಬರು ಆರೋಪಿಗಳನ್ನು ಮಂಗಳವಾರ ನಗರದಲ್ಲಿ ಬಂಧಿಸಿದ್ದಾರೆ.

'ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ನೆಲ್ಕೆ ಗ್ರಾಮದ ನವೀನ್ ಗೌಡ ಹಾಗೂ ಬಿಕ್ಕೋಡು ಗ್ರಾಮದ ಚೇತನ್ ಬಂಧಿತರು. ಇದೇ ಪ್ರಕರಣದಲ್ಲಿ ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ಸೇರಿದಂತೆ ಮೂವರನ್ನು ಈಗಾಗಲೇ ಬಂಧಿಸಲಾಗಿದೆ' ಎಂದು ಎಸ್‌ಐಟಿ ಮೂಲಗಳು ಹೇಳಿವೆ.

'ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು. ಇದನ್ನು ಗಮನಿಸಿದ್ದ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್–ಬಿಜೆಪಿ ಪಕ್ಷದ ಮೈತ್ರಿ ಅಭ್ಯರ್ಥಿಯ ಚುನಾವಣೆ ಏಜೆಂಟ್ ಆಗಿರುವ ಎಂ.ಜಿ. ಪೂರ್ಣಚಂದ್ರ ತೇಜಸ್ವಿ ಅವರು ಹಾಸನ ಸೆನ್ (ಸೈಬರ್ ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ) ಠಾಣೆಗೆ ದೂರು ನೀಡಿದ್ದರು' ಎಂದು ಮೂಲಗಳು ತಿಳಿಸಿವೆ.

'ವಿಡಿಯೊಗಳನ್ನು ಮಾರ್ಫಿಂಗ್ ಮಾಡಿ ಪೆನ್‌ಡ್ರೈವ್‌ನಲ್ಲಿ ಸಂಗ್ರಹಿಸಿ ಹಲವೆಡೆ ಹಂಚಿಕೆ ಮಾಡಿರುವ ಬಗ್ಗೆ ದೂರುದಾರರು ಆರೋಪಿಸಿದ್ದರು. ಪ್ರಜ್ವಲ್ ಕಾರು ಚಾಲಕನಾಗಿದ್ದ ಹೊಳೆನರಸೀಪುರ ತಾಲ್ಲೂಕಿನ ಕಡವಿನ ಕೋಟೆಯ ಕಾರ್ತಿಕ್, ಪುಟ್ಟರಾಜು, ಕ್ವಾಲಿಟಿ ಬಾರ್ ಶರತ್, ನವೀನ್ ಗೌಡ ಹಾಗೂ ಚೇತನ್ ಗೌಡ ವಿರುದ್ಧ ಏಪ್ರಿಲ್ 23ರಂದು ಎಫ್‌ಐಆರ್ ದಾಖಲಾಗಿತ್ತು' ಎಂದು ಮೂಲಗಳು ಹೇಳಿವೆ.

ಸಂಘಟಿತರಾಗಿ ಕೃತ್ಯ: 'ಪ್ರಜ್ವಲ್ ವಿಡಿಯೊಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದ ಆರೋಪಿಗಳು, ಸಂಘಟಿತರಾಗಿ ಪೆನ್‌ಡ್ರೈವ್‌ನಲ್ಲಿ ಸಂಗ್ರಹಿಸಿ ಹಲವರಿಗೆ ಹಂಚಿಕೆ ಮಾಡಿರುವುದು ಗೊತ್ತಾಗಿದೆ' ಎಂದು ಮೂಲಗಳು ತಿಳಿಸಿವೆ.

'ಬಂಧನ ಭೀತಿಯಲ್ಲಿದ್ದ ನವೀನ್‌ಗೌಡ ಹಾಗೂ ಚೇತನ್ ತಲೆಮರೆಸಿಕೊಂಡು ಓಡಾಡುತ್ತಿದ್ದರು. ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೂ ಅರ್ಜಿ ಸಲ್ಲಿಸಿದ್ದರು. ಸೋಮವಾರ ಅವರು ವಿಧಾನಸೌಧ ಬಳಿ ಹೊರಟಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಸ್ಥಳಕ್ಕೆ ಹೋಗಿ ಇಬ್ಬರನ್ನೂ ವಶಕ್ಕೆ ಪಡೆಯಲಾಯಿತು' ಎಂದು ಮೂಲಗಳು ಹೇಳಿವೆ.

'ವಿಡಿಯೊ ಹಂಚಿಕೆಗೆ ಸಂಬಂಧಪಟ್ಟಂತೆ ಇಬ್ಬರಿಂದಲೂ ಮಾಹಿತಿ ಕಲೆಹಾಕಲಾಗುವುದು. ಸೂಕ್ತ ಪುರಾವೆಗಳು ಲಭ್ಯವಾಗುತ್ತಿದ್ದಂತೆ, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಮೂಲಗಳು ತಿಳಿಸಿವೆ. ವಶಕ್ಕೆ ಪಡೆದಿರುವ ನವೀನ್‌ಗೌಡ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಹಾಗೂ ಸಚಿವರೊಬ್ಬರ ಆಪ್ತನೆಂದು ಹೇಳಲಾಗುತ್ತಿದೆ.

ವಿಚಾರಣೆ ಮುಂದೂಡಿಕೆ: ವಿಡಿಯೊ ಮಾರ್ಫಿಂಗ್ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ನಾಲ್ವರು ಆರೋಪಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜೂನ್ 3ಕ್ಕೆ ಮುಂದೂಡಿದೆ.

ವಿಮಾನದ ಟಿಕೆಟ್ ಕಾಯ್ದಿರಿಸಿದ ಪ್ರಜ್ವಲ್: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಮೇ 31ರಂದು ಬೆಂಗಳೂರಿಗೆ ಬರಲು ವಿಮಾನದ ಟಿಕೆಟ್ ಕಾಯ್ದಿರಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪ್ರಜ್ವಲ್ ಅವರು ಎಸ್‌ಐಟಿ ವಿಚಾರಣೆಗೆ ಹಾಜರಾಗುವುದಾಗಿ ಇತ್ತೀಚೆಗಷ್ಟೇ ವಿಡಿಯೊ ಬಿಡುಗಡೆ ಮಾಡಿದ್ದರು. ಇದರ ಬೆನ್ನಲ್ಲೇ, ಜರ್ಮನಿಯ ಮ್ಯೂನಿಕ್ ನಿಲ್ದಾಣದಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ನಿಲ್ದಾಣಕ್ಕೆ ಬರಲಿರುವ ಲುಫ್ತಾನ್ಸಾ ಏರ್‌ಲೈನ್ಸ್ ವಿಮಾನದಲ್ಲಿ ಪ್ರಜ್ವಲ್ ಹೆಸರಿನಲ್ಲಿ ಟಿಕೆಟ್ ಕಾಯ್ದಿರಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಚಿನಕುರುಳಿ

ಪ್ರಕಾಶ್ ಶೆಟ್ಟಿ



ವೈದ್ಯಕೀಯ, ವೈಯಕ್ತಿಕ ಆರೈಕೆಯ ಕೊರತೆ, ನಂಜಿನ ಸಮಸ್ಯೆ

ಭ್ರೂಣಹತ್ಯೆ; ಮಹಿಳೆ ಸಾವು, ಹಲವರು ಅಸ್ವಸ್ಥ

• ಎಂ.ಎನ್.ಯೋಗೇಶ್

ಮಂಡ್ಯ: ಹೆಣ್ಣು ಭ್ರೂಣಹತ್ಯೆ ಉದ್ದೇಶದಿಂದ ರಹಸ್ಯವಾಗಿ ಗರ್ಭಪಾತ ಮಾಡಿಸಿಕೊಂಡ ಮಹಿಳೆಯರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈಗಾಗಲೇ ಹಲವರು ಅಸ್ವಸ್ಥಗೊಂಡಿದ್ದು ಒಬ್ಬರು ಮೃತಪಟ್ಟಿರುವ ಪ್ರಕರಣ ವರದಿಯಾಗಿದೆ.

ಪಾಂಡವಪುರದಲ್ಲಿ ಗರ್ಭಪಾತ ಮಾಡಿಸಿಕೊಂಡ ಕೆ.ಆರ್.ನಗರ ತಾಲ್ಲೂಕಿನ ಇಬ್ಬರು ಮಹಿಳೆಯರು ಈಚೆಗೆ ತೀವ್ರ ಅಸ್ವಸ್ಥಗೊಂಡಿದ್ದರು. ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಭಯಪಟ್ಟು ಗರ್ಭಪಾತ ಮಾಡಿಸಿಕೊಂಡ ಸ್ಥಳಕ್ಕೇ ಬಂದಿದ್ದರು. ಅವರ ಕುಟುಂಬದ ಸದಸ್ಯರು ಪಾಂಡವಪುರ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದರು. ಗರ್ಭಪಾತ ಮಾಡಿಸಿದ್ದ ಶುಶ್ರೂಷಕಿ ಅವರನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು.

'ಆದರೆ, ತೀವ್ರ ಅಸ್ವಸ್ಥತೆ ಕಾರಣಕ್ಕೆ ಇಬ್ಬರನ್ನೂ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಇಬ್ಬರಲ್ಲಿ ಒಬ್ಬ ಮಹಿಳೆ ಮೃತಪಟ್ಟು, ಮತ್ತೊಬ್ಬರು ಗುಣಮುಖರಾದರು' ಎಂಬ ವಿಷಯ ಆರೋಗ್ಯ ಇಲಾಖೆ ಅಧಿಕಾರಿಗಳ ತನಿಖೆಯಿಂದ ಪತ್ತೆಯಾಗಿದೆ.

'ಗರ್ಭಪಾತ ಮಾಡಿಸಿಕೊಂಡ ಮಹಿಳೆಯರು, ವೈಯಕ್ತಿಕ ಹಾಗೂ ವೈದ್ಯಕೀಯ ಆರೈಕೆಯ ಕೊರತೆಯಾಗಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಸಮರ್ಪಕ ಚಿಕಿತ್ಸೆ ಪಡೆಯದಿದ್ದರೆ ಅವರು ಪ್ರಾಣ ಕಳೆದುಕೊಳ್ಳುವ ಅಪಾಯವಿದೆ' ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

'ಮೈಸೂರಿನ ಸೇಂಟ್ ಜೋಸೆಫ್ ಆಸ್ಪತ್ರೆಯಲ್ಲಿ ಕೆ.ಆರ್.ನಗರ ಮೂಲದ ಮಹಿಳೆ ಮೃತಪಟ್ಟ ವಿಷಯ ದೃಢಪಟ್ಟಿದೆ. ಆ ಬಗ್ಗೆ ನರ್ಸ್‌ವೊಬ್ಬರು ಹೇಳಿಕೆ ಕೊಟ್ಟಿದ್ದಾರೆ. ಆದರೆ, ಪಾಂಡವಪುರದಲ್ಲಿ ಗರ್ಭಪಾತ ಮಾಡಿರುವುದು ಹಾಗೂ ಅಸ್ವಸ್ಥಗೊಂಡು ಮತ್ತೆ ಪಾಂಡವಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿರುವ ಬಗ್ಗೆ ದಾಖಲೆಗಳಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ' ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಬೆಟ್ಟಸ್ವಾಮಿ ತಿಳಿಸಿದರು.

7ನೇ ಪುಟ ನೋಡಿ

ಆರೋಪಿ ಅಶ್ವಿನಿಗೆ ಸೀರೆ ಉಡುಗೊರೆ

ಪಾಂಡವಪುರ ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ಭ್ರೂಣಹತ್ಯೆ ನಡೆಸುವಾಗ ಸಿಕ್ಕಿಬಿದ್ದ ಪ್ರಮುಖ ಆರೋಪಿ, ಡಿ ದರ್ಜೆ ನೌಕರರಾದ ಅಶ್ವಿನಿ ಬಗ್ಗೆ ಹಲವು ಕುತೂಹಲಕಾರಿ ಅಂಶಗಳು ಗೊತ್ತಾಗಿವೆ.

'ಅಶ್ವಿನಿಯೇ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದು, ಗಂಡು ಭ್ರೂಣ ಪತ್ತೆಯಾದರೆ ಹಣ, ಸೀರೆ ಸೇರಿ ಹಲವು ರೀತಿಯ ಉಡುಗೊರೆ ಪಡೆಯುತ್ತಿದ್ದರು. ಯಾವುದೇ ಮುಂಜಾಗರೂಕತೆ ಕೈಗೊಳ್ಳದೇ ಗರ್ಭಿಣಿಯರಿಗೆ ಗರ್ಭಪಾತದ ಗುಳಿಗೆ (ಎಂಟಿಪಿ ಕಿಟ್) ನುಂಗಿಸುತ್ತಿದ್ದರು' ಎಂದು ಮೂಲಗಳು ತಿಳಿಸಿವೆ.

'ಆರೋಗ್ಯ ಇಲಾಖೆ ವತಿಯಿಂದಲೂ ಸಮಗ್ರ ತನಿಖೆ ನಡೆಯುತ್ತಿದ್ದು ಈವರೆಗೆ 10 ಆರೋಪಿಗಳನ್ನು ಬಂಧಿಸಲಾಗಿದೆ' ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್ ತಿಳಿಸಿದರು.

‘ಚಿದಾನಂದ ಪ್ರಶಸ್ತಿ’ಗೆ ತಾರಾನಾಥ್ ಆಯ್ಕೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ನಗರದ ಚಿದಾನಂದ ಪ್ರಶಸ್ತಿ ಪ್ರದಾನ ಸಮಿತಿ ನೀಡುವ 2024ನೇ ಸಾಲಿನ ‘ಚಿದಾನಂದ ಪ್ರಶಸ್ತಿ’ಗೆ ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಎನ್.ಎಸ್. ತಾರಾನಾಥ್ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹10 ಸಾವಿರ ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ವ್ಯಾಕರಣ, ಛಂದಸ್ಸು, ಶಾಸನಶಾಸ್ತ್ರ ಹಾಗೂ ತೌಲನಿಕ ಅಧ್ಯಯನ ಕ್ಷೇತ್ರಗಳಲ್ಲಿ ತಾರಾನಾಥ್ ಅವರು ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಸಿ.ಯು. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಮಹತ್ವದ ತೀರ್ಪು

ವೈದ್ಯರ ಗ್ರಾಮೀಣ ಸೇವೆ ಕಡ್ಡಾಯ

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಸರ್ಕಾರಿ ಕೋಟಾದಡಿ ಸರ್ಕಾರಿ ಕಾಲೇಜು ಅಥವಾ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆದ (2022ರ ಜುಲೈ 22ಕ್ಕೆ ಅನುಗುಣವಾಗಿ) ಎಂಬಿಬಿಎಸ್ ವಿದ್ಯಾರ್ಥಿಗಳು ಕಡ್ಡಾಯ ಗ್ರಾಮೀಣ ಸೇವೆ ಅಥವಾ ಬಾಂಡ್‌ಗಳ ಅನುಷ್ಠಾನದ ಕಠಿಣ ಷರತ್ತಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಈ ಸಂಬಂಧ ಬೆಂಗಳೂರಿನ ಡಾ.ಶರಣ್ಯಾ ಮೋಹನ್ ಸೇರಿದಂತೆ ರಾಜಸ್ಥಾನ, ಹರಿಯಾಣ, ಕೇರಳ, ಗುಜರಾತ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಚೆನ್ನೈನ ವಿವಿಧ ಭಾಗಗಳ ಒಟ್ಟು 447 ವೈದ್ಯರು ಸಲ್ಲಿಸಿದ್ದ ಪ್ರತ್ಯೇಕ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಲೇವಾರಿ ಮಾಡಿದೆ.



‘ಗ್ರಾಮೀಣ ಸೇವೆಯ ಆದೇಶದ ಹಿಂದಿನ ಉದ್ದೇಶವು ಗ್ರಾಮೀಣ, ಬುಡಕಟ್ಟು ಅಥವಾ ಕಷ್ಟಕರ ಪ್ರದೇಶಗಳಲ್ಲಿ ವಾಸ ಮಾಡುವ ನಾಗರಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವುದೇ ಆಗಿದೆ. ಇಂತಹ ಪ್ರದೇಶಗಳನ್ನು ಮೇಲ್ನೋಟಕ್ಕೆ ಗಮನಿಸಿದಾಗ ಅವರೆಲ್ಲಾ ಅಗತ್ಯ ಬಿದ್ದಾಗ ತಕ್ಷಣವೇ ವೈದ್ಯರನ್ನು ತಲುಪಲು ಸರಳ ಮಾರ್ಗಗಳಿಲ್ಲ. ಹೀಗಾಗಿ, ವಿದ್ಯಾರ್ಥಿಗಳು ಸರ್ಕಾರದ ಸದಾಶಯದ ಭಾಗವಾಗಬೇಕು’ ಎಂದು ನ್ಯಾಯಪೀಠ ಹೇಳಿದೆ.

‘ವೈದ್ಯರಿಂದ ಗ್ರಾಮೀಣ ಸೇವೆಯನ್ನು ಪ್ರೋತ್ಸಾಹಿಸಲು ವಿಶ್ವ ಆರೋಗ್ಯ ಸಂಸ್ಥೆಯು ಹಲವು ಶಿಫಾರಸುಗಳನ್ನು ಮಾಡಿದೆ. ಕಡ್ಡಾಯ ಗ್ರಾಮೀಣ ಸೇವೆಯು ಜಗತ್ತಿನ ಯಾವುದೇ ಭಾಗದಲ್ಲಿನ ವೈದ್ಯಕೀಯ ವೃತ್ತಿಗೆ ಹೊರತಾಗಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ನ್ಯಾಯಪೀಠ ‘ಕರ್ನಾಟಕ ಶಿಕ್ಷಣ ಸಂಸ್ಥೆಗಳ (ಕ್ಯಾಪಿಟೇಶನ್ ಶುಲ್ಕ ನಿಷೇಧ) ಕಾಯ್ದೆ-1984ರ ಕಲಂ 14ರ ಅಡಿಯಲ್ಲಿ ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರ ಸ್ವತಂತ್ರವಾಗಿದೆ’ ಎಂದು ಹೇಳಿದೆ.

ಕಡ್ಡಾಯ ಗ್ರಾಮೀಣ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಅರ್ಜಿದಾರರಿಗೆ ಸಂಬಂಧಿಸಿದಂತೆ; ವೈದ್ಯಕೀಯ ನಿರ್ದೇಶನಾಲಯ 2021ರ ಜೂನ್ 17ರಂದು ಹೊರಡಿಸಿದ್ದ ತಿದ್ದೋಲೆಯನ್ನು (ಕೊರಿಜೆಂಡಮ್) ನ್ಯಾಯಪೀಠ ಅಸಿಂಧುಗೊಳಿಸಿದೆ.

ಇದರಿಂದಾಗಿ 2019-2020ರ ಸಾಲಿನಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿದ್ದ 447 ಅರ್ಜಿದಾರ ವೈದ್ಯ ವಿದ್ಯಾರ್ಥಿಗಳಿಗೆ ಭಾಗಶಃ ಪರಿಹಾರ ದೊರೆತಂತಾಗಿದೆ.

ರೇವಣ್ಣ ಜಾಮೀನು ರದ್ದತಿಗೆ ಎಸ್‌ಐಟಿ ಅರ್ಜಿ

ಪ್ರಜಾವಾಣಿವ ವಾರ್ತೆ



ಎಚ್‌.ಡಿ.ರೇವಣ್ಣ

ಬೆಂಗಳೂರು: ‘ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪದ ಸಂತ್ರಸ್ತ ಮಹಿಳೆಯೊಬ್ಬರ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹಾಗೂ ಪ್ರಕರಣದ ಆರೋಪಿಯಾದ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ನೀಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಬೇಕು’ ಎಂದು ಕೋರಿ ಎಸ್‌ಐಟಿ ಹೈಕೋರ್ಟ್‌ಗೆ ಮನವಿ ಮಾಡಿದೆ.

ಈ ಕುರಿತಂತೆ ಸಲ್ಲಿಸಲಾಗಿರುವ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ಕೆ.ಆರ್‌.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ಸೆಷನ್ಸ್ ಕೋರ್ಟ್ ಜಾಮೀನು ನೀಡಿತ್ತು.

ರೇವಣ್ಣ ಅರ್ಜಿ: ‘ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಮನೆಗೆಲಸದಾಕೆಯನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕ್ರಮವಾಗಿ ಹೊಳೆನರಸೀಪುರ ಮತ್ತು ಕೆ.ಆರ್‌.ನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ರದ್ದುಪಡಿಸಬೇಕು’ ಎಂದು ಕೋರಿ ಎಚ್‌.ಡಿ.ರೇವಣ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಸಂಬಂಧ ಎಚ್‌.ಡಿ.ರೇವಣ್ಣ ಎರಡು ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳನ್ನು ಸಲ್ಲಿಸಿದ್ದು, ಇವು ಇನ್ನೂ ವಿಚಾರಣೆಗೆ ಬರಬೇಕಿದೆ. ತನಿಖೆ ನಡೆಸುತ್ತಿರುವ ಸಿಐಡಿ ಹಾಗೂ ಎಸ್‌ಐಟಿಯನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ.

ಕಸಾಪ ದತ್ತಿ ಪ್ರಶಸ್ತಿ ಪುಸ್ತಕ ಸಲ್ಲಿಕೆ ಅವಧಿ ವಿಸ್ತರಣೆ


ಪ್ರಜಾವಾಣಿ ವಾರ್ತೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) 53 ವಿವಿಧ ದತ್ತಿ ಪ್ರಶಸ್ತಿಗಳಿಗೆ ಪುಸ್ತಕ ಸಲ್ಲಿಕೆ ಅವಧಿಯನ್ನು ಜೂನ್ 15ರವರೆಗೆ ವಿಸ್ತರಿಸಿದೆ. 2023ರ ಜನವರಿ 1ರಿಂದ ಡಿಸೆಂಬರ್ 31ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳಿಸಿ ಕೊಡಬಹುದಾಗಿದೆ. ಪ್ರಶಸ್ತಿಗಳು ₹10 ಸಾವಿರದವರೆಗೆ ನಗದು ಬಹುಮಾನ ಹೊಂದಿವೆ.

ತ್ರಿಫಲ ವೈವಿಧ್ಯ ಮೇಳ 31ರಿಂದ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಹೆಸರಘಟ್ಟದ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯಲ್ಲಿ (ಐಐಎಚ್‌ಆರ್) ಮೇ 31ರಿಂದ ಜೂನ್ 2ರವರೆಗೆ ‘11ನೇ ತ್ರಿಫಲ ವೈವಿಧ್ಯ’ (ಮಾವು, ಹಲಸು ಮತ್ತು ಬಾಳೆ) ಮೇಳ ನಡೆಯಲಿದೆ.



‘ಮೇಳದಲ್ಲಿ 300 ಮಾವು, 100 ಹಲಸು ಹಾಗೂ 100 ಬಾಳೆ ತಳಿಗಳ ಹಣ್ಣುಗಳನ್ನು ಪ್ರದರ್ಶಿಸಲಾಗುತ್ತಿದೆ. ಇದರ ಜೊತೆಗೆ ಮೂರು ಫಲಗಳ ವೈವಿಧ್ಯಮಯ ಮೌಲ್ಯವರ್ಧಿತ ಉತ್ಪನ್ನಗಳು ಪ್ರದರ್ಶನದಲ್ಲಿರುತ್ತವೆ. ಹಣ್ಣಿನ ಬೆಳೆಗಳ ಕೃಷಿಯನ್ನು ಉತ್ತೇಜಿಸುವುದು ಹಾಗೂ ರೈತರ ಜೀವನಮಟ್ಟವನ್ನು ಸುಧಾರಿಸುವುದು ಈ ಮೇಳದ ಉದ್ದೇಶವಾಗಿದೆ’ ಎಂದು ಐಐಎಚ್‌ಆರ್‌ನ ನಿರ್ದೇಶಕ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

‘ಸ್ವ-ಸಹಾಯ ಗುಂಪುಗಳು, ರೈತ ಉತ್ಪಾದಕ ಸಂಸ್ಥೆಗಳು, ರೈತರು ಮತ್ತು ವ್ಯಾಪಾರಸ್ಥರು ತಮ್ಮ ಉತ್ಪನ್ನಗಳನ್ನು ಮೇಳದಲ್ಲಿ ಪ್ರದರ್ಶಿಸಲಿದ್ದಾರೆ. ಈ ಬೆಳೆಗಳ ಪ್ರಚಾರಕ್ಕಾಗಿ ರೈತರು, ಸಂಸ್ಕರಣೆದಾರರು, ರಫ್ತುದಾರರು, ವ್ಯಾಪಾರಿಗಳು ಮತ್ತು ನೀತಿ ನಿರೂಪಕರಿಗೆ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ’ ಎಂದು ತಿಳಿಸಿದರು.

‘ಮೇಳದಲ್ಲಿ ಶಾಲಾ ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆ, ಆಸಕ್ತ ವೀಕ್ಷಕರಿಗೆ ಪಾಕ ವಿಧಾನ ಸ್ಪರ್ಧೆ ಆಯೋಜಿಸಲಾಗಿದೆ. ಸಾಧಕ ರೈತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿಗೆ ತಕ್ಷಣವೇ ₹1 ಸಾವಿರ ಕೋಟಿ ಬಿಡುಗಡೆಗೆ ಬಿಜೆಪಿ ಆಗ್ರಹ

‘ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ’ ಎಂದು ಆರೋಪಿಸಿ ಬಿಜೆಪಿ ನಗರ ಘಟಕದಿಂದ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.

ಮೂವರು ವಿದ್ಯಾರ್ಥಿನಿಯರ ಕೊಲೆಯಾಗಿದೆ. ಬೀದಿಗಳಲ್ಲಿ ಗಲಾಟೆಗಳು ನಡೆಯುತ್ತಿವೆ. ಕಿಡಿಗೇಡಿಗಳಿಗೆ ಕಾನೂನು ಭಯವೇ ಇಲ್ಲವಾಗಿದೆ ಎಂದು ಆರೋಪಿಸಿದ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲರಾಗಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಭಿತ್ತಿಪತ್ರ ಪ್ರದರ್ಶಿಸಲಾಯಿತು.

‘ಗೂಂಡಾ ಪ್ರವೃತ್ತಿ ಹೆಚ್ಚಾಗಿದ್ದು, ಮನೆಯಿಂದ ಹೊರಟ ಮಹಿಳೆಯರು ಹಾಗೂ ಯುವಜನರು ಮನೆ ಸೇರುವ ಧೈರ್ಯ ಇಲ್ಲವಾಗಿದೆ. ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ರಸ್ತೆಗಳು ಅಧ್ವಾನವಾಗಿದ್ದು, ಹಿರಿಯರು ನೆಮ್ಮದಿಯಿಂದ ಓಡಾಡಲು ಸಾಧ್ಯವಿಲ್ಲವಾಗಿದೆ’ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ದೂರಿದರು.

‘ಯಾವುದೇ ಅಧಿಕಾರಿಗಳು ಆತ್ಮಹತ್ಯೆ ಹಾದಿ ಹಿಡಿಯುವುದು ಬೇಡ. ಅಧಿಕಾರಿಗಳ ಪರವಾಗಿ ಬಿಜೆಪಿ ಇದೆ’ ಎಂದು ಹೇಳಿದರು.

‘ಬೆಂಗಳೂರಿನ ಅಭಿವೃದ್ಧಿಗೆ ಕೂಡಲೇ ₹1,000 ಕೋಟಿ ಹಣ ಬಿಡುಗಡೆ ಮಾಡಬೇಕು. ಮಳೆ ಬರುವ ಮುನ್ನವೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಅಗತ್ಯ ಕಾಮಗಾರಿ ನಡೆಸಬೇಕು’ ಎಂದು ವಿಧಾನಸಭೆ ವಿರೋಧ ನಾಯಕ ಆರ್. ಅಶೋಕ ಆಗ್ರಹಿಸಿದರು.



ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ, ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು — ಪ್ರಜಾವಾಣಿ ಚಿತ್ರ

ಶಿವಮೊಗ್ಗದಲ್ಲಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಎಲ್ಲ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ

ಡಿ.ವಿ.ಸದಾನಂದಗೌಡ, ಮಾಜಿ ಮುಖ್ಯಮಂತ್ರಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ಬೆಂಗಳೂರಿನ ಅಭಿವೃದ್ಧಿಗೆ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ನಗರದ ಜನರೇ ಹೋರಾಟಕ್ಕೆ ಸಿದ್ಧರಾಗಿದ್ದಾರೆ

ಆರ್.ಅಶೋಕ, ವಿಧಾನಸಭೆ ವಿರೋಧ ಪಕ್ಷದ ನಾಯಕ

ಇದು ಅತ್ಯಂತ ಕೆಟ್ಟ ಹಾಗೂ ಭ್ರಷ್ಟ ಸರ್ಕಾರ. ಗುತ್ತಿಗೆದಾರರ ರಕ್ತ ಹೀರುವ ಸರ್ಕಾರವಾಗಿದೆ

ಸಿ.ಎನ್.ಅಶ್ವತ್ಥ ನಾರಾಯಣ, ಶಾಸಕ

‘ಅಧಿಕಾರಿ ಸಾವಿಗೆ ಸರ್ಕಾರ ಕಾರಣ’

‘ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಸಚಿವರೇ ಕಾರಣ. ₹187 ಕೋಟಿ ಹಗರಣ ನಡೆದಿದ್ದು, ಇದಕ್ಕೆ ಯಾರೆಲ್ಲ ಕಾರಣವೆಂದು ಅಧಿಕಾರಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ’ ಎಂದು ಆರ್.ಅಶೋಕ ಹೇಳಿದರು.

‘ಇಲ್ಲಿ ಲೂಟಿ ನಡೆದಿದೆ. ಹಣ ಲೂಟಿ ಹೊಡೆದ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಹಿಂದೆ ಕಾಂಗ್ರೆಸ್ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆ ಕೇಳಿತ್ತು. ಈಗ ಸಚಿವರು, ಮುಖ್ಯಮಂತ್ರಿ ರಾಜೀನಾಮೆ ಕೊಡಲಿ’ ಎಂದು ಆರ್.ಅಶೋಕ ಆಗ್ರಹಿಸಿದರು.

‘ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಕಡೆಗಣಿಸಿದೆ. ರಸ್ತೆಗಳಲ್ಲಿ ಗುಂಡಿ, ಕಸದ ರಾಶಿ ಎಲ್ಲೆಡೆ ಕಾಣುತ್ತಿದೆ. ಪೌರಕಾರ್ಮಿಕರಿಗೆ ಹಾಗೂ ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ’ ಎಂದು ಹೇಳಿದರು.

ಶಾಸಕ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮಾತನಾಡಿ, ‘ಆಶಾದಾಯಕ, ಭರವಸೆದಾಯಕ ನಗರ ಬೆಂಗಳೂರನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಿದೆ. ಸರ್ಕಾರಕ್ಕೆ ಪ್ರಜ್ಞೆ ಇದೆಯೇ’ ಎಂದು ಪ್ರಶ್ನಿಸಿದರು.

ಶಾಸಕರಾದ ಬೈರತಿ ಬಸವರಾಜ್, ಕೆ.ಗೋಪಾಲಯ್ಯ, ಮುನಿರತ್ನ, ವಿಶ್ವನಾಥ್, ಮುನಿರಾಜು, ರವಿ ಸುಬ್ರಮಣ್ಯ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಸಿ.ಕೆ.ರಾಮಮೂರ್ತಿ ಹಾಜರಿದ್ದರು.

‘ಬಿಬಿಎಂಪಿ ದುಸ್ಥಿತಿಗೆ ಬಿಜೆಪಿ ಕಾರಣ’

ಬೆಂಗಳೂರು: ‘₹13,572 ಕೋಟಿ ಸಾಲವನ್ನು ಬಿಬಿಎಂಪಿ ಮೇಲೆ ಹೊರಿಸಿ ಹೋಗಿರುವ ಬಿಜೆಪಿಯವರೇ ಪಾಲಿಕೆಯ ದುಸ್ಥಿತಿಗೆ ಕಾರಣ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಟೀಕಿಸಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೆಂಗಳೂರು ನಗರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸಿ ಬಿಜೆಪಿ ನಡೆಸಿದ ಪ್ರತಿಭಟನೆ ಕುರಿತು ಸುದ್ದಿಗಾರರಿಗೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, ‘ಅವರು ಮಾಡಿದ್ದ ಸಾಲವನ್ನು ನಾವು ತೀರಿಸಿದ್ದೇವೆ. ಬಿಜೆಪಿ ಆಡಳಿತದ ಅವಧಿಯಲ್ಲಿ ಬೆಂಗಳೂರಿನ ಹೆಸರಿಗೆ ಕಪ್ಪು ಚುಕ್ಕೆ ಬಂದಿತ್ತು’ ಎಂದರು.

ಬಿಜೆಪಿ ಆಡಳಿತ ನಡೆಸುತ್ತಿದ್ದಾಗ ಬೆಂಗಳೂರಿನಲ್ಲಿ ಮಳೆ ಸುರಿದರೆ ಬಡಾವಣೆಗಳೆಲ್ಲ ಕೆರೆಗಳಂತಾಗುತ್ತಿದ್ದವು. ಬಿಬಿಎಂಪಿ ಚುನಾವಣೆಯನ್ನೂ ಮುಂದಕ್ಕೆ ಹಾಕುತ್ತಾ ಬಂದರು. ಈಗ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

‘ಬೆಂಗಳೂರಿನಲ್ಲಿ ಬಹಳ ಮಂದಿ ಬಿಜೆಪಿ ನಾಯಕರಿದ್ದಾರೆ. ಆರ್. ಅಶೋಕ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಉಪ ಮುಖ್ಯಮಂತ್ರಿಯಾಗಿದ್ದ ಅಶ್ವತ್ಥನಾರಾಯಣ ಅವರೂ ಇದ್ದಾರೆ’ ಎಂದರು.

ಇದೇ ವಿಷಯ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಬ್ರ್ಯಾಂಡ್ ಬೆಂಗಳೂರು ಆಗಿಲ್ಲ ಎಂದು ಪ್ರತಿಭಟನೆ ನಡೆಸಲು ಬಿಜೆಪಿಯವರು ಹೊರಟಿದ್ದಾರೆ. ಎರಡು ತಿಂಗಳಿನಿಂದ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿದೆ. ಅದು ತಿಳಿದಿಲ್ಲವೆ’ ಎಂದು ಪ್ರಶ್ನಿಸಿದರು.

‘ಹಳೇ ಸರ್ಕಾರದ ಚಾಳಿ ಮುಂದುವರಿಕೆ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಹಿಂದಿನ ಬಿಜೆಪಿ ಸರ್ಕಾರದಂತೆಯೇ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವು ಶೇ 40ರಷ್ಟು ನೀಡುವ ಕಮಿಷನ್ ವಿಚಾರದಲ್ಲಿ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಜತೆಗೆ ಆಟವಾಡುತ್ತಿದೆ’ ಎಂದು ಆಮ್ ಆದ್ಮಿ ಪಕ್ಷವು ದೂರಿದೆ.

‘ಕಾಂಗ್ರೆಸ್ ಸಹ ‘ಶೇ 40 ಕಮಿಷನ್ ಸರ್ಕಾರ’ದ ಚಾಳಿಯನ್ನೇ ಮೈಗೂಡಿಸಿಕೊಂಡಿದೆ. ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹187 ಕೋಟಿ ಅವ್ಯವಹಾರ ನಡೆದಿದೆ. ಡೆತ್‌ನೋಟ್‌ನಲ್ಲಿ ಸಚಿವರೊಬ್ಬರ ಹೆಸರು ಉಲ್ಲೇಖಿಸಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಸಚಿವರನ್ನು ತಕ್ಷಣವೇ ಸಂಪುಟದಿಂದ ಕಿತ್ತು ಹಾಕಬೇಕು’ ಎಂದು ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆಗ್ರಹಿಸಿದರು.

ನಗರದಲ್ಲಿ ಮಂಗಳವಾರ ಮಾತನಾಡಿ, ‘ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸಬೇಕು. ಅವ್ಯವಹಾರದಲ್ಲಿ ಭಾಗಿಯಾಗಿರುವ ಮಂತ್ರಿ, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಅಧಿಕಾರಿಯ ಆತ್ಮಹತ್ಯೆ ಪ್ರಕರಣ, ರಾಜ್ಯ ಸರ್ಕಾರವು ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿದೆ ಎಂಬುದನ್ನು ಎತ್ತಿ ತೋರಿಸುತ್ತಿದೆ. ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಾಗೆಲ್ಲದಾಖಲೆಕೊಡಿಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಳುತ್ತಿದ್ದರು. ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ, ಡೆತ್‌ನೋಟ್‌ನಲ್ಲಿ ಪ್ರಕರಣದ ವಿವರವನ್ನು ಉಲ್ಲೇಖಿಸಿದ್ದಾರೆ. ತಕ್ಷಣವೇ ಆ ಸಚಿವರನ್ನು ಸಂಪುಟದಿಂದ ತೆಗೆದು ಹಾಕಿ’ ಎಂದು ಆಗ್ರಹಿಸಿದರು.



ಅಮೆರಿಕದ ಡಲ್ಲಾಸ್‌ನಲ್ಲಿ ಜೋಯಾಲುಕ್ಕಾಸ್ ಕಂಪನಿಯ ನೂತನ ಆಭರಣ ಮಳಿಗೆಯನ್ನು ಕೌಂಟಿ ಕಮಿಷನರ್ ಸೂಸನ್ ಫ್ಲೆಚರ್, ಉಪಮೇಯರ್ ಟೋನಿಸಿಂಗ್ ಮತ್ತು ಕೌನ್ಸಿಲರ್ ಟ್ಯಾಮಿ ಮೈನರ್‌ಶಾಗೆನ್ ಉದ್ಘಾಟಿಸಿದರು. ಜೋಯಾಲುಕ್ಕಾಸ್ ಸಮೂಹದ ಅಧ್ಯಕ್ಷ ಜೋಯ್ ಆಲುಕ್ಕಾಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

ಮುಖ್ಯಶಿಕ್ಷಕರಿಗೆ ಮಾಹಿತಿ ಸಂಗ್ರಹ ಹೊಣೆಗಾರಿಕೆ: ಶಿಕ್ಷಣ ಇಲಾಖೆ ನಿಯಮ

ಶಾಲೆ ತೊರೆದವರ ಮೇಲೆ ನಿಗಾ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಶಾಲೆ ತೊರೆಯುವ ಮಕ್ಕಳ ಮೇಲೆ ನಿಗಾ ವಹಿಸಲು ಶಾಲಾ ಶಿಕ್ಷಣ ಇಲಾಖೆ ಹೊಸ ನಿಯಮ ರೂಪಿಸಿದ್ದು, ಒಂದು ಶಾಲೆಯಲ್ಲಿ ಶಿಕ್ಷಣ ಪೂರೈಸುವ ವಿದ್ಯಾರ್ಥಿಗಳು ಮುಂದೆ ಯಾವ ಶಾಲೆಗೆ ದಾಖಲಾಗುತ್ತಾರೆ ಎನ್ನುವ ಮಾಹಿತಿ ಸಂಗ್ರಹದ ಹೊಣೆಗಾರಿಕೆಯನ್ನು ಮುಖ್ಯ ಶಿಕ್ಷಕರಿಗೆ ವಹಿಸಿದೆ.

2023–24ನೇ ಸಾಲಿನಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಗ್ರಾಮ ಪಂಚಾಯಿತಿವಾರು ಹಮ್ಮಿಕೊಂಡಿದ್ದ ಶಾಲೆ ತೊರೆದ ಮಕ್ಕಳ ಸಮೀಕ್ಷೆಯಲ್ಲಿ ಶಾಲೆಯಿಂದ ಹೊರಗುಳಿದ, ಶಾಲೆ ತೊರೆದ 46 ಸಾವಿರ ಮಕ್ಕಳನ್ನು ಪತ್ತೆ ಮಾಡಲಾಗಿತ್ತು.

ಈ ಬಾರಿ ಶಾಲೆಯಿಂದ ಹೊರಗುಳಿಯುವ ಮಕ್ಕಳನ್ನು ಶಾಲಾ ಆರಂಭದ ಅವಧಿಯಲ್ಲೇ ನಿಖರವಾಗಿ ಗುರುತಿಸಿ ಪತ್ತೆ ಮಾಡಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ.

ಪ್ರತಿ ಪ್ರಾಥಮಿಕ (1ರಿಂದ 5), ಹಿರಿಯ ಪ್ರಾಥಮಿಕ (5ರಿಂದ 7), ಉನ್ನತೀಕರಿಸಿದ ಹಿರಿಯ ಪ್ರಾಥಮಿಕ (6ರಿಂದ 8), ಪ್ರೌಢಶಾಲೆಗಳಲ್ಲಿ (8ರಿಂದ 10) ಓದುವ ಮಕ್ಕಳು ಆ ಶಾಲೆಯ ಕೊನೆಯ ಹಂತ ಮುಗಿಸಿ, ಮತ್ತೊಂದು ಶಾಲೆಗೆ ದಾಖಲಾಗುತ್ತಾರೆ. ಹೀಗೆ ಪ್ರತಿ ಶಾಲೆಯ ಮುಖ್ಯ ಶಿಕ್ಷಕರು ತಮ್ಮ ಶಾಲೆಯಲ್ಲಿ ಶಿಕ್ಷಣ ಪೂರೈಸಿದ ನಂತರ ಮುಂದಿನ ಹಂತಕ್ಕೆ ಬೇರೆ ತರಗತಿಗಳಿಗೆ ಹೋಗುವ ಮಕ್ಕಳು ಯಾವ ಶಾಲೆಯಲ್ಲಿ ದಾಖಲಾತಿ ಪಡೆದಿದ್ದಾರೆ ಎನ್ನುವ ಖಚಿತ ಮಾಹಿತಿ ಸಂಗ್ರಹಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಒಂದು ವೇಳೆ ಆ ಮಗು ಯಾವ ಶಾಲೆಗೂ ದಾಖಲಾಗದಿದ್ದರೆ ಅಂತಹ ಮಕ್ಕಳ ಪಟ್ಟಿ ಸಿದ್ಧಪಡಿಸಿಕೊಂಡು ಮೇಲಧಿಕಾರಿಗಳಿಗೆ ನೀಡಬೇಕು.

ಮುಂದಿನ ಹಂತಕ್ಕೆ ದಾಖಲಾಗದೆ ಮನೆಯಲ್ಲೇ ಉಳಿದಿದ್ದರೆ, ಸಹ ಶಿಕ್ಷಕರು, ವಿದ್ಯಾರ್ಥಿಗಳ ಇತರೆ ಸಹಪಾಠಿಗಳು, ಸ್ಥಳೀಯರ ನೆರವಿನಿಂದ ಕಾರಣಗಳನ್ನು ಪತ್ತೆ ಮಾಡಬೇಕು. ನಂತರ ವಿದ್ಯಾರ್ಥಿ–ಪೋಷಕರ ಮನವೊಲಿಸಿ ಸಮೀಪದ ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಕೊಡಿಸಬೇಕು ಎಂದು ಸೂಚಿಸಲಾಗಿದೆ.

ಅಂಕಿ ಅಂಶಗಳು

56.32 ಲಕ್ಷ
2023–24ನೇ ಸಾಲಿನಲ್ಲಿ ಓದಿದ ಮಕ್ಕಳು

46 ಸಾವಿರ
ಅರ್ಧದಲ್ಲೇ ಶಾಲೆ ತೊರೆದ ಮಕ್ಕಳು

ಶಾಲೆ ತೊರೆಯುವ ಪ್ರತಿ ಮಕ್ಕಳ ಮಾಹಿತಿಯನ್ನು ಆಯಾ ಶಾಲೆಗಳಲ್ಲೇ ಸಂಗ್ರಹಿಸಿ, ನಿರ್ವಹಣೆ ಮಾಡುವುದರಿಂದ ಭವಿಷ್ಯದಲ್ಲಿ ಶಾಲೆ ತೊರೆಯುವ ಮಕ್ಕಳ ಸಂಖ್ಯೆ ಗಣನೀಯವಾಗಿ ತಗ್ಗುವ ವಿಶ್ವಾಸವಿದೆ

ಬಿ.ಬಿ. ಕಾವೇರಿ, ಆಯುಕ್ತೆ, ಶಾಲಾ ಶಿಕ್ಷಣ ಇಲಾಖೆ

ಗ್ರಾಮೀಣ, ಕೊಳೆಗೇರಿ, ವಲಸೆ ಸಮುದಾಯದ ಮಕ್ಕಳು ಬಡತನ ಮತ್ತಿತರ ಕಾರಣಗಳಿಂದ ಶಾಲೆ ತೊರೆಯುತ್ತಾರೆ. ಅಂತಹ ಮಕ್ಕಳಿಗೆ ಅಲ್ಪಾವಧಿ ಕೆಲಸ ಮಾಡಲು ಕೌಶಲ ತರಬೇತಿ ನೀಡಬೇಕು

ಕೆ. ರತ್ನಪ್ರಭಾ, ನಿವೃತ್ತ ಮುಖ್ಯ ಕಾರ್ಯದರ್ಶಿ

ಭೌತಿಕ ವರ್ಗಾವಣೆ ಪತ್ರಕ್ಕೆ ಕಡಿವಾಣ

ಒಂದು ಶಾಲೆ ತೊರೆದು ಮತ್ತೊಂದು ಶಾಲೆಗೆ ಸೇರುವ ಮಕ್ಕಳು, ಒಂದು ಹಂತ ಪೂರೈಸಿ ಮತ್ತೊಂದು ಹಂತಕ್ಕೆ ಸಾಗುವ ಮಕ್ಕಳಿಗೆ ಇದುವರೆಗೂ ವರ್ಗಾವಣೆ ಪತ್ರವನ್ನು ಭೌತಿಕವಾಗಿ ನೀಡಲಾಗುತ್ತಿತ್ತು. ಇದರಿಂದ ಶಾಲೆ ತೊರೆಯುವ ಮಕ್ಕಳನ್ನು ನಿಖರವಾಗಿ ಪತ್ತೆ ಮಾಡಲು ಸಾಧ್ಯವಾಗುತ್ತಿರಲಿಲ್ಲ.

ಈ ಬಾರಿ ಯಾವುದೇ ಮಗು ಮತ್ತೊಂದು ಶಾಲೆಗೆ ಸೇರಿದ ನಂತರ ಆ ಶಾಲೆಯಿಂದ ಮಗು ಕಲಿತ ಹಿಂದಿನ ಶಾಲೆಗೆ ಇ ಮೇಲ್ ಮೂಲಕ ಕೋರಿಕೆ ಪತ್ರ ಸಲ್ಲಿಸಬೇಕು.

ಶಾಲೆಯ ಸಂಖ್ಯೆ ನಮೂದಿಸುವುದು ಕಡ್ಡಾಯ. ಆ ನಂತರವೇ ವರ್ಗಾವಣೆ ಪತ್ರ ಇ–ಮೇಲ್ ಮೂಲವೇ ಸಂಬಂಧಿಸಿದ ಶಾಲೆಗೆ ಕಳುಹಿಸಲಾಗುತ್ತದೆ. ಇಂತಹ ಪ್ರಕ್ರಿಯೆಗೆ ಒಂದು ವಾರದ ಗಡುವು ನೀಡಲಾಗಿದೆ.



ಯೋಜನೆಯ ವಿಸ್ತರಣೆಗೆ ರೋಹಿಣಿ.ಕೆ ಚಾಲನೆ ನೀಡಿದರು. ಫಿಲ್ಸರ್ ಬಾಬು,ಮಲಬಾರ್ ಗ್ರೂಪ್‌ನ ಕಾರ್ಯಕಾರಿ ಸದಸ್ಯ ಶಾಹೀರ್, ಪ್ರಧಾನ ಕಾರ್ಯದರ್ಶಿ ಫಾರೂಕ್ ಕೆ.ಎಚ್ ಹಾಗೂ ಮುಖ್ಯ ಮಾನವ ಸಂಪನ್ಮೂಲಾಧಿಕಾರಿ ಜಾಕಬ್ ಪಾಲ್ಗೊಂಡಿದ್ದರು

ಮಲಬಾರ್ ಗ್ರೂಪ್: ‘ಹಸಿವು ಮುಕ್ತ ಜಗತ್ತು’ ಯೋಜನೆ ವಿಸ್ತರಣೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ನಿರ್ಗತಿಕರಿಗೆ ಪ್ರತಿದಿನ ಊಟ ಪೂರೈಕೆ ಮಾಡುವ ‘ಹಸಿವು ಮುಕ್ತ ಜಗತ್ತು’ ಯೋಜನೆಯನ್ನು ಇನ್ನಷ್ಟು ಸ್ಥಳಗಳು ಮತ್ತು ವ್ಯಕ್ತಿಗಳಿಗೆ ಮಲಬಾರ್ ಗ್ರೂಪ್ ವಿಸ್ತರಿಸಿದೆ.

ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್) ಅಡಿ ಸಂಸ್ಥೆ ಈ ಯೋಜನೆ ನಡೆಸುತ್ತಿದೆ. ಸದ್ಯ ಯೋಜನೆಯಡಿ ಪ್ರತಿ ದಿನ 31 ಸಾವಿರ ಆಹಾರ ಪೊಟ್ಟಣಗಳನ್ನು ವಿತರಣೆ ಮಾಡಲಾಗುತ್ತಿದೆ. ವಿಶ್ವಸಂಸ್ಥೆಯ ‘ಸುಸ್ಥಿರ ಅಭಿವೃದ್ಧಿ ಗುರಿ 2- ಶೂನ್ಯ ಹಸಿವು’ ಕಾರ್ಯಕ್ರಮಕ್ಕೆ ನೆರವಾಗಲು ಮಲಬಾರ್ ಗ್ರೂಪ್ ಈ ಯೋಜನೆಯನ್ನು ಜಾರಿಗೆ ತಂದಿದೆ. ಇದರ ವಿಸ್ತರಣೆ ಭಾಗವಾಗಿ ಇನ್ನು ಮುಂದೆ ಪ್ರತಿ ದಿನ 51 ಸಾವಿರ ಆಹಾರ ಪೊಟ್ಟಣಗಳನ್ನು ವಿತರಣೆ ಮಾಡಲಾಗುತ್ತದೆ.

ಎಂ.ಜಿ.ರಸ್ತೆಯಲ್ಲಿರುವ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನಲ್ಲಿ-ಮಂಗಳವಾರ ನಡೆದ ವಿಶ್ವ ಹಸಿವು ಮುಕ್ತ ದಿನದ ಕಾರ್ಯಕ್ರಮದಲ್ಲಿ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕಿ ರೋಹಿಣಿ. ಕೆ ಯೋಜನೆಯ ವಿಸ್ತರಣೆಗೆ ಚಾಲನೆ ನೀಡಿದರು. ಮಲಬಾರ್ ಗ್ರೂಪ್‌ನ ಕರ್ನಾಟಕ ವಲಯದ ಮುಖ್ಯಸ್ಥ ಫಿಲ್ಸರ್ ಬಾಬು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಫ್ರೀಡಂ ಹೆಲ್ದಿ ಆಯಿಲ್ಸ್‌ನಿಂದ ಜಾಗೃತಿ ಅಭಿಯಾನ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಖಾದ್ಯ ತೈಲ ಪ್ರಮಾಣ ಕುರಿತು ಗ್ರಾಹಕರಿಗೆ ಅರಿವು ಮೂಡಿಸಲು ಫ್ರೀಡಂ ಹೆಲ್ದಿ ಕುಕಿಂಗ್ ಆಯಿಲ್ಸ್‌ನಿಂದ ‘ನೀವು ಸರಿಯಾಗಿ ಖರೀದಿಸುತ್ತಿದ್ದೀರಾ?’ ಎಂಬ ಹೊಸ ಅಭಿಯಾನ ಆರಂಭಿಸಲಾಗಿದೆ.

ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯದ ನಿಯಮಾವಳಿ ಪ್ರಕಾರ ಪ್ರತಿ ಒಂದು ಲೀಟರ್ ಪ್ಯಾಕೆಟ್‌ನಲ್ಲಿ 910 ಗ್ರಾಂ ಸೂರ್ಯಕಾಂತಿ ಎಣ್ಣೆ ಇರಬೇಕಿದೆ. ಆದರೆ, ಮಾರುಕಟ್ಟೆಯಲ್ಲಿ ಕೆಲವು ಬ್ರ್ಯಾಂಡ್‌ಗಳು ಕಡಿಮೆ ಪ್ರಮಾಣದ (850ರಿಂದ 870 ಗ್ರಾಂ) ಖಾದ್ಯ ತೈಲವನ್ನು ಮಾರಾಟ ಮಾಡುತ್ತವೆ. ಹಾಗಾಗಿ, ಈ ಅಭಿಯಾನ ಆರಂಭಿಸಲಾಗಿದೆ ಎಂದು ಜೆಮಿನಿ ಎಡಿಬಲ್ಸ್ ಆ್ಯಂಡ್ ಫ್ಯಾಟ್ಸ್ ಇಂಡಿಯಾ ಲಿಮಿಟೆಡ್ ತಿಳಿಸಿದೆ.

‘ಈ ಅಭಿಯಾನವು ಗ್ರಾಹಕರ ಸಬಲೀಕರಣಕ್ಕಾಗಿ ಕಂಪನಿ ಹೊಂದಿರುವ ಬದ್ಧತೆಗೆ ಕನ್ನಡಿ ಹಿಡಿದಿದೆ. ಗ್ರಾಹಕರಿಗೆ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ನೆರವಾಗಲಿದೆ’ ಎಂದು ಕಂಪನಿಯ ಮಾರಾಟ ಮತ್ತು ಮಾರುಕಟ್ಟೆ ವಿಭಾಗದ ಹಿರಿಯ ಉಪಾಧ್ಯಕ್ಷ ಪಿ. ಚಂದ್ರಶೇಖರ ರೆಡ್ಡಿ ಹೇಳಿದ್ದಾರೆ.



ಫ್ರೀಡಂ ಹೆಲ್ದಿ ಆಯಿಲ್ಸ್‌ನಿಂದ ಜಾಗೃತಿ ಅಭಿಯಾನ ಆರಂಭಿಸಲಾಗಿದೆ

‘ಗ್ರಾಹಕರು ಯಾವುದೇ ಬ್ರ್ಯಾಂಡ್‌ನ ಸೂರ್ಯಕಾಂತಿ ಎಣ್ಣೆ ಖರೀದಿಸುವ ಮೊದಲು ಪ್ಯಾಕೆಟ್‌ನಲ್ಲಿರುವ ಖಾದ್ಯ ತೈಲದ ಪ್ರಮಾಣವನ್ನು ಪರಿಶೀಲಿಸಬೇಕಿದೆ. ಫ್ರೀಡಂ ಹೆಲ್ದಿ ಕುಕಿಂಗ್ ಆಯಿಲ್ಸ್ ಪ್ಯಾಕೆಟ್‌ನಲ್ಲಿ ಸರ್ಕಾರ ನಿಗದಿಪಡಿಸಿರುವ ಮಾನದಂಡದ ಅನ್ವಯ ಸಂಸ್ಕರಿಸಿದ ಸೂರ್ಯಕಾಂತಿ ಎಣ್ಣೆ ಇರುತ್ತದೆ’ ಎಂದು ಅವರು ತಿಳಿಸಿದ್ದಾರೆ.

ವಸತಿನಿಲಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ತಿಗಳರ ಸಾರ್ವಜನಿಕ ವಿದ್ಯಾಭಿವೃದ್ಧಿ ಸಂಘವು 2024–25ನೇ ಶೈಕ್ಷಣಿಕ ಸಾಲಿನ ವಸತಿನಿಲಯಕ್ಕೆ ಅರ್ಜಿ ಆಹ್ವಾನಿಸಿದೆ.

ಪಿಯು, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಮತ್ತು ವೈದ್ಯಕೀಯ ತರಗತಿಗಳಲ್ಲಿ ಅಧ್ಯಯನ ಮಾಡುತ್ತಿರುವ ತಿಗಳ ಸಮುದಾಯದ (ಅಗ್ನಿವಂಶ ಕ್ಷತ್ರಿಯ) ಮತ್ತು ಇತರೆ ಸಮುದಾಯಗಳ ವಿದ್ಯಾರ್ಥಿಗಳು ಜೂನ್ 6ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ವಿಳಾಸ: ಕರ್ನಾಟಕ ತಿಗಳರ (ಅಗ್ನವಂಶ ಕ್ಷತ್ರಿಯ) ಸಾರ್ವಜನಿಕ ವಿದ್ಯಾಭಿವೃದ್ಧಿ ಸಂಘ, ಸಿಎ 13, 10ನೇ ಮುಖ್ಯರಸ್ತೆ, 5ನೇ ವಿಭಾಗ, ರಾಜಾಜಿನಗರ, ಬೆಂಗಳೂರು–560010



ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಿಗೆ ಶುಲ್ಕ ವಿಧಿಸುವ ಕಾಯ್ದೆಗೆ ತಿದ್ದುಪಡಿ ತರುವ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ವಿವರಣೆಗಳನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಮಂಗಳವಾರ ಪಡೆದುಕೊಂಡರು. ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಸಂಗ್ರೇಶಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ರಾಕೇಶ್ ಸಿಂಗ್ ಪಾಲ್ಗೊಂಡಿದ್ದರು

‘ಕಡಿಮೆ ದರದಲ್ಲಿ ಬಿತ್ತನೆ ಬೀಜ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಬರಗಾಲದಿಂದ ರಾಜ್ಯದಲ್ಲಿ ಬಿತ್ತನೆ ಬೀಜಗಳ ಉತ್ಪಾದನೆ ಗಣನೀಯವಾಗಿ ಕುಸಿದಿದೆ. ಆದರೂ, ಇತರ ರಾಜ್ಯಗಳಿಗೆ ಹೋಲಿಸಿದರೆ ಬಿತ್ತನೆ ಬೀಜಗಳ ದರ ಕರ್ನಾಟಕದಲ್ಲಿ ಕಡಿಮೆಯೇ ಇದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿತ್ತನೆ ಬೀಜಗಳ ದರ ಏರಿಕೆ ಕುರಿತಂತೆ ಪತ್ರಿಕಾ ಹೇಳಿಕೆ ಮೂಲಕ ಮಂಗಳವಾರ ಪ್ರತಿಕ್ರಿಯಿಸಿರುವ ಅವರು, ‘ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜಗಳ ದರ ಏರಿಕೆಯಾಗಿದೆ. ಇದರಿಂದಾಗಿ ಮಾರಾಟ ದರವೂ ಹೆಚ್ಚಾಗಿದೆ’ ಎಂದಿದ್ದಾರೆ.

2022–23ನೇ ಸಾಲಿಗೆ ಹೋಲಿಸಿದರೆ ಪ್ರಸಕ್ತ ವರ್ಷ ಖರೀದಿ ದರ ಶೇಕಡ 59.58 ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ.

ಈ ಬಾರಿ ಹೆಸರು ಬೆಳೆಯ ಬಿತ್ತನೆ ಬೀಜಗಳ ದರವು ಶೇ 48.5, ಉದ್ದು ಬೆಳೆಯ ದರವು ಶೇ 37.72, ತೊಗರಿ ಬೆಳೆಯ ವಿವಿಧ ತಳಿಗಳ ಬಿತ್ತನೆ ಬೀಜಗಳ ದರದಲ್ಲಿ ಶೇ 28.29 ರಿಂದ 37.69 ರಷ್ಟು ಮತ್ತು ಜೋಳದ ಬಿತ್ತನೆ ಬೀಜಗಳ ದರವು ಶೇ 7.66 ರಿಂದ ಶೇ 33.33 ರಷ್ಟು ಹೆಚ್ಚಾಗಿರುತ್ತದೆ. ದರ ಹೆಚ್ಚಳದ ಮೊತ್ತವು ಬೀಜೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ವರ್ಗಾವಣೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

2024ರ ಮುಂಗಾರು ಹಂಗಾಮಿನ ಸೋಯಾ ಅವರೆ ಬಿತ್ತನೆ ಬೀಜದ ದರವು 2023ರ ಮುಂಗಾರು ಹಂಗಾಮಿನ ದರಗಳಿಗೆ ಹೋಲಿಸಿದರೆ ಶೇ 8ರಷ್ಟು ಇಳಿಕೆಯಾಗಿದೆ. ಸೂರ್ಯಕಾಂತಿ ಬಿತ್ತನೆ ಬೀಜದ ದರ ಕಳೆದ ಸಾಲಿನಷ್ಟೇ ಇದೆ ಎಂದು ಹೇಳಿದ್ದಾರೆ.

ವಿವಿಧ ಬೆಳೆಗಳ ಬಿತ್ತನೆ ಬೀಜಗಳಲ್ಲಿನ ದರ ವ್ಯತ್ಯಾಸವು 2023ರ ದರಗಳಿಗೆ ಹೋಲಿಸಿದರೆ ಶೇ 48.50ರಷ್ಟು ಹೆಚ್ಚಾಗಿದೆ. ಆದಾಗ್ಯೂ, ನೆರೆಯ ರಾಜ್ಯಗಳಲ್ಲಿನ ಪ್ರಸಕ್ತ ಸಾಲಿನ ಬಿತ್ತನೆ ಬೀಜಗಳ ದರಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಕಡಿಮೆ ದರವಿದೆ ಎಂದಿದ್ದಾರೆ.

7ಕ್ಕೆ ‘ಬಾಮ್‌ಸೆಫ್’

ಹುಬ್ಬಳ್ಳಿ: ‘ಶಾಹು ಮಹಾರಾಜರ 150ನೇ ಜಯಂತ್ಯುತ್ಸವದ ಪ್ರಯುಕ್ತ ಅಖಿಲ ಭಾರತ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯದ ನೌಕರರ ಒಕ್ಕೂಟ (ಬಾಮ್‌ಸೆಫ್) ಮತ್ತು ಯುನಿಟಿ ಆಫ್ ಮೂಲನಿವಾಸಿ ಸಮಾಜದಿಂದ ಜೂನ್ 7ರಿಂದ 9ರವರೆಗೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ 40ನೇ ರಾಷ್ಟ್ರೀಯ ಅಧಿವೇಶನ ಏರ್ಪಡಿಸಲಾಗಿದೆ’ ಎಂದು ಬಾಮ್‌ಸೆಫ್ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ ಸುಭಾಷ ಶೀಲವಂತ ತಿಳಿಸಿದರು.

ನಗರದಲ್ಲಿ ಇಂದು

ದೊಡ್ಡಮ್ಮ, ಮಹೇಶ್ವರಮ್ಮ ಉತ್ಸವ ಮೂರ್ತಿಗಳ ಪಲ್ಲಕ್ಕಿ ಉತ್ಸವ: ವೇದ ಪಾರಾಯಣ, ಕಳಸ ಪೂಜೆ, ಬಿಂಬಶುದ್ಧಿ, ವಾರ್ಷಿಕೋತ್ಸವ ಹೋಮಗಳು, ಮಹಾಪೂರ್ಣಾಹುತಿ, ಕುಂಭಾಭಿಷೇಕ, ಮೂಲದೇವರಿಗೆ ಪಂಚಾಮೃತ ಅಭಿಷೇಕ, ಅಲಂಕಾರಸೇವೆ, ಆಯೋಜನೆ: ಬ್ಯಾಟರಾಯನಪುರ ಗ್ರಾಮಸ್ಥರು, ಬ್ಯಾಟರಾಯನಪುರ, ಬೆಳಿಗ್ಗೆ 9ರಿಂದ

ಕೊಣಾರ್ಕ್ ರೆಡ್ಡಿ ಅವರ ಸಂಗೀತ ಯಾನದ 50ನೇ ವರ್ಷದ ಸಂಭ್ರಮಾಚರಣೆ: ಪ್ರಸ್ತುತಿ: ಕೊಣಾರ್ಕ್ ರೆಡ್ಡಿ, ಸ್ಥಳ: ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರ (ಬಿಐಸಿ), ದೊಮ್ಮಲೂರು, ಸಂಜೆ 7ರಿಂದ

‘ವಿಶ್ವ ತಂಬಾಕು ರಹಿತ ದಿನ’ದಲ್ಲಿ ನಿಮ್ಹಾನ್ಸ್ ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ ಕಳವಳ

‘ಕ್ಯಾನ್ಸರ್‌ಗೆ ಕಾರಣವಾಗುತ್ತಿದೆ ತಂಬಾಕು ಉತ್ಪನ್ನ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ತಂಬಾಕು ಉತ್ಪನ್ನಗಳ ಸೇವನೆಯು ಕ್ಯಾನ್ಸರ್ ಸೇರಿ ವಿವಿಧ ಅನಾರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಆದ್ದರಿಂದ ತಂಬಾಕು ಉತ್ಪನ್ನಗಳಿಂದ ಅಂತರ ಕಾಯ್ದುಕೊಂಡು, ಆರೋಗ್ಯಕಾರಿ ಜೀವನ ವಿಧಾನ ಅಳವಡಿಸಿಕೊಳ್ಳಬೇಕು’ ಎಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ ತಿಳಿಸಿದರು.

ಸಂಸ್ಥೆಯು ನಗರದಲ್ಲಿ ಮಂಗಳವಾರ ಹಮ್ಮಿಕೊಂಡ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು.

‘ಸಾಮಾನ್ಯವಾಗಿ ಚಿಕ್ಕ ವಯಸ್ಸಿನಲ್ಲಿಯೇ ತಂಬಾಕು ಉತ್ಪನ್ನಗಳ ಸೇವನೆ ಅಭ್ಯಾಸವಾಗುತ್ತದೆ. ಇದರಿಂದಾಗಿ ಭವಿಷ್ಯದಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ. ಆದ್ದರಿಂದ ತಂಬಾಕಿನ ದುಷ್ಪರಿಣಾಮದ ಬಗ್ಗೆ ಜಾಗೃತಿ ಹೆಚ್ಚಬೇಕು. ತಂಬಾಕು ಉತ್ಪನ್ನಗಳ ಸೇವನೆಯಿಂದ ಉಸಿರಾಟದ ತೊಂದರೆ ಸೇರಿ ವಿವಿಧ ಅನಾರೋಗ್ಯ ಸಮಸ್ಯೆಗಳೂ ಕಾಣಿಸಿಕೊಳ್ಳಲಿವೆ. ಆರೋಗ್ಯಕ್ಕೆ ಹಾನಿಕಾರಕವಾದ ತಂಬಾಕು ಉತ್ಪನ್ನಗಳಿಂದ ಯುವಜನರು ದೂರ ಇರಬೇಕು’ ಎಂದು ಹೇಳಿದರು.

‘ಪರೋಕ್ಷ ಧೂಮಪಾನವೂ ನೇರ ಧೂಮಪಾನಕ್ಕೆ ಸಮಾನ. ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಪರೋಕ್ಷ ಧೂಮಪಾನದಿಂದ ಹೆಚ್ಚಿನ ಸಮಸ್ಯೆ ಎದುರಿಸುತ್ತಾರೆ. ಕುಟುಂಬದ ಸದಸ್ಯರೊಬ್ಬರು ತಂಬಾಕು ಉತ್ಪನ್ನಗಳನ್ನು ಸೇವಿಸಿದರೆ ಅದರ ಪರಿಣಾಮ ಇಡೀ ಕುಟುಂಬದ ಮೇಲೆ ಆಗುತ್ತದೆ. ಒಟಿಟಿ ವೇದಿಕೆಯಂತಹ ಮನರಂಜನೆ ಮಾಧ್ಯಮಗಳು ತಂಬಾಕು ಉತ್ಪನ್ನಗಳ ಸೇವನೆಯ ದುಷ್ಪರಿಣಾಮದ ಬಗ್ಗೆ ಸಂದೇಶ ಪ್ರಸಾರ ಮಾಡಿ, ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.

ಮಾರ್ಗದರ್ಶನ ಅಗತ್ಯ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಶಿವರಾಮು ಎಂ.ಆರ್., ‘13ರಿಂದ 15 ವರ್ಷ ಇರುವಾಗ ಮಕ್ಕಳಲ್ಲಿ ಬದಲಾವಣೆ ಕಾಣಬಹುದಾಗಿದೆ. ಈ ಅವಧಿಯಲ್ಲಿ ಅವರಿಗೆ ಸೂಕ್ತ ಮಾರ್ಗದರ್ಶನ ಅಗತ್ಯ. ತಂಬಾಕು ಉತ್ಪನ್ನಗಳ ಸೇವನೆಗೆ ಕಡಿವಾಣ ಹಾಕಲು ಹೊಗೆಸೊಪ್ಪು ಬೆಳೆಯುವುದನ್ನೇ ನಿಲ್ಲಿಸಲು ಸಾಧ್ಯವಿಲ್ಲ. ಇದು ಕೆಲ ಔಷಧಗಳಿಗೆ ಬಳಕೆಯಾಗುತ್ತದೆ. ಆದ್ದರಿಂದ ಹೊಗೆಸೊಪ್ಪು ಬೆಳೆಯುವ ಪ್ರದೇಶ ಕಡಿಮೆ ಮಾಡಬಹುದು’ ಎಂದು ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕಿ ಶೋಭಾ, ‘ಶಾಲಾ–ಕಾಲೇಜುಗಳು ಕಲಿಕೆಯ ತಾಣ ಮಾತ್ರವಾಗಿರದೆ, ಜೀವನ ರೂಪಿಸುವ ತಾಣವಾಗಿವೆ. ಆದ್ದರಿಂದ ಶಿಕ್ಷಕರು ಪಠ್ಯ ಬೋಧನೆ ಜತೆಗೆ ಉತ್ತಮ ನಾಗರಿಕನನ್ನಾಗಿ ರೂಪಿಸಬೇಕು. ತಂಬಾಕು ಮುಕ್ತ ವಾತಾವರಣ ನಿರ್ಮಾಣವಾಗಬೇಕು’ ಎಂದು ತಿಳಿಸಿದರು.

ಸಂಸ್ಥೆಯ ಮನೋವೈದ್ಯ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ವಿವೇಕ್ ಬೆನೆಗಲ್, ‘ವಿಶ್ವ ಆರೋಗ್ಯ ಸಂಸ್ಥೆಯ ‘ಗ್ಲೋಬಲ್ ಅಡಲ್ಟ್ ಟೊಬ್ಯಾಕೊ’ ಸಮೀಕ್ಷೆ ಪ್ರಕಾರ ದೇಶದಲ್ಲಿ ತಂಬಾಕು ಉತ್ಪನ್ನ ಸೇವಿಸುವ ಯುವಜನರ ಪ್ರಮಾಣ ಕಡಿಮೆಯಾಗಿದೆ. ಶಾಲಾ–ಕಾಲೇಜುಗಳಲ್ಲಿಯೂ ಈ ಬಗ್ಗೆ ಜಾಗೃತಿ ಮೂಡುತ್ತಿದೆ’ ಎಂದರು.

ಬಳಿಕ ತಂಬಾಕ ಉತ್ಪನ್ನಗಳ ಸೇವನೆಯ ದುಷ್ಪರಿಣಾಮಗಳು ಹಾಗೂ ತಡೆಗೆ ಕೈಗೊಳ್ಳಬೇಕಾದ ಚರ್ಚೆಗಳು ನಡೆದವು.



ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಮಾನಸಿಕ ಆರೋಗ್ಯ ವಿಭಾಗದ ಉಪ ನಿರ್ದೇಶಕಿ ಡಾ. ರಜನಿ ಪಿ. ಹಾಗೂ ಡಾ. ಪ್ರತಿಮಾ ಮೂರ್ತಿ ಚರ್ಚಿಸಿದರು. ಡಾ. ವಿವೇಕ್ ಬೆನೆಗಲ್, ನಿಮ್ಹಾನ್ಸ್ ರಿಜಿಸ್ಟ್ರಾರ್ ಡಾ.ಬಿ.ಎಸ್ ಶಂಕರನಾರಾಯಣ ರಾವ್ ಮತ್ತು ಶಿವರಾಮು ಎಂ.ಆರ್. ಪಾಲ್ಗೊಂಡಿದ್ದರು —ಪ್ರಜಾವಾಣಿ ಚಿತ್ರ

ಬಸ್ ಚಕ್ರ ಹರಿದು ವ್ಯಕ್ತಿ ಸಾವು

ಬೆಂಗಳೂರು: ಮೆಜೆಸ್ಟಿಕ್‌ನಲ್ಲಿರುವ ಕೇಂದ್ರ ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ವೊಂದರ ಚಕ್ರ ಮೈ ಮೇಲೆ ಹರಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಈ ಬಗ್ಗೆ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'ನಿಲ್ದಾಣದ ಟರ್ಮಿನಲ್ 1ರ ಬಳಿ ಸೋಮವಾರ ರಾತ್ರಿ ಅಪಘಾತ ಸಂಭವಿಸಿದೆ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸ ಗೊತ್ತಾಗಿಲ್ಲ. ಗುರುತು ಪತ್ತೆ ಮಾಡಲು ಅವರ ಫೋಟೊವನ್ನು ಎಲ್ಲ ಠಾಣೆಗಳಿಗೆ ಕಳುಹಿಸಲಾಗಿದೆ' ಎಂದು ಪೊಲೀಸರು ಹೇಳಿದರು.

'ವ್ಯಕ್ತಿಯು ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಇದೇ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಚಾಲಕ, ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ್ದ. ಇದರಿಂದಾಗಿ ಬಸ್, ವ್ಯಕ್ತಿಗೆ ಡಿಕ್ಕಿ ಹೊಡೆದಿತ್ತು. ರಸ್ತೆಗೆ ಬಿದ್ದ ವ್ಯಕ್ತಿಯ ತಲೆ ಹಾಗೂ ಮೈ ಮೇಲೆಯೇ ಬಸ್ಸಿನ ಚಕ್ರ ಹರಿದಿದೆ. ತೀವ್ರ ಗಾಯಗೊಂಡು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ' ಎಂದು ತಿಳಿಸಿದರು.

ಜಾಹೀರಾತು ಮುಕ್ತ ಅಭಿಯಾನ

ದಕ್ಷಿಣ ವಲಯದಲ್ಲಿ ಅನಧಿಕೃತ ಫಲಕಗಳ ತೆರವಿಗೆ ಬಿಬಿಎಂಪಿ ಕಾನೂನು ಕ್ರಮ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಅನಧಿಕೃತ ಜಾಹೀರಾತುಗಳ ತೆರವು ಹಾಗೂ ಅವುಗಳನ್ನು ನಿಯಂತ್ರಿಸಲು ಬಿಬಿಎಂಪಿ ದಕ್ಷಿಣ ವಲಯ 'ಜಾಹೀರಾತು ಮುಕ್ತ ಅಭಿಯಾನ' ಆರಂಭಿಸಿದೆ.

ಯಾವುದೇ ರೀತಿಯ ಅನಧಿಕೃತ ಜಾಹೀರಾತು ಪ್ರದರ್ಶನ ಮತ್ತು ಜಾಹೀರಾತು ಫಲಕಗಳನ್ನು ಅಳವಡಿಸಿದ್ದರೆ ಪಾಲಿಕೆಯು ಸಂಬಂಧಪಟ್ಟವರಿಗೆ ದಂಡ ವಿಧಿಸಿ ತಕ್ಷಣವೇ ತೆರವುಗೊಳಿಸಲಾಗುವುದು. ಅಲ್ಲದೆ, ಕರ್ನಾಟಕ ಮುಕ್ತ ಸ್ಥಳಗಳ(ವಿರೂಪಗೊಳಿಸುವಿಕೆ ತಡೆ) ಕಾಯ್ದೆ 1981ರ ಅಡಿಯಲ್ಲಿ ಅಪರಾಧ ಎಸಗಿರುವವರ ಮೇಲೆ ಎಫ್‌ಐಆರ್ ದಾಖಲಿಸಿ, ಕಾನೂನು ರೀತಿಯ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ವಲಯ ಜಂಟಿ ಆಯುಕ್ತ ಶಿವಕುಮಾರ್ ತಿಳಿಸಿದ್ದಾರೆ.

ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ 'ಬಿಬಿಎಂಪಿ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪ ವಿಧಿಗಳು-2018'ರಲ್ಲಿ ಅಂಗಡಿಗಳ ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು ಸೀಮಿತ ಅವಧಿಗೆ ಮತ್ತು ಸೀಮಿತ ಅಳತೆಗೆ (ಪಿಪಿಪಿ ಯೋಜನೆಗಳು ಸೇರಿದಂತೆ) ಅನುಮತಿಸಲು ಮಾತ್ರ ಅವಕಾಶವಿರುತ್ತದೆ. ಇವುಗಳನ್ನು ಹೊರತುಪಡಿಸಿ ಇತರೆ ಯಾವುದೇ ವಸತಿ ಪ್ರದೇಶಗಳಲ್ಲಿ, ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸುವಂತಿಲ್ಲ.

ವಾಣಿಜ್ಯ ಜಾಹೀರಾತುಗಳು, ಎಲ್‌ಇಡಿ ಜಾಹೀರಾತುಗಳ ಪ್ರದರ್ಶನ ಹಾಗೂ ಸಾರ್ವಜನಿಕ, ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ–ಸಮಾರಂಭಗಳ ಕುರಿತ ಜಾಹೀರಾತು / ಪ್ರಕಟಣೆಗಳ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರ, ಬಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇಧಿಸಲಾಗಿದೆ. ಆದರೂ ಮತ್ತೆ ಮತ್ತೆ ಅಳವಡಿಸುತ್ತಿರುವುದರಿಂದ ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದು ಅಲ್ಲದೇ ನಗರದ ಸೌಂದರ್ಯ ಹಾಳಾಗುತ್ತಿದೆ ಮತ್ತು ಪರಿಸರಕ್ಕೆ ಮಾರಕವಾಗಿರುತ್ತದೆ.

ಆದ್ದರಿಂದ ನಗರದ ವಸತಿ ಪ್ರದೇಶ, ಖಾಸಗಿ ಸ್ವತ್ತುಗಳಲ್ಲಿ ಅನಧಿಕೃತ ವಾಣಿಜ್ಯ ಜಾಹೀರಾತುಗಳು, ಇನ್ನಿತರೆ ಮುದ್ರಣ ಪ್ರಕಟಣೆ/ಜಾಹೀರಾತು ಹಾಗೂ ಸೈಕಲ್ ಜಾಹೀರಾತುಗಳು, ವಾಹನ ಜಾಹೀರಾತು ಅಳವಡಿಸಿದವರ ಮೇಲೆ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಪರಿಸರ(ಸಂರಕ್ಷಣೆ) ಕಾಯ್ದೆ 1986ರ ಸೆಕ್ಷನ್ 5ರ ಅಡಿಯಲ್ಲಿ 2016ರ ಮಾರ್ಚ್ 11ರಂದು ಸರ್ಕಾರ ಅಧಿಸೂಚನೆ ಹೊರಡಿಸಿ ಪ್ಲಾಸ್ಟಿಕ್ ಬಳಸುವುದನ್ನೂ ನಿಷೇಧಿಸಿದೆ. ಆದ್ದರಿಂದ ಜಾಹೀರಾತು ಅಥವಾ ಪ್ರಕಟಣೆಗಳಲ್ಲಿ ಪ್ಲಾಸ್ಟಿಕ್ ಬಳಕೆಯ ದೂರನ್ನೂ ದಾಖಲಿಸಲಾಗುತ್ತದೆ ಎಂದು ಹೇಳಿದ್ದಾರೆ.

ದೂರು ನೀಡಬಹುದು

ಬಿಬಿಎಂಪಿ ದಕ್ಷಿಣ ವಲಯದಲ್ಲಿ ಅನಧಿಕೃತವಾಗಿ ಜಾಹೀರಾತುಗಳು ಕಂಡು ಬಂದಲ್ಲಿ, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ಸರ್ಕಾರೇತರ ಸಂಸ್ಥೆಗಳು ಹಾಗೂ ನಾಗರಿಕರು ಚಿತ್ರ ಸಹಿತ ಮಾಹಿತಿ ನೀಡಬಹುದು. ಪಾಲಿಕೆಯ ಜಾಹೀರಾತು ವಿಭಾಗದ ವಾಟ್ಸ್‌ಆ್ಯಪ್‌ಗೆ 94806 83939 ಚಿತ್ರ, ವಿಳಾಸ ಕಳುಹಿಸಬಹುದು. ಅಲ್ಲದೆ, ದಕ್ಷಿಣ ವಲಯದ ನಿಯಂತ್ರಣ ಕೊಠಡಿಯ ದೂರವಾಣಿ 080-26566362 / 22975704ಗೆ ಸಂಪರ್ಕಿಸಿ ದೂರು ನೀಡಬಹುದು ಎಂದು ದಕ್ಷಿಣ ವಲಯ ಜಾಹೀರಾತು ವಿಭಾಗದ ಸಹಾಯಕ ಕಂದಾಯ ಅಧಿಕಾರಿ ಮಾಲತಿ ತಿಳಿಸಿದ್ದಾರೆ.

ಬಿಬಿಎಂಪಿ ಸುದ್ದಿ

ಬಿಬಿಎಂಪಿ ಶಾಲೆ – ಕಾಲೇಜುಗಳಲ್ಲಿ ನೇಮಕಕ್ಕೆ ತಡೆ

ಸೆಕ್ಯೂರಿಟಿ ಏಜೆನ್ಸಿಗಳಿಂದ ಶಿಕ್ಷಕರ ನಿಯೋಜನೆ ರದ್ದು

ಪ್ರಜಾವಾಣಿ ವಾರ್ತೆ

ಬೆಂಗಳೂರು: ಡಿಟೆಕ್ಟಿವ್, ಸೆಕ್ಯೂರಿಟಿ ಏಜೆನ್ಸಿಗಳ ಮೂಲಕ ಬಿಬಿಎಂಪಿ ಶಾಲೆ, ಕಾಲೇಜುಗಳಿಗೆ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ಹೊರಗುತ್ತಿಗೆ ಆಧಾರದಲ್ಲಿ ಒದಗಿಸಲು ನೀಡಲಾಗಿದ್ದ ಕಾರ್ಯಾದೇಶಗಳನ್ನು ರದ್ದು ಮಾಡಲಾಗಿದೆ.

2024–25ನೇ ಸಾಲಿನ ಶೈಕ್ಷಣಿಕ ವರ್ಷದ ಮೇ 29ರಂದು ಆರಂಭವಾಗುತ್ತಿದ್ದು, ಬಿಬಿಎಂಪಿ ಶಾಲೆ, ಕಾಲೇಜುಗಳನ್ನು ಶೈಕ್ಷಣಿಕವಾಗಿ ಉತ್ತಮಗೊಳಿಸಲು ಅಗತ್ಯ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿ (ಸಿಡಿಸಿ) ಮೂಲಕ ನಿಯೋಜಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಲಯ ಮಟ್ಟದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನಿಯೋಜಿಸಲು ಹೊರಡಿಸಲಾಗಿರುವ ಎಲ್ಲ ಟೆಂಡರ್‌ಗಳ ಕಾರ್ಯಾದೇಶಗಳನ್ನು ತತ್‌ಕ್ಷಣದಿಂದ ರದ್ದುಪಡಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮೇ 28ರಂದು ಆದೇಶ ಹೊರಡಿಸಿದ್ದಾರೆ.

ವಲಯ ಮಟ್ಟದಲ್ಲಿ ಟೆಂಡರ್ ಕರೆದು ಯಶಸ್ವಿ ಬಿಡ್‌ದಾರರಿಗೆ ಬಿಬಿಎಂಪಿಯ ಶಿಶುವಿಹಾರ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜುಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಶಿಕ್ಷಕರನ್ನು ನಿಯೋಜಿಸಲು ಕಾರ್ಯಾದೇಶ ನೀಡಲಾಗಿತ್ತು. ಈ ಟೆಂಡರ್‌ಗಳ ಕಾರ್ಯಾದೇಶಗಳನ್ನು ಕೂಡಲೇ ರದ್ದುಪಡಿಸಲು ಪಶ್ಚಿಮ, ದಕ್ಷಿಣ, ಪೂರ್ವ ವಲಯಗಳ ಯೋಜನೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ಗಳಿಗೆ ಮುಖ್ಯ ಆಯುಕ್ತರು ಸೂಚಿಸಿದ್ದಾರೆ.

'ಡಿಟೆಕ್ಟಿವ್– ಸೆಕ್ಯೂರಿಟಿ ಏಜೆನ್ಸಿಗಳಿಂದಲೇ ಶಿಕ್ಷಕರು!' ಶೀರ್ಷಿಕೆಯಡಿ 'ಪ್ರಜಾವಾಣಿ'ಯಲ್ಲಿ ಮೇ 27ರಂದು ವರದಿ ಪ್ರಕಟವಾಗಿತ್ತು. 'ಏಜೆನ್ಸಿಗಳ ಹೆಸರು ಡಿಟೆಕ್ಟಿವ್, ಸೆಕ್ಯೂರಿಟಿ ಎಂದಿದೆ ಅಷ್ಟೇ. ಅವರು ಲಭ್ಯವಿರುವ ಶಿಕ್ಷಕರನ್ನೇ ಅವರ ಅರ್ಹತೆಯ ಆಧಾರದಲ್ಲಿ ಬಿಬಿಎಂಪಿಗೆ ಒದಗಿಸುತ್ತಿದ್ದಾರೆ' ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮೇ 27ರಂದು ಸಮರ್ಥಿಸಿಕೊಂಡಿದ್ದರು. ಆದರೆ, ಮೇ 28ರಂದು ಅವರೇ ಕಾರ್ಯಾದೇಶಗಳನ್ನು ರದ್ದುಪಡಿಸಿದ್ದಾರೆ.

ದಕ್ಷಿಣ ವಲಯ ಮತ್ತು ಆರ್.ಆರ್. ನಗರ ವಲಯಕ್ಕೆ 'ಅಪ್ಪು ಡಿಟೆಕ್ಟಿವ್ ಆ್ಯಂಡ್ ಸೆಕ್ಯೂರಿಟಿ ಸರ್ವೀಸ್', ಪೂರ್ವ ವಲಯಕ್ಕೆ 'ಡಿಟೆಕ್ಟ್‌ವೆಲ್ ಆ್ಯಂಡ್ ಸೆಕ್ಯೂರಿಟಿ ಸರ್ವಿಸ್ ಪ್ರೈವೇಟ್ ಲಿಮಿಟೆಡ್' ಹಾಗೂ ಪಶ್ಚಿಮ ವಲಯಕ್ಕೆ 'ಶಾರ್ಪ್ ವಾಚ್ ಇನ್‌ವೆಸ್ಟಿಂಗ್ ಸೆಕ್ಯೂರಿಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್'ಗಳಿಗೆ ಹೊರಗುತ್ತಿಗೆ ಶಿಕ್ಷಕರನ್ನು ಒದಗಿಸಲು ಕಾರ್ಯಾದೇಶ ನೀಡಲಾಗಿತ್ತು.

ಜನರ ಮೊಬೈಲ್ ಕರೆಗಳ ವಿವರ ಮಾರಾಟ ಜಾಲ ● ಸಿಸಿಬಿ ಪೊಲೀಸರ ಕಾರ್ಯಾಚರಣೆ: ಹತ್ತು ಮಂದಿ ಬಂಧನ

‘ಸಿಡಿಆರ್’ ಅಕ್ರಮ: ಪತ್ತೆದಾರಿ ಏಜೆನ್ಸಿ ಮೇಲೆ ದಾಳಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಸಾರ್ವಜನಿಕರ ಮೊಬೈಲ್ ಕರೆ ವಿವರಗಳನ್ನು (ಸಿಡಿಆರ್) ಅಕ್ರಮವಾಗಿ ಸಂಗ್ರಹಿಸಿ ಕಾನೂನು ಬಾಹಿರ ಚಟುವಟಿಕೆ ನಡೆಸುವವರಿಗೆ ನೀಡುತ್ತಿದ್ದ ಜಾಲ ಭೇದಿಸಿರುವ ಸಿಸಿಬಿ ಪೊಲೀಸರು, ನಗರದ ಮೂರು ಪತ್ತೆದಾರಿ ಏಜೆನ್ಸಿಗಳ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

‘ಗೋವಿಂದರಾಜನಗರ ಬಳಿಯ ಪ್ರಶಾಂತನಗರದಲ್ಲಿರುವ ‘ಮಹಾನಗರಿ ಡಿಟೆಕ್ಟಿವ್’, ‘ರಾಜಧಾನಿ ಕಾರ್ಪೊರೇಟ್ ಸರ್ವೀಸ್’ ಹಾಗೂ ಬಸವೇಶ್ವರ ನಗರದಲ್ಲಿರುವ ‘ಎಲಿಗೆಂಟ್ ಡಿಟೆಕ್ಟಿವ್’ ಏಜೆನ್ಸಿಗಳ ಮೇಲೆ ಇತ್ತೀಚೆಗೆ ದಾಳಿ ಮಾಡಲಾಗಿದೆ. ಏಜೆನ್ಸಿಗಳ ಮಾಲೀಕರು ಸೇರಿ ಹತ್ತು ಮಂದಿಯನ್ನು ಬಂಧಿಸಲಾಗಿದೆ’ ಎಂದು ಸಿಸಿಬಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಕೆಂಗೇರಿ ಉಪನಗರದ ಪುರುಷೋತ್ತಮ್ (43), ಮಾರತ್ತಹಳ್ಳಿಯ ಜಿ.ಕೆ. ತಿಪ್ಪೇಸ್ವಾಮಿ (48), ಅಂಜನಾನಗರದ ಮಹಾಂತಗೌಡ ಪಾಟೀಲ (46), ವಿಜಯನಗರದ ರೇವಂತ್ (25), ಅಡಕಮಾರನಹಳ್ಳಿಯ ಗುರುಪಾದಸ್ವಾಮಿ (38), ವಿಜಿನಾಪುರದ ಎಸ್. ರಾಜಶೇಖರ್ (32), ಮಹಾರಾಷ್ಟ್ರದ ಪುಣೆಯ ಪ್ರಸನ್ನ ದತ್ತಾತ್ರೇಯ ಗರುಡಾ (36), ಕೊತ್ತನೂರು ದಿಣ್ಣೆಯ ಜೆ. ಸತೀಶ್ ಕುಮಾರ್ (39), ಜೆ.ಸಿ. ನಗರದ ವಿ. ಶ್ರೀನಿವಾಸ್ (46) ಹಾಗೂ ಕುರುಬರಹಳ್ಳಿಯ ಕೆ.ಬಿ. ಭರತ್ (28) ಬಂಧಿತರು. ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದು ಹೇಳಿದರು.

ವ್ಯವಸ್ಥಿತ ಜಾಲ: ‘ಆರೋಪಿ ಪುರುಷೋತ್ತಮ್, ರಾಜಧಾನಿ ಕಾರ್ಪೊರೇಷನ್ ಏಜೆನ್ಸಿ ಮಾಲೀಕ. ಮಹಾನಗರಿ ಡಿಟೆಕ್ಟಿವ್ ಏಜೆನ್ಸಿಯನ್ನು ಸತೀಶ್‌ಕುಮಾರ್ ಎಂಬಾತ ನಡೆಸುತ್ತಿದ್ದ. ಶ್ರೀನಿವಾಸ್ ಎಂಬಾತ ಎಲಿಗೆಂಟ್ ಡಿಟೆಕ್ಟಿವ್ ಏಜೆನ್ಸಿ ತೆರೆದಿದ್ದ. ಮೂವರು ಸಿಬ್ಬಂದಿಯನ್ನು ನೇಮಿಸಿಕೊಂಡು ಏಜೆನ್ಸಿ ನಿರ್ವಹಣೆ ಮಾಡುತ್ತಿದ್ದರು’ ಎಂದು ಅಧಿಕಾರಿ ತಿಳಿಸಿದರು.

‘ಏಜೆನ್ಸಿ ಮಾಲೀಕರು ಹಾಗೂ ಸಿಬ್ಬಂದಿ, ಸಾರ್ವಜನಿಕರ ಸಿಡಿಆರ್ ಅಕ್ರಮವಾಗಿ ಸಂಗ್ರಹಿಸುತ್ತಿದ್ದರು. ಹೆಚ್ಚು ಹಣ ನೀಡುತ್ತಿದ್ದವರಿಗೆ ಸಿಡಿಆರ್ ಕೊಡುತ್ತಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಹೇಳಿದರು.

‘ಆರೋಪಿ ಸತೀಶ್, ಈ ಹಿಂದೆ ರಾಜಧಾನಿ ಕಾರ್ಪೊರೇಷನ್ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ. ಕೆಲ ತಿಂಗಳ ಹಿಂದೆಯಷ್ಟೇ ಅಲ್ಲಿಯ ಕೆಲಸ ಬಿಟ್ಟಿದ್ದ ಈತ, ಮಹಾನಗರಿ ಡಿಟೆಕ್ಟಿವ್ ಏಜೆನ್ಸಿ ಆರಂಭಿಸಿದ್ದ. ಜನರನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದಡಿ ಈತನ ವಿರುದ್ಧ ಹಲವು ಠಾಣೆಗಳಲ್ಲಿ ದೂರುಗಳು ಬಾಕಿ ಇದ್ದು, ಈ ಬಗ್ಗೆ ಪರಿಶೀಲಿಸಲಾಗುತ್ತಿದೆ’ ಎಂದು ತಿಳಿಸಿದರು.

ಪೊಲೀಸರೂ ಭಾಗಿ ಶಂಕೆ: ‘ಅಪರಾಧ, ಕೌಟುಂಬಿಕ ಕಲಹ, ವೈಷಮ್ಯ, ಹಣಕಾಸು ವ್ಯವಹಾರ ಸೇರಿದಂತೆ ಹಲವು ಬಗೆಯ ಪ್ರಕರಣಗಳ ದೂರುದಾರರು ಹಾಗೂ ಸಂತ್ರಸ್ತರನ್ನು ಆರೋಪಿಗಳು ಸಂಪರ್ಕಿಸುತ್ತಿದ್ದರು. ಪೊಲೀಸರು ಮಾಡುವ ಕೆಲಸವನ್ನು ತಾವೇ ಮಾಡಿಕೊಡುವುದಾಗಿ ಹೇಳಿ ನಂಬಿಸುತ್ತಿದ್ದರು. ಆಂತರಿಕ ತನಿಖೆ ನಡೆಸಿ ಪುರಾವೆ ಸಮೇತ ವರದಿ ನೀಡುವುದಾಗಿ ಹೇಳುತ್ತಿದ್ದರು. ಇದಕ್ಕಾಗಿ ಶುಲ್ಕ ಸಹ ನಿಗದಿಪಡಿಸಿದ್ದರು’ ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.

‘ಪ್ರಕರಣಕ್ಕೆ ಸಂಬಂದಪಟ್ಟ ವ್ಯಕ್ತಿಗಳ ಮೊಬೈಲ್ ನಂಬರ್ ಸಂಗ್ರಹಿಸುತ್ತಿದ್ದ ಆರೋಪಿಗಳು, ಕೆಲವರ ಸಹಾಯದಿಂದ ಸಿಡಿಆರ್ ಪಡೆದುಕೊಳ್ಳುತ್ತಿದ್ದರು. ತಮ್ಮ ಗ್ರಾಹಕರಿಗೆ ಅದೇ ಸಿಡಿಆರ್ ನೀಡುತ್ತಿದ್ದರು. ಅದನ್ನು ಬಳಸಿಕೊಂಡು ಹಲವರು ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದರು. ಕೆಲವರು, ಸಿಡಿಆರ್ ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರೆಂಬ ಬಗ್ಗೆಯೂ ಮಾಹಿತಿ ಇದೆ’ ಎಂದು ಅಧಿಕಾರಿ ವಿವರಿಸಿದರು.

‘ಸಿಡಿಆರ್ ಸಂಗ್ರಹಕ್ಕೆ ಸಂಬಂಧಪಟ್ಟಂತೆ ಕಠಿಣ ನಿಯಮವಿದೆ. ಯಾವುದೇ ಪ್ರಕರಣವಿದ್ದರೂ ದಿಢೀರ್ ಸಿಡಿಆರ್ ಸಂಗ್ರಹಿಸಲು ಸಾಧ್ಯವಿಲ್ಲ. ಅಧಿಕಾರಿಗಳ ಅನುಮತಿ ಬೇಕಾಗಿರುತ್ತದೆ. ಆದರೆ, ಆರೋಪಿಗಳು ಪೊಲೀಸ್ ಇಲಾಖೆಯಲ್ಲಿರುವ ಕೆಲವರ ಜೊತೆ ಒಡನಾಟವಿಟ್ಟುಕೊಂಡು ಸಿಡಿಆರ್ ಪಡೆದಿರುವ ಮಾಹಿತಿ ಇದೆ. ಪ್ರಕರಣದಲ್ಲಿ ಭಾಗಿಯಾಗಿರುವ ಪೊಲೀಸರು ಯಾರು? ಯಾವ ರೀತಿಯಲ್ಲಿ ಸಿಡಿಆರ್ ಸಂಗ್ರಹಿಸಲಾಗುತ್ತಿತ್ತು? ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಅಧಿಕಾರಿ ಹೇಳಿದರು.

‘ಬಂಧಿತ ಆರೋಪಿಗಳು, ಸಿಡಿಆರ್ ನೀಡಲು ₹10 ಸಾವಿರದಿಂದ ₹ 25 ಸಾವಿರದವರೆಗೂ ಹಣ ಪಡೆದಿರುವ ಅನುಮಾನವಿದೆ. ಎಲ್ಲ ಬ್ಯಾಂಕ್ ಖಾತೆ ವಿವರ ಹಾಗೂ ವಹಿವಾಟು ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದರು.

ಏಜೆನ್ಸಿ ಪರವಾನಗಿ ಪರಿಶೀಲನೆ: ‘ಮಹಾನಗರಿ ಡಿಟೆಕ್ಟಿವ್’, ‘ರಾಜಧಾನಿ ಕಾರ್ಪೊರೇಟ್ ಸರ್ವೀಸ್’ ಹಾಗೂ ‘ಎಲಿಗೆಂಟ್ ಡಿಟೆಕ್ಟಿವ್’ ಏಜೆನ್ಸಿಗಳು ಸರ್ಕಾರದಿಂದ ಯಾವುದೇ ಪರವಾನಗಿ ಪಡೆದಿಲ್ಲವೆಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಬಗ್ಗೆ ಖಚಿತ ಮಾಹಿತಿ ತಿಳಿಯಲು ಆಂತರಿಕ ಭದ್ರತಾ ವಿಭಾಗದ (ಐಎಸ್‌ಸಿ) ಅಧಿಕಾರಿಗಳಿಂದ ಮಾಹಿತಿ ಕೋರಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

43 ಮಂದಿಯ ಸಿಡಿಆರ್ ಪತ್ತೆ

‘ಮಹಾನಗರಿ ಡಿಟೆಕ್ಟಿವ್’, ‘ರಾಜಧಾನಿ ಕಾರ್ಪೊರೇಟ್ ಸರ್ವೀಸ್’ ಹಾಗೂ ‘ಎಲಿಗೆಂಟ್ ಡಿಟೆಕ್ಟಿವ್’ ಏಜೆನ್ಸಿಗಳ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ, 43 ಜನರ ಸಿಡಿಆರ್ ಪ್ರತಿಗಳು ಸಿಕ್ಕಿವೆ. ಪ್ರತಿಯೊಬ್ಬರಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ಸಿಡಿಆರ್ ಉದ್ದೇಶವೇನು? ಎಂಬುದನ್ನು ಪತ್ತೆ ಮಾಡಬೇಕಿದೆ’ ಎಂದು ಪೊಲೀಸರು ಹೇಳಿದರು.

ಏನಿದು ಸಿಡಿಆರ್ ?

‘ಮೊಬೈಲ್ ಬಳಕೆದಾರರ ಕರೆ ವಿವರಗಳ ಸಂಪೂರ್ಣ ಮಾಹಿತಿಯನ್ನು ಸಿಡಿಆರ್ ಒಳಗೊಂಡಿರುತ್ತದೆ. ಯಾರು ? ಯಾರಿಗೆ ? ಯಾವ ಸಮಯದಲ್ಲಿ ಕರೆ ಮಾಡಿದ್ದರು. ಎಷ್ಟು ಸಮಯ ಮಾತನಾಡಿದ್ದರು ? ಎಂಬುದು ಉಲ್ಲೇಖವಾಗಿರುತ್ತದೆ. ಪ್ರಕರಣಗಳ ತನಿಖೆ ಸಂದರ್ಭದಲ್ಲಿ ಮಾತ್ರ ಅನುಮಾನಾಸ್ಪದ ವ್ಯಕ್ತಿಗಳ ಸಿಡಿಆರ್ ಪರಿಶೀಲಿಸಲು ಪೊಲೀಸರಿಗೆ ಅವಕಾಶವಿದೆ. ಅವರು ಸಹ ಕೆಲ ನಿಯಮಗಳನ್ನು ಪಾಲಿಸಬೇಕು. ಅವರನ್ನು ಹೊರತುಪಡಿಸಿ ಸಿಡಿಆರ್ ಸಂಗ್ರಹಿಸಿದರೆ ಅಪರಾಧವಾಗುತ್ತದೆ’ ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಅಪರಾಧ ಸುದ್ದಿ



ಶಾರದಾ ನಗರದ ವಸಂತಪುರ ಮುಖ್ಯರಸ್ತೆಯಲ್ಲಿರುವ ಅಣ್ಣಮ್ಮ ದೇವಿಯ 21ನೇ ವಾರ್ಷಿಕೋತ್ಸವ ಹಾಗೂ ಊರಹಬ್ಬದ ಅಂಗವಾಗಿ ನಡೆದ ವಿವಿಧ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಭಕ್ತರು

ಊರಹಬ್ಬ: ವಾಹನ ಸಂಚಾರ ನಿರ್ಬಂಧ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಎಚ್‌ಎಎಲ್ ವಿಮಾನ ನಿಲ್ದಾಣದ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪಣತ್ತೂರು ಗ್ರಾಮದಲ್ಲಿ ಊರಹಬ್ಬದ ಅಂಗವಾಗಿ ಪಲ್ಲಕ್ಕಿ ಉತ್ಸವ ಹಾಗೂ ಮೆರವಣಿಗೆ ನಡೆಯಲಿದ್ದು ಪಣತ್ತೂರು ರೈಲ್ವೆ ಕೆಳಸೇತುವೆ ರಸ್ತೆಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಮೇ 29ರ ಬೆಳಿಗ್ಗೆ 7ರಿಂದ ಮೇ 30ರ ಸಂಜೆ 7ರ ವರೆಗೆ ಸಂಚಾರ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು: ವರ್ತೂರು ಕಡೆಯಿಂದ ಕಾಡುಬಿಸನಹಳ್ಳಿ ಕಡೆಗೆ ಸಂಚರಿಸುವ ವಾಹನಗಳು, ವಿಬ್ಗಯಾರ್ ಶಾಲೆ ರಸ್ತೆ ಕಡೆಯಿಂದ ಕುಂದಲಹಳ್ಳಿ ಗೇಟ್ ಕಡೆಗೆ ಸಂಚರಿಸಿ ಹೊರವರ್ತುಲ ರಸ್ತೆಯ ಮೂಲಕ ಕಾಡುಬಿಸನಹಳ್ಳಿಗೆ ಸಂಚರಿಸಬಹುದು.

ಕಾಡುಬಿಸನಹಳ್ಳಿ ಜಂಕ್ಷನ್ ಕಡೆಯಿಂದ ವರ್ತೂರು ಕಡೆಗೆ ಸಂಚರಿಸುವ ವಾಹನಗಳು ಹೊರವರ್ತುಲ ರಸ್ತೆಯ ಮೂಲಕ ಕುಂದಲಹಳ್ಳಿ ಕಡೆಗೆ ಸಂಚರಿಸಿ ವಿಬ್ಗಯಾರ್ ಶಾಲೆ ರಸ್ತೆಯ ಮೂಲಕ ವರ್ತೂರು ಕಡೆಗೆ ಸಂಚರಿಸಬಹುದು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕ ವಿರೂಪ ಪ್ರಕರಣ; ಬಿಜೆಪಿಯಿಂದ ಪ್ರತಿಭಟನೆ

ನಾಮಫಲಕಕ್ಕೆ ಮಸಿಬಳಿದ ಮೂವರ ಸೆರೆ

ಪ್ರಜಾವಾಣಿ ವಾರ್ತೆ

ಯಲಹಂಕ: ಉಪನಗರದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯ ಡೇರಿ ವೃತ್ತದಲ್ಲಿರುವ ವೀರ ಸಾರ್ವಕರ್ ಮೇಲ್ಸೇತುವೆಯ ನಾಮಫಲಕ ಹಾಗೂ ನಾಮಫಲಕದಲ್ಲಿದ್ದ ವೀರ ಸಾರ್ವಕರ್ ಭಾವಚಿತ್ರಕ್ಕೆ ಮಸಿ ಬಳಿದ ಆರೋಪದ ಮೇಲೆ ಯಲಹಂಕ ಉಪನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಲಕ್ಷ್ಯರಾಜ್, ನಿಶ್ಚಯ್ ಗೌಡ ಹಾಗೂ ಪ್ರವೀಣ್ ಬಂಧಿತ ಆರೋಪಿಗಳು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

‘ಮಂಗಳವಾರ ಮಧ್ಯಾಹ್ನ 1.30ರಿಂದ 2 ಗಂಟೆ ವೇಳೆಯಲ್ಲಿ ಮಸಿ ಬಳಿದು ವಿರೂಪಗೊಳಿಸಿದ್ದರು. ಸಿ.ಸಿ ಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು. ಆರೋಪಿಗಳು ಯಾವ ಸಂಘಟನೆಗೆ ಸೇರಿದವರು ಎಂಬುದು ತಿಳಿದಿಲ್ಲ. ತನಿಖೆ ನಡೆಯುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಪ್ರತಿಭಟನೆ: ಘಟನೆ ಖಂಡಿಸಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಮೇಲ್ಸೇತುವೆ ಬಳಿ ಮಂಗಳವಾರ ಸಂಜೆ ಪ್ರತಿಭಟನೆ ನಡೆಸಿದರು.

ಮಧ್ಯಾಹ್ನದ ವೇಳೆಯಲ್ಲಿ ಕೆಲವು ಯುವಕರು, ಏಕಾಏಕಿ ಸಾವರ್ಕರ್ ಅವರ ಮೇಲ್ಸೇತುವೆಯ ನಾಮಫಲಕಕ್ಕೆ ಮಸಿಬಳಿದು ಘೋಷಣೆಗಳನ್ನು ಕೂಗಿದರು. ವೀರಸಾವರ್ಕರ್‌ಗೆ ಸಿಗುತ್ತಿರುವ ಗೌರವ ಭಗತ್‌ಸಿಂಗ್‌ಗೆ ಸಿಗುತ್ತಿಲ್ಲ. ಮೇಲ್ಸೇತುವೆಗೆ ವೀರಸಾವರ್ಕರ್ ಹೆಸರಿನ ಬದಲು ಭಗತ್‌ಸಿಂಗ್ ಹೆಸರನ್ನು ಇಡಬೇಕು ಎಂದು ಆಗ್ರಹಿಸಿದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಮೇಲ್ಸೇತುವೆ ಬಳಿ ಜಮಾಯಿಸಿ, ಘಟನೆ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ವಿಶ್ವನಾಥ್ ಮಾತನಾಡಿ, ‘ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ. ಕಿಡಿಗೇಡಿಗಳಿಗೆ ಭಯವಿಲ್ಲದಂತಾಗಿ ರಾಜಾರೋಷವಾಗಿ ರಸ್ತೆಯಲ್ಲಿ ಗೂಂಡಾಗಿರಿ, ಹಲ್ಲೆ, ಕೊಲೆಯಂತಹ ಘಟನೆಗಳು ಹೆಚ್ಚಾಗಿವೆ. ನಾವೆಲ್ಲರೂ ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಿದ್ದ ಪ್ರತಿಭಟನೆಗೆ ತೆರಳಿದ್ದೆವು. ಈ ಸಂದರ್ಭದಲ್ಲಿ ಬೇರೆ ಕಡೆಗಳಿಂದ ಯಲಹಂಕಕ್ಕೆ ಬಂದಿದ್ದವರು ವೀರಸಾವರ್ಕರ್ ಅವರ ಮೇಲ್ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿದ್ದಾರೆ. ಇದೊಂದು ಹೇಡಿತನದ ಕೃತ್ಯವಾಗಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಿ, ಕಾನೂನುಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಂತರ ಕಾರ್ಯಕರ್ತರೊಂದಿಗೆ ಪೊಲೀಸ್ ಠಾಣೆಗೆ ತೆರಳಿದ ವಿಶ್ವನಾಥ್, ಕೂಡಲೇ ಕೃತ್ಯ ಎಸಗಿರುವ ಉಳಿದ ಆರೋಪಿಗಳನ್ನೂ ಬಂಧಿಸಬೇಕು ಎಂದು ಆಗ್ರಹಿಸಿದರು.

ಜಯಂತಿ ಆಚರಣೆ: ಬಿಜೆಪಿ ಕಾರ್ಯಕರ್ತರು, ವಿಶ್ವನಾಥ್ ನೇತೃತ್ವದಲ್ಲಿ ಸಾವರ್ಕರ್ ಮೇಲ್ಸೇತುವೆ ಬಳಿ ಸಾವರ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಜಯಂತಿ ಆಚರಿಸಿದರು. ಈ ವೇಳೆ ಸ್ವಾತಂತ್ರ್ಯ ಹೋರಾಟಗಾರರ ಪರ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಸಿಹಿಹಂಚಿ ಸಂಭ್ರಮಿಸಿದರು.



ಘಟನೆ ಖಂಡಿಸಿ ಶಾಸಕ ಶಾಸಕ ಎಸ್‌ಆರ್‌.ವಿಶ್ವನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು

‘ದೂರಿನಲ್ಲಿ ಮೇಲ್ನೋಟಕ್ಕೆ ಸತ್ಯಾಂಶ’

ಪುಣೆ(ಪಿಟಿಐ): ‘ಲಂಡನ್‌ನಲ್ಲಿ ಕಳೆದ ವರ್ಷ ಮಾಡಿದ ಭಾಷಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಿಂದುತ್ವವಾದಿ ವಿ.ಡಿ. ಸಾವರ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ದೂರಿ ಸಾವರ್ಕರ್ ಮೊಮ್ಮಗ ನೀಡಿರುವ ದೂರಿನಲ್ಲಿ ಸತ್ಯಾಂಶ ಇದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ’ ಎಂದು ಪುಣೆ ಪೊಲೀಸರು ಇಲ್ಲಿನ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮನೆಗಳಲ್ಲಿ ಕಳ್ಳತನ ಮಾಡಿ ಪರಾರಿ: ಬೈಕ್ ಕದ್ದು ಸಿಕ್ಕಿಬಿದ್ದ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬೈಕ್ ಕಳ್ಳತನ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಆರೋಪಿ ಮಿಥುನ್ ಅಲಿಯಾಸ್ ಮಿಲ್ಕಿ (22) ಎಂಬಾತ, ಹಲವು ಮನೆಗಳಲ್ಲಿ ಕಳ್ಳತನ ಮಾಡಿದ್ದನೆಂಬ ಸಂಗತಿ ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

‘ಫೆಬ್ರುವರಿ 12ರಂದು ನಡೆದಿದ್ದ ಬೈಕ್ ಕಳ್ಳತನ ಪ್ರಕರಣದಲ್ಲಿ ಮಿಥುನ್‌ನನ್ನು ಮೇ 17ರಂದು ಬಂಧಿಸಲಾಗಿತ್ತು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ 10 ದಿನ ಕಸ್ಟಡಿಗೆ ಪಡೆಯಲಾಗಿತ್ತು. ತನಿಖೆ ಮುಂದುವರಿಸಿದಾಗ, ಆರೋಪಿ ಮನೆಗಳಲ್ಲಿ ಕಳ್ಳತನ ಮಾಡಿರುವುದು ಪತ್ತೆಯಾಗಿದೆ’ ಎಂದು ಪೊಲೀಸರು ಹೇಳಿದರು.

‘ನಗರ ಹಲಸೂರು, ಮೈಸೂರಿನ ಆಲನಹಳ್ಳಿ, ಹಾಸನದ ಪೆನ್ಶನ್ ಮೊಹಲ್ಲಾ, ಆಂಧ್ರಪ್ರದೇಶದ ಅಲಿಪಿರಿ ಠಾಣೆ ವ್ಯಾಪ್ತಿಯ ಮನೆಗಳಲ್ಲಿ ಆರೋಪಿ ಕಳ್ಳತನ ಮಾಡಿ ಪರಾರಿಯಾಗಿದ್ದ. ಈತನ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ನಾಗಸಂದ್ರ ವೃತ್ತದ ಬಳಿ ಆರೋಪಿ ನಮಗೆ ಸಿಕ್ಕಿಬಿದ್ದಿದ್ದ’ ಎಂದು ತಿಳಿಸಿದರು.

‘ಆರೋಪಿ ವಿರುದ್ಧ ವಿವಿಧ ಠಾಣೆಗಳಲ್ಲಿ 17 ಪ್ರಕರಣಗಳು ದಾಖಲಾಗಿವೆ. ಈತನಿಂದ ₹ 8.70 ಲಕ್ಷ ಮೌಲ್ಯದ 75 ಗ್ರಾಂ ಚಿನ್ನಾಭರಣ ಹಾಗೂ 4.9 ಕೆ.ಜಿ ಗ್ರಾಂ ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ’ ಎಂದು ಹೇಳಿದರು.

ಐಪಿಎಲ್: 32 ಮೊಬೈಲ್ ಕದ್ದಿದ್ದವನ ಬಂಧನ

ಬೆಂಗಳೂರು: ಐಪಿಎಲ್ ಕ್ರಿಕೆಟ್ ಸಂದರ್ಭದಲ್ಲಿ ಜನಸಂದಣಿ ಇರುತ್ತಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಹಾಗೂ ಇತರೆಡೆ ಜನರ ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರೋಪಿ ಪಂಕಜ್ ಸಿಂಗ್‌ನನ್ನು (32) ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಜಾರ್ಖಂಡ್‌ನ ಪಂಕಜ್ ಸಿಂಗ್, ಕಳ್ಳತನಕ್ಕೆಂದು ಸಹಚರರ ಜೊತೆ ನಗರಕ್ಕೆ ಬಂದಿದ್ದ. ಈತನಿಂದ ₹ 19.50 ಲಕ್ಷ ಮೌಲ್ಯದ 32 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ. ಈತನ ನಾಲ್ವರು ಸಹಚರರು ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಸೋಮೇಶ್ವರನಗರದಲ್ಲಿರುವ ಅತಿಥಿ ಗೃಹವೊಂದರಲ್ಲಿ ಆರೋಪಿ ಉಳಿದುಕೊಂಡಿದ್ದ. ಅತಿಥಿಗೃಹದ ಮುಂದೆಯೇ ಮೊಬೈಲ್ ಮಾರಲು ಯತ್ನಿಸುತ್ತಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ತಪ್ಪೊಪ್ಪಿಕೊಂಡ. ಅತಿಥಿ ಗೃಹದ ಕೊಠಡಿಯಲ್ಲಿಯೇ ಆರೋಪಿ 32 ಮೊಬೈಲ್ ಸಂಗ್ರಹಿಸಿಟ್ಟುಕೊಂಡಿದ್ದ’ ಎಂದರು.

‘ಐಪಿಎಲ್ ಕ್ರಿಕೆಟ್ ಪಂದ್ಯಗಳು ನಡೆಯುವ ಕ್ರೀಡಾಂಗಣ ಎದುರು ಹಾಗೂ ಇತರೆಡೆ ಜನಸಂದಣಿ ಇರುವ ಸ್ಥಳಗಳನ್ನು ಆರೋಪಿಗಳು ಗುರುತಿಸಿದ್ದರು. ಅದೇ ಸ್ಥಳಕ್ಕೆ ಹೋಗುತ್ತಿದ್ದ ಆರೋಪಿಗಳು, ಜನರ ಬಳಿಯ ಮೊಬೈಲ್ ಕದ್ದುಕೊಂಡು ಪರಾರಿಯಾಗುತ್ತಿದ್ದರು. ಮೊಬೈಲ್‌ಗಳನ್ನು ನಗರದಲ್ಲೇ ಮಾರಾಟ ಮಾಡಿ, ಹಣ ಪಡೆದು ಪರಾರಿಯಾಗುತ್ತಿದ್ದರು’ ಎಂದು ಪೊಲೀಸರು ಹೇಳಿದರು.

ಮಹಿಳಾ ಕಾನ್‌ಸ್ಟೆಬಲ್ ಮೊಬೈಲ್ ಕಳವು: ‘ಮಹಿಳಾ ಕಾನ್‌ಸ್ಟೆಬಲ್‌ವೊಬ್ಬರು ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಅವರ ಮೊಬೈಲ್ ಕಳ್ಳತನವಾಗಿತ್ತು. ಅವರು ದೂರು ನೀಡಿದ್ದರು. ಬಂಧಿತ ಆರೋಪಿ ಪಂಕಜ್ ಸಿಂಗ್ ಹಾಗೂ ಸಹಚರರು, ಮಹಿಳಾ ಕಾನ್‌ಸ್ಟೆಬಲ್ ಮೊಬೈಲ್ ಕದ್ದಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದರು.

ಆದಾಯಕ್ಕಿಂತ ಹೆಚ್ಚಿನ ಆಸ್ತಿ 4 ವರ್ಷ ಜೈಲು, ₹ 25 ಲಕ್ಷ ದಂಡ

ಪ್ರಜಾವಾಣಿ ವಾರ್ತೆ

ಬೀದರ್: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವುದು ರುಜುವಾತು ಆಗಿರುವುದರಿಂದ ಕಾರಂಜಾ ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಫಿರೋಜುದ್ದಿನ್ ಖಮ್ರೊದ್ದಿನ್ ಖಾನ್ ಅವರಿಗೆ ಇಲ್ಲಿನ ಜಿಲ್ಲಾ ಮತ್ತು ಸೆಷನ್ಸ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಜಯಕುಮಾರ ಎಂ. ಆನಂದಶೆಟ್ಟಿ ಅವರು ನಾಲ್ಕು ವರ್ಷ ಜೈಲು ಶಿಕ್ಷೆ, ₹ 25 ಲಕ್ಷ ದಂಡ ವಿಧಿಸಿ ಮಂಗಳವಾರ ತೀರ್ಪು ನೀಡಿದ್ದಾರೆ.

ಅಪರಾಧಿಯು ಆದಾಯಕ್ಕಿಂತ ₹ 6.43 ಲಕ್ಷ (ಶೇ 20.65) ಹೆಚ್ಚಿನ ಅಕ್ರಮ ಆಸ್ತಿ ಹೊಂದಿರುವುದು ಸಾಬೀತಾಗಿರುವುದರಿಂದ ಲಂಚ ನಿಷೇಧ ಕಾಯ್ದೆಯ ಕಲಂ 13 (2) ಪ್ರಕಾರ ಜೈಲು ಶಿಕ್ಷೆ ವಿಧಿಸಲಾಗಿದೆ. ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿ ಸಂದರ್ಭದಲ್ಲಿ ದೊರೆತ ಚಿನ್ನಾಭರಣ, ನಗದು ಹಣ ಜಪ್ತಿ ಮಾಡಬೇಕೆಂದು ತೀರ್ಪಿನಲ್ಲಿ ತಿಳಿಸಿದ್ದಾರೆ.

ಇಲ್ಲಿನ ಗುರುನಗರ ಕಾಲೊನಿ ನಿವಾಸಿಯಾಗಿರುವ ಫಿರೋಜುದ್ದಿನ್ 1982ರಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಆಗಿ ಕೆಲಸಕ್ಕೆ ಸೇರಿದ್ದರು. ಆನಂತರ ಬೀದರ್, ಹುಮನಾಬಾದ್‌ನಲ್ಲಿ ಕೃಷ್ಣ ಭಾಗ್ಯ ಜಲ ನಿಗಮ, ಕಾರಂಜಾ ಕಾಲುವೆ ನಿರ್ಮಾಣ ಯೋಜನೆ, ಕಾರಂಜಾ ಏತ ನೀರಾವರಿ, ಜಲ ಸಂಪನ್ಮೂಲ ಇಲಾಖೆಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ.

ಕಿಟಕಿ ಮೂಲಕ ಒಳನುಗ್ಗಿ ಕಳ್ಳತನ ಅಕ್ಕ–ತಮ್ಮನ ಬಂಧನ


ಪ್ರಜಾವಾಣಿ ವಾರ್ತೆ

ಬೆಂಗಳೂರು: ಬಸವೇಶ್ವರನಗರ ಠಾಣೆ ವ್ಯಾಪ್ತಿಯಲ್ಲಿರುವ ಮದರ್ ಡಯಾಗ್ನಾಸ್ಟಿಕ್ ಕೇಂದ್ರದ ಕಿಟಕಿ ಮೂಲಕ ಒಳಗೆ ನುಗ್ಗಿ ಕಳ್ಳತನ ಮಾಡಿದ್ದ ಪ್ರಕರಣದಲ್ಲಿ ಅಕ್ಕ ಹಾಗೂ ತಮ್ಮನನ್ನು ಪೊಲೀಸರು ಬಂಧಿಸಿದ್ದಾರೆ.

‘ಆನೇಕಲ್ ತಾಲ್ಲೂಕಿನ ಮಾಸ್ತೇನಹಳ್ಳಿಯ ಆನಂದ್ (32) ಹಾಗೂ ಈತನ ಅಕ್ಕ ಗಾಯತ್ರಿ (34) ಬಂಧಿತರು. ಇವರಿಂದ ₹ 4.78 ಲಕ್ಷ ನಗದು, ಕಾರು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮೇ 1ರಂದು ಕೇಂದ್ರದ ಬಳಿ ಹೋಗಿದ್ದ ಆರೋಪಿ ಆನಂದ್, ಕಿಟಕಿಯಲ್ಲಿದ್ದ ಎಕ್ಸಾಸ್ಟ್ ಫ್ಯಾನ್ ಬಿಚ್ಚಿದ್ದ. ನಂತರ, ಅದೇ ಕಿಟಕಿ ಮೂಲಕ ಒಳಗೆ ನುಗ್ಗಿದ್ದ. ₹ 8.20 ಲಕ್ಷ ನಗದು ಕದ್ದುಕೊಂಡು ಪರಾರಿಯಾಗಿದ್ದ. ಈ ಕೃತ್ಯದ ಸಂಬಂಧ ಕೇಂದ್ರದ ಸಿಬ್ಬಂದಿ ದೂರು ನೀಡಿದ್ದರು’ ಎಂದು ತಿಳಿಸಿದರು.

‘ಕಳ್ಳತನದಿಂದ ಬಂದ ಹಣದಲ್ಲಿ ಸ್ವಲ್ಪ ಹಣವನ್ನು ಆನಂದ್ ಇಟ್ಟುಕೊಂಡಿದ್ದ. ಉಳಿದ ಹಣವನ್ನು ಅಕ್ಕನಿಗೆ ನೀಡಿದ್ದ. ಆರೋಪಿ ಆನಂದ್‌ನನ್ನು ಬಂಧಿಸಿ, ₹ 28 ಸಾವಿರ ನಗದು ಹಾಗೂ ಕಾರು ಜಪ್ತಿ ಮಾಡಲಾಯಿತು. ಈತ ನೀಡಿದ್ದ ಮಾಹಿತಿ ಆಧರಿಸಿ ಅಕ್ಕನನ್ನು ಬಂಧಿಸಿ, ₹ 4.50 ಲಕ್ಷ ನಗದು ಜಪ್ತಿ ಮಾಡಲಾಗಿದೆ’ ಎಂದು ಹೇಳಿದರು.



ಇಂಟರ್‌ನೆಟ್ ಇಲ್ಲದೇ ಮೊಬೈಲ್‌ನಲ್ಲಿ ವಿಡಿಯೊ

ಕೃಷ್ಣ ಭಟ್

ಇಷ್ಟು ದಿನ ನಮ್ಮ ಮೊಬೈಲ್‌ಗಳಿಗೆ ಡೇಟಾ ಬಿತ್ತರಿಸುತ್ತ ನಮ್ಮನ್ನು ವಿಡಿಯೊ ನೋಡುವ ಹುಕಿಗೆ ದೂಡುತ್ತಿದ್ದ ಟೆಲಿಕಾಂ ಕಂಪನಿಗಳ ಜೇಬಿಗೆ ಒಂದು ಸಣ್ಣ ರಂಧ್ರ ಕೊರೆಯುವ ಕೆಲಸವೊಂದು ಸದ್ದಿಲ್ಲದೇ ನಡೆಯುತ್ತಿದೆ. ಈ ಕೆಲಸಕ್ಕೆ ಪ್ರಸ್ತಾವ ಹೊರಬೀಳುತ್ತಿದ್ದಂತೆಯೇ ಟೆಲಿಕಾಂ ಕಂಪನಿಗಳು ಆಕ್ಷೇಪ ತೆಗೆಯಲು ಶುರು ಮಾಡಿವೆ! ಇಂಥದ್ದೊಂದು ಪ್ರಸ್ತಾವದ ಹೆಸರೇ 'ಡಿಟುಎಂ'. ಎಂದರೆ, 'ಡೈರೆಕ್ಟ್ ಟು ಮೊಬೈಲ್' ತಂತ್ರಜ್ಞಾನ. ಅಂದಹಾಗೆ ಇದೇನೂ ಹೊಸ ಪರಿಕಲ್ಪನೆಯಲ್ಲ. ಆದರೆ, ಹಳೆಯ ವೈನನ್ನೇ ಹೊಸ ಬಾಟಲಿಯಲ್ಲಿ ಹಾಕಿಕೊಟ್ಟ ಹಾಗೆ! ಟಿ.ವಿ ಬಂದ ಆರಂಭದಲ್ಲಿ ಒಂದು ಆ್ಯಂಟೆನಾ ಸಿಕ್ಕಿಸಿ, ಅದರ ಸಿಗ್ನಲ್ ರಿಸೀವ್ ಮಾಡಿ ಟಿ.ವಿಯಲ್ಲಿ ಚಾನೆಲ್‌ಗಳನ್ನು ನೋಡುತ್ತಿದ್ದ ಕಾಲದ ತಂತ್ರಜ್ಞಾನಕ್ಕೇ ಒಂಚೂರು ವಾರ್ನಿಶ್ ಹೊಡೆದು ಸೀದಾ ಮೊಬೈಲಿಗೆ ಇಂಥ ಸಿಗ್ನಲ್‌ಗಳನ್ನು ಕಳುಹಿಸುವ ಯೋಜನೆಯ ಆರಂಭಿಕ ಪ್ರಯೋಗ ಯಶಸ್ವಿಯಾಗಿದ್ದು, ಇದರ ಪ್ರಸ್ತಾವನೆಯನ್ನೂ ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆ ಪ್ರಕಟಿಸಿದೆ.

ಈ ತಂತ್ರಜ್ಞಾನ ತುಂಬಾ ಸರಳ. ಪ್ರಸಾರ ಭಾರತಿ ದೇಶದ ಉದ್ದಗಲಕ್ಕೂ ಎತ್ತರೆತ್ತರ ಟವರ್‌ಗಳನ್ನು ನಿರ್ಮಿಸಿ, ಅದಕ್ಕೊಂದು ಟ್ರಾನ್ಸ್‌ಮಿಟರ್‌ಗಳನ್ನು ಅಳವಡಿಸಿ ತನ್ನ ಉಚಿತ ಟಿ.ವಿ ಚಾನೆಲ್‌ಗಳನ್ನು ಜನರಿಗೆ ಉಚಿತವಾಗಿ ಪ್ರಸಾರ ಮಾಡುತ್ತಿದೆ. ಇತ್ತೀಚೆಗೆ ಇಂಟರ್‌ನೆಟ್, ಡಿಟಿಎಚ್ ಹಾಗೂ ಕೇಬಲ್ ಬಂದ ಮೇಲೆ ಈ ತಂತ್ರಜ್ಞಾನ ಹಳೆಯದಾಗಿ, ಬಳಕೆ ಕಡಿಮೆಯಾಗಿದೆಯಾದರೂ, ಇದು ಇನ್ನೂ ಚಾಲ್ತಿಯಲ್ಲಿದೆ. ಇದೇ ಟವರ್‌ಗಳು ಇನ್ನು ಟಿ.ವಿ ಸೆಟ್‌ಗಳಿಗೆ ಸಿಗ್ನಲ್‌ಗಳನ್ನು ಕಳುಹಿಸುವುದರ ಜೊತೆಗೆ ಮೊಬೈಲ್‌ನಲ್ಲೂ ಸಿಗ್ನಲ್‌ಗಳನ್ನು ಕಳುಹಿಸಲಿದೆ. ಅಷ್ಟೇ ಅಲ್ಲ, ಇದರಲ್ಲೇ 4K ವರೆಗಿನ ಹೈ ಡೆಫಿನಿಶನ್ ವಿಡಿಯೊವನ್ನೂ ಪ್ರಸಾರ ಮಾಡಬಹುದು.

ಇದಕ್ಕೆ ಸಂಬಂಧಿಸಿದ ಆರಂಭಿಕ ಪ್ರಯೋಗ ಪ್ರಸಾರ ಭಾರತಿ, ಐಐಟಿ ಕಾನ್ಪುರ ಮತ್ತು ಬೆಂಗಳೂರಿನ ಖಾಸಗಿ ಸಂಸ್ಥೆ ನಡೆಸಿದ್ದು, ಯಶಸ್ವಿಯೂ ಆಗಿದೆ. ಸದ್ಯದಲ್ಲೇ 19 ರಾಜ್ಯಗಳಲ್ಲಿ ಇದರ ಮುಂದಿನ ಹಂತದ ಪ್ರಯೋಗವೂ ನಡೆಯಲಿದೆ. ಈಗಾಗಲೇ ದಕ್ಷಿಣ ಕೊರಿಯಾದಲ್ಲಿ 2017ರಿಂದಲೂ ಈ ತಂತ್ರಜ್ಞಾನ ಯಶಸ್ವಿಯಾಗಿ ಬಳಕೆಯಾಗುತ್ತಿದೆ. ಅಮೆರಿಕ, ಮೆಕ್ಸಿಕೋ ಹಾಗೂ ಬ್ರೆಜಿಲ್‌ನಲ್ಲೂ ಇದರ ಪ್ರಯೋಗ ನಡೆಯುತ್ತಿದೆ. ಶೀಘ್ರದಲ್ಲೇ ಅಲ್ಲೂ ಈ ಸೌಲಭ್ಯ ಜಾರಿಗೆ ಬರಲಿದೆ. ಈಗ ಪ್ರಸಾರ ಭಾರತಿಗೆ ನೀಡಿರುವ 526 MHz-582 MHz ಅನ್ನೇ ಈ ವಲಯಕ್ಕೆ ನೀಡುವ ಯೋಜನೆ ಸರ್ಕಾರದ್ದು.

ಏನಿದು ಹೊಸ ತಂತ್ರಜ್ಞಾನ?

ಹಳೆಯ ಡೈರೆಕ್ಟ್ ಟು ಟಿ.ವಿ ತಂತ್ರಜ್ಞಾನವನ್ನು ಈಗಿನ ಡೈರೆಕ್ಟ್ ಟು ಮೊಬೈಲ್ ತಂತ್ರಜ್ಞಾನಕ್ಕೆ ಅಳವಡಿಸಲು ಕೆಲವು ತಾಂತ್ರಿಕ ಬದಲಾವಣೆಗಳನ್ನು ಮಾಡಲಾಗಿದೆ. ಈವರೆಗೆ ನಾವು 3GPP ಸ್ಟಾಂಡರ್ಡ್‌ನಲ್ಲಿ ವಿಡಿಯೊಗಳನ್ನು ನೋಡುತ್ತಿದ್ದೇವೆ. ಆದರೆ, ಈ ಹೊಸ ತಂತ್ರಜ್ಞಾನದಲ್ಲಿ ATSC 3.0 ಸ್ಟಾಂಡರ್ಡ್ ಅನ್ನು ಬಳಕೆ ಮಾಡಲಾಗಿದೆ. ಇದರಿಂದ, ಹೊಸದಾಗಿ ಮಾರುಕಟ್ಟೆಗೆ ಬರುವ ಮೊಬೈಲ್‌ಗಳಲ್ಲಿ ಈ ಡಿಟುಎಂ ಸೌಲಭ್ಯದ ಅಡಿಯಲ್ಲಿ ವಿಡಿಯೊವನ್ನು ನೋಡಲು ಸಾಧ್ಯವಾಗಬೇಕು ಎಂದಾದರೆ, ಅದರ ಚಿಪ್‌ಸೆಟ್‌ಗಳಲ್ಲೇ ಬದಲಾವಣೆ ಆಗಬೇಕಾಗುತ್ತದೆ. ಒಂದು ವೇಳೆ ಈ ಮಾನದಂಡವನ್ನು ಎಲ್ಲ ಮೊಬೈಲ್‌ಗಳಿಗೆ ಕಡ್ಡಾಯ ಎಂದು ಸರ್ಕಾರ ನಿಯಮ ಮಾಡಿದರೆ, ಸ್ಮಾರ್ಟ್‌ಫೋನ್‌ಗಳ ಬೆಲೆ 2-3 ಸಾವಿರದಷ್ಟು ಏರಿಕೆಯಾಗಬಹುದು.

ಟೆಲಿಕಾಂ ಕಂಪನಿಗಳ ಆಕ್ಷೇಪವೇನು?


ಟೆಲಿಕಾಂ ಕಂಪನಿಗಳ ಸದ್ಯದ ಆಕ್ಷೇಪ ಹಲವು ರೀತಿಯಲ್ಲಿದೆ. ಈ ATSC 3.0 ಸ್ಟಾಂಡರ್ಡ್ ಹೊಸದು. ಇದಕ್ಕೆ ಇನ್ನೂ ಪರೀಕ್ಷೆ ಸಾಲದು. ಗಡಿಬಿಡಿಯಲ್ಲಿ ಇದನ್ನು ಸರ್ಕಾರ ಜಾರಿಗೆ ತರಬಾರದು. ಸದ್ಯ ಡಿಟುಎಂಗೆ 526 MHz-582 MHz ಫ್ರೀಕ್ವೆನ್ಸಿಯನ್ನು ನಿಯೋಜನೆ ಮಾಡುವುದಕ್ಕೆ ಸರ್ಕಾರ ಯೋಚಿಸಿದೆ. ಆದರೆ, ಇದನ್ನು ಹರಾಜು ಹಾಕಬೇಕು. ಹಾಗೇ ಸುಮ್ಮನೆ, ಪ್ರಸಾರ ಭಾರತಿಗೆ ಕೊಟ್ಟುಬಿಡಬಾರದು – ಎಂದೆಲ್ಲ ಟೆಲಿಕಾಂ ಕಂಪನಿಗಳು ಆಕ್ಷೇಪ ತೆಗೆಯುತ್ತಿವೆ.

ಇದಕ್ಕೆ ಮೂಲ ಕಾರಣವೆಂದರೆ, ಈ ತಂತ್ರಜ್ಞಾನ ಜಾರಿಗೆ ಬಂದಿದ್ದೇ ಆದರೆ, ನೇರ ಹೊಡೆತ ಬೀಳುವುದು ಈ ಟೆಲಿಕಾಂ ಕಂಪನಿಗಳಿಗೆ! ಏಕೆಂದರೆ, ಟೆಲಿಕಾಂ ಕಂಪನಿಗಳ ಅತಿ ಹೆಚ್ಚು ಆದಾಯ ಬರುತ್ತಿರುವುದೇ ಡೇಟಾ ಬಳಕೆಯಿಂದಾಗಿ. ಎಂದರೆ ಸುಮಾರು 80ರಷ್ಟು ಆದಾಯ ಡೇಟಾ ಮಾರಾಟದಿಂದ ಬರುತ್ತಿದೆ. ಅದೇ ಸಮಯದಲ್ಲಿ, ಸುಮಾರು ಇಷ್ಟೇ ಪ್ರಮಾಣದ ಡೇಟಾ ಬಳಕೆಯಾಗುವುದೇ ವಿಡಿಯೊಗಳನ್ನು ನೋಡುವುದಕ್ಕೆ! ಈಗ ವಿಡಿಯೊಗಳನ್ನು ನೋಡುವುದಕ್ಕೆ ಡೇಟಾ ಬೇಡ ಎಂದಾದರೆ, ಈ ಟೆಲಿಕಾಂ ಕಂಪನಿಗಳ ಆದಾಯಕ್ಕೆ ಭಾರಿ ದೊಡ್ಡ ಖೋತಾ ಆಗುವುದು ನಿಶ್ಚಿತವಲ್ಲವೇ! ಹೀಗಾಗಿ, ಡಿಟುಎಂ ಪ್ರಸ್ತಾವಕ್ಕೇ ಟೆಲಿಕಾಂ ಕಂಪನಿಗಳು ಆಕ್ಷೇಪ ಎತ್ತುತ್ತಿವೆ. ❖



5G ಕಾಲದಲ್ಲೂ ಇದು ಬೇಕೆ?

ಈ ತಂತ್ರಜ್ಞಾನ ಎಷ್ಟು ಯಶಸ್ವಿಯಾಗುತ್ತದೆ ಎಂಬುದಕ್ಕೆ ಹಲವು ದಿಕ್ಕಿನ ಚಿಂತನೆಗಳಿವೆ. ಸಾಮಾನ್ಯವಾಗಿ ಡಿ2ಎಂನಲ್ಲಿ ನಮಗೆ ಬೇಕಾದ್ದನ್ನು ನೋಡುವ ಆಯ್ಕೆ ಕಡಿಮೆ! ಅಂದರೆ, ಚಾನೆಲ್‌ಗ ನಮಗೆ ಏನನ್ನು ತೋರಿಸುತ್ತವೆಯೋ ಅದನ್ನು ನಾವು ನೋಡಬೇಕು. 526 ಮೆಗಾಹರ್ಟ್ಸ್‌ನಿಂದ ದ 586 ಮೆಗಾಹರ್ಟ್ಸ್‌ವರೆಗಿನ ಫ್ರೀಕ್ವೆನ್ಸಿಯಲ್ಲಿ ಎಷ್ಟು ಚಾನೆಲ್‌ಗಳು ಬರುತ್ತವೆಯೋ ಅಷ್ಟು ಚಾನೆಲ್‌ಗಳಲ್ಲಿ ಬರುವ ವೀಡಿಯೋಗಳನ್ನು ನಾವು ನೋಡಬಹುದು. ಈ ಸೋಷಿಯಲ್ ಮೀಡಿಯಾ, ಯೂಟ್ಯೂಬ್ ಕಾಲದಲ್ಲಿ ನಾವು ನಮಗೆ ಏನನ್ನು ತೋರಿಸಲಾಗುತ್ತದೆಯೋ ಅದನ್ನು ನೋಡುವುದಕ್ಕಿಂತ ಹೆಚ್ಚಾಗಿ ನಮಗೆ ಏನು ಬೇಕೋ ಅದನ್ನು ನೋಡುವುದಕ್ಕೆ ನಾವು ಟ್ಯೂನ್ ಆಗಿದ್ದೇವೆ. ಡೇಟಾ ಪ್ಯಾಕ್ ಮೂಲಕ ಉಚಿತವಾಗಿಯೇ ಮೊಬೈಲ್‌ನಲ್ಲಿ ಸಿಗುವ ಟಿವಿ ಚಾನೆಲ್‌ಗಳನ್ನು ನೋಡುವುದಕ್ಕೇ ಜನರಲ್ಲಿ ಅಷ್ಟೇನೂ ಉತ್ಸಾಹ ಕಾಣುತ್ತಿಲ್ಲ. ಹೀಗಿದ್ದಾಗ ಈ ವ್ಯವಸ್ಥೆ ಜನರಿಗೆ ಎಷ್ಟರ ಮಟ್ಟಿಗೆ ಪ್ರಿಯವಾಗುತ್ತದೆ ಎಂಬುದು ಅನುಮಾನದ ಸಂಗತಿ. ಹಾಗೆಂದ ಮಾತ್ರಕ್ಕೆ ಈ ತಂತ್ರಜ್ಞಾನ ಬೇಡ ಎನ್ನಲಾಗದು. ಏಕೆಂದರೆ, ತುರ್ತು ಸಂದರ್ಭದಲ್ಲಿ ಅಗತ್ಯ ಮಾಹಿತಿ ಪ್ರಸಾರಕ್ಕೆ ಇದು ತಡೆರಹಿತ, ಸುಲಭದ ವಿಧಾನ. ಎಲ್ಲಕ್ಕಿಂತ ಮುಖ್ಯವಾಗಿ ಇದು ಕಡಿಮೆ ಖರ್ಚಿನ ವ್ಯವಹಾರ. ಈ ವಿಧಾನದಲ್ಲಿ ಮಾಹಿತಿ ಪ್ರಸಾರಕ್ಕೆ ಖರ್ಚು ಅತ್ಯಂತ ಕಡಿಮೆಯಾಗುತ್ತದೆ.



ರೋಬೋಟ್‌ಗೊಂದು 'ವಿಶಾಲಾಕ್ಷಿ' ಕ್ಯಾಮೆರಾ

ಕೊಳ್ಳೇಗಾಲ ಶರ್ಮ

ಹಂಪಿಯ ವಿರೂಪಾಕ್ಷ ದೇವಸ್ಥಾನಕ್ಕೂ ರೋಬೋಟ್ ಕಣ್ಣಿಗೂ ಸಂಬಂಧ ಇದೆಯೇ? ಇಮಾಂ ಸಾಬಿ ಹಾಗೂ ರಾಮಾಯಣದ ಕಥೆಯಂತಲ್ಲ; ಇದು ವಾಸ್ತವ. ಹಂಪಿಯ ವಿರೂಪಾಕ್ಷ ದೇವಾಲಯದಲ್ಲಿ ನಾವು ಕಾಣುವ ಬೆರಗುಗೊಳಿಸುವ ವಿದ್ಯಮಾನವೊಂದನ್ನೇ ರೋಬೋಟಿಗೆ ವಿಶಾಲವಾದ ದೃಷ್ಟಿಯನ್ನು ನೀಡಲು ಬಳಸಬಹುದಂತೆ. ಹೀಗೆಂದು ಚೀನಾದ ಹಾಂಕಾಂಗ್ ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ತಂತ್ರಜ್ಞ ಶಿಯಾನ್ ಫಾನ್ ಮತ್ತು ಸಂಗಡಿಗರು ವರದಿ ಮಾಡಿದ್ದಾರೆ. ಇವರ ತಂಡ ನೊಣಗಳಂತೆ ವಿಶಾಲವಾದ ದೃಷ್ಟಿ ಸಾಮರ್ಥ್ಯ ಇರುವ ರೋಬೋಟ್ ಕಣ್ಣುಗಳನ್ನು ನೂರಾರು ಪಿನ್ಹೋಲ್ ಕ್ಯಾಮೆರಾಗಳನ್ನು ಬಳಸಿ ಸೃಷ್ಟಿಸಿದೆ ಎಂದು 'ಸೈನ್ಸ್ ರೋಬಾಟಿಕ್ಸ್' ಪತ್ರಿಕೆ ವರದಿ ಮಾಡಿದೆ.

ಹಂಪಿಯ ವಿರೂಪಾಕ್ಷ ದೇವಾಲಯಕ್ಕೆ ಭೇಟಿ ನೀಡಿದಾಗ ಗೈಡುಗಳು ಒಂದು ಕತ್ತಲೆ ಕೋಣೆಗೆ ಕರೆದೊಯ್ಯುವುದು ವಾಡಿಕೆ. ಅಲ್ಲಿ ಗೋಡೆಯ ಮೇಲೆ ದೇವಾಲಯದ ಉತ್ತರದ ಗೋಪುರದ ಬಿಂಬವೊಂದು ತಲೆಕೆಳಗಾಗಿ ಮೂಡಿರುವುದನ್ನು ತೋರಿಸಿ, ನೀವು ಬೆರಗುಗೊಳ್ಳುವಂತೆ ಮಾಡುತ್ತಾರೆ. ಈ ಬಿಂಬ ದೇವಾಲಯದ ಗೋಡೆಯಲ್ಲಿರುವ ಕಿಂಡಿಯಿಂದಾಗಿ ರೂಪುಗೊಂಡಿದ್ದು, ಪಿನ್ಹೋಲ್ ಕ್ಯಾಮೆರಾ ಎನ್ನುವ ಭೌತವಿಜ್ಞಾನದ ನಿಯಮದ ಫಲ. ಪುಟ್ಟದೊಂದು ರಂಧ್ರವು ಮಸೂರದಂತೆ ವರ್ತಿಸಿ, ಎದುರಿಗಿರುವ ದೃಶ್ಯದ ತಲೆಕೆಳಗಾದ ಬಿಂಬವನ್ನು ಮೂಡಿಸುತ್ತದೆ ಎನ್ನುತ್ತದೆ, ಈ ನಿಯಮ.

ಪಿನ್ಹೋಲ್ ಕ್ಯಾಮೆರಾ ನಿಯಮಗಳನ್ನೇ ಬಳಸಿಕೊಂಡು ಮಸೂರಗಳೇ ಇಲ್ಲದ ರೋಬೋಟ್ ಕಣ್ಣುಗಳನ್ನು ರೂಪಿಸಬಹುದು ಎಂದು ತರ್ಕಿಸಿದ ಫಾನ್ ತಂಡ ಅದಕ್ಕಾಗಿ ನೊಣದ ಕಣ್ಣುಗಳನ್ನು ಮಾದರಿಯಾಗಿ ಇಟ್ಟುಕೊಂಡಿತು. ನೊಣಗಳು ವಾಸ್ತವದಲ್ಲಿ ಸಹಸ್ರಾಕ್ಷಗಳು. ಅವುಗಳ ಕಣ್ಣಿನಲ್ಲಿ ನಮ್ಮ ಕಣ್ಣಿನಲ್ಲಿ ಇರುವಂತೆ ಒಂದೇ ಒಂದು ಮಸೂರವಿರುವುದಿಲ್ಲ. ಸಾವಿರಾರು ಮಸೂರಗಳಿರುವ ಪುಟ್ಟ, ಪುಟ್ಟ ಕಣ್ಣುಗಳು ಕೂಡಿಕೊಂಡಿರುತ್ತವೆ. ಇವು ಪ್ರತಿಯೊಂದನ್ನೂ 'ಒಮಟೀಡಿಯ' ಎನ್ನುತ್ತಾರೆ. ಇವೆಲ್ಲವೂ ಚೆಂಡಿನಂತಹ ಆಕಾರದಲ್ಲಿ ಜೋಡಣೆಯಾಗಿರುವುದರಿಂದ ನೊಣಗಳಿಗೆ ವಿಶಾಲವಾದ ದೃಷ್ಟಿ ಇದೆ. ಸಾಮಾನ್ಯವಾಗಿ ನಾವು ನಮ್ಮ ಮುಂದೆ ಇರುವ 180 ಡಿಗ್ರಿ ಅರೆ ವರ್ತುಲ ದೃಶ್ಯವನ್ನೂ ಪೂರ್ತಿಯಾಗಿ, ಸ್ಪಷ್ಟವಾಗಿ ನೋಡಲಾರೆವು. ಹೀಗಾಗಿಯೇ ಎಡ ಅಥವಾ ಬಲ ಬದಿಯನ್ನಾಗಲಿ, ಹಿಂಬದಿಯನ್ನಾಗಲಿ ಕಾಣುವುದು ಕಷ್ಟ. ಆದರೆ ನೊಣಗಳು ಹಾಗಲ್ಲ; ಅವು ತಮ್ಮ ಮುಂದಿನ ದೃಶ್ಯವನ್ನಲ್ಲದೆ ಬೆನ್ನ ಮೇಲಿನ ದೃಶ್ಯವನ್ನೂ ಕಾಣಬಲ್ಲವು. ಮನುಷ್ಯರಿಗೆ ಇದು ಅಸಾಧ್ಯ.

ರೋಬೋಟ್‌ಗಳಿಗೂ ನೊಣಗಳ ವಿಶಾಲ ದೃಷ್ಟಿಯನ್ನು ಒದಗಿಸಬಹುದೇ? ಅವುಗಳ ಕಣ್ಣುಗಳನ್ನೂ ನೊಣಗಳ ಕಣ್ಣುಗಳಂತೆಯೇ ನೂರಾರು ಪುಟ್ಟ ಒಮಟೀಡಿಯಗಳಿಂದ ಸೃಷ್ಟಿಸಿದರೆ ಆಗದೇ? ಇದು ವಿಜ್ಞಾನಿಗಳ ಆಸೆ. ಇದಕ್ಕಾಗಿ ಹಲವಾರು ಪ್ರಯತ್ನಗಳು ನಡೆದಿವೆಯಾದರೂ, ಅವು ಸ್ಪಷ್ಟವಾದ, 180 ಡಿಗ್ರಿಗಳಿಗಿಂತಲೂ ವಿಶಾಲವಾದ ದೃಷ್ಟಿ ಕೋನವನ್ನು ಒದಗಿಸಿಲ್ಲ. ಕಾರಣ: ಮಸೂರಗಳು. ಬಿಂಬವನ್ನು ಮೂಡಿಸಲು ಮಸೂರಗಳನ್ನು ಅಥವಾ ಲೆನ್ಸುಗಳನ್ನು ಬಳಸಿದಾಗ ಒಂದು ಸಮಸ್ಯೆ ಎದುರಾಗುತ್ತದೆ. ಬಿಂಬದ ಅಂಚು ಮಸುಕಾಗಿ ಮೂಡುತ್ತದೆ. ಏಕೆಂದರೆ ಮಸೂರಗಳು ದುಂಡಗೆ ಇರುವುದರಿಂದ, ಬಿಂಬದ ಅಂಚುಗಳು ಅಸ್ಪಷ್ಟವಾಗಿ ಮೂಡುತ್ತವೆ. ಅಲ್ಲಿ ಬಣ್ಣಗಳು ಕಾಣಿಸುತ್ತವೆ. ಮೂರು ಆಯಾಮದ ವಸ್ತುಗಳ ಚಿತ್ರಗಳು ನೈಜವಾಗಿ ಮೂಡುವುದಿಲ್ಲ.

ಫಾನ್ ತಂಡ ಈ ದೋಷವನ್ನು ನಿವಾರಿಸಲು ಪಿನ್ಹೋಲ್ ತಂತ್ರವನ್ನು ಬಳಸಿದೆ. ಅತ್ಯಂತ ತೆಳುವಾದ ಅಲ್ಯುಮಿನಿಯಂ ಹಾಳೆಯ ಮೇಲೆ ಹತ್ತು ನ್ಯಾನೋಮೀಟರು ಅಂತರದಲ್ಲಿ ರಂಧ್ರಗಳನ್ನು ಕೊರೆದು, ಅವುಗಳ ಅಡಿಯಲ್ಲಿ ಬೆಳಕಿಗೆ ಸ್ಪಂದಿಸಿ, ವಿದ್ಯುತ್ ಉತ್ಪಾದಿಸುವ ಗ್ಯಾಡೊಲೀನಿಯಂ ಹಾಗೂ ತಾಮ್ರದ ಇನ್ನೊಂದು ತೆಳು ಹಾಳೆಯನ್ನು ಹೊಂದಿಸಿದೆ. ಇವನ್ನು ವಿಶೇಷ ತಂತ್ರಗಳನ್ನು ಬಳಸಿ ಜಾಣತನದಿಂದ ರೂಪಿಸಿದ್ದಾರೆ. ಹೀಗೆ ತಯಾರಾದ ವಕ್ರವಾದ ನೂರ ಇಪ್ಪತ್ತೊಂದು ರಂಧ್ರಗಳಿರುವ ಕಣ್ಣು ಸ್ಪಷ್ಟವಾದ ಚಿತ್ರವನ್ನು ಮೂಡಿಸುತ್ತದೆಯಂತೆ. ನಡುವೆ ಇರುವ ಜಾಗೆಯ ನೆರಳು ಬೀಳದಂತೆ, ರಂಧ್ರಗಳ ನಡುವಿನ ದೂರವನ್ನು ಇವರು ಗಣಿತೀಯವಾಗಿ ಲೆಕ್ಕ ಹಾಕಿದ್ದಾರೆ. ಹೀಗೆ ರೂಪಿಸಿದ ಎರಡು ಅರೆಗೋಲಗಳನ್ನು ಜೋಡಿಸಿ ಥೇಟ್ ನೊಣದ ಕಣ್ಣನ್ನೇ ಅಣಕಿಸುವ ಸಾಧನವನ್ನೂ ರೂಪಿಸಿದ್ದಾರೆ. ಇದರ ದೃಷ್ಟಿ ಮನುಷ್ಯರದ್ದಕ್ಕಿಂತ ಒಂದೂವರೆ ಪಟ್ಟು ಹೆಚ್ಚು. ಮನುಷ್ಯರು ತಾವು ದಿಟ್ಟಿಯಿಟ್ಟ ವಸ್ತುವಿನ ಆಚೀಚೆ ಸುಮಾರು ನಲವತ್ತೈದು ಡಿಗ್ರಿಗಳಷ್ಟು ಮಾತ್ರ ಸ್ಪಷ್ಟವಾಗಿ ನೋಡಬಲ್ಲರು. ಈ ಕಣ್ಣುಗಳು ಎಪ್ಪತ್ತು ಡಿಗ್ರಿಗಳಷ್ಟು ಆಚೀಚಿನ ದೃಶ್ಯಗಳನ್ನು ಕಾಣಬಲ್ಲವಂತೆ.

ನೊಣದ ಕಣ್ಣಿಗೆ ಇನ್ನೊಂದು ವಿಶೇಷವಿದೆ. ವಿಶಾಲವಾದ, ಸ್ಪಷ್ಟವಾದ ಚಿತ್ರವನ್ನು ಅದು ರೂಪಿಸುವುದಷ್ಟೆ ಅಲ್ಲ. ಹಾರುವಾಗಲೇ ಇನ್ನೊಂದು ಹಾರುವ ವಸ್ತುವಿನ ಚಲನೆಯನ್ನು ನಿಖರವಾಗಿ ಗುರುತಿಸಬಲ್ಲುದು. ಹೀಗಾಗಿಯೇ ನೊಣವನ್ನು ಹಿಡಿಯುವುದು ಕಷ್ಟ. ಬೆನ್ನ ಹಿಂದಿನ ಚಿತ್ರವೂ ಅದಕ್ಕೆ ಗೊತ್ತಾಗುವುದರಿಂದ ಅದು ಸುಲಭವಾಗಿ ತಪ್ಪಿಸಿಕೊಳ್ಳುತ್ತದೆ. ಹಾಗೆಯೇ ಹಾರುತ್ತ ಸಮೀಪಿಸುವ ವಸ್ತುಗಳನ್ನೂ ಅದು ಗುರುತಿಸಿ, ಹಾದಿ ಬದಲಿಸಿಕೊಳ್ಳುತ್ತದೆ. ಡ್ರೋನುಗಳಿಗೂ ಇದೇ ಸೌಲಭ್ಯವನ್ನು ಈ ಕಣ್ಣುಗಳು ಒದಗಿಸಬಲ್ಲುವೇ ಎಂದು ಫಾನ್ ತಂಡ ಪರೀಕ್ಷಿಸಿದೆ. ಚಚ್ಚೌಕದ ಮಾರ್ಗದಲ್ಲಿ ಚಲಿಸುತ್ತಿರುವ ನಾಲ್ಕು ಕಾಲಿನ ರೋಬಾಟಿಗೆ ದೀಪವನ್ನು ಹೊಂದಿಸಿ ನಡೆಯಲು ಬಿಟ್ಟಿದ್ದಾರೆ. ಡ್ರೋನ್ ಒಂದಕ್ಕೆ ಪಿನ್ಹೋಲ್ ಕಣ್ಣನ್ನು ಲಗತ್ತಿಸಿ, ದೀಪವಿರುವತ್ತ ಸಾಗುವಂತೆ ನಿರ್ದೇಶಿಸಿದ್ದಾರೆ. ಅನಂತರ ಅದು ಹೋದಲ್ಲೆಲ್ಲ ನಾಗಾಲಿಯನ್ನು ಡ್ರೋನು ತನ್ನಂತಾನೇ ಹಿಂಬಾಲಿಸುವುದನ್ನು ಖಚಿತಪಡಿಸಿಕೊಂಡಿದ್ದಾರೆ.

ಫಾನ್ ತಂಡ ರೂಪಿಸಿರುವ ಕಣ್ಣುಗಳಲ್ಲಿ ಇದೀಗ ಕೇವಲ ನೂರಿಪ್ಪತ್ತು ಒಮಟೀಡಿಯಗಳಿವೆಯಷ್ಟೆ. ಸಾವಿರಾರು ಒಮಟೀಡಿಯ ಇರುವ ಕಣ್ಣುಗಳನ್ನು ಸೃಷ್ಟಿಸಿದರೆ ಇನ್ನಷ್ಟು ಸ್ಪಷ್ಟವಾದ ಚಿತ್ರ ನೀಡುವ ಕಣ್ಣುಗಳು ಸಾಧ್ಯವಾಗಬಹುದು. ಆದರೆ ಅಷ್ಟು ಸೂಕ್ಷ್ಮವಾದ ರಂಧ್ರಗಳಿಗೆ ತಂತಿಗಳನ್ನು ಜೋಡಿಸುವ ಕೌಶಲವನ್ನು ಸುಧಾರಿಸಬೇಕು. ಹಾಗಾದಾಗ ಇಂತಹ ಮಸೂರಗಳೇ ಇಲ್ಲದ ನೊಣದ ಕಣ್ಣುಗಳಂತಹ ರೋಬೋಟ್ ಕಣ್ಣುಗಳು, ಕ್ಯಾಮೆರಾಗಳು ಸೃಷ್ಟಿಯಾದಾವು. ಅತಿ ವೇಗದಲ್ಲಿ ಸಾಗುವ ಕ್ರಿಕೆಟ್ ಬಾಲಿನ ಹಿಂದೆಯೇ ಸಾಗುವ ರೋಬೋಟ್ ಕ್ಯಾಮೆರಾಗಳೂ ಸಾಧ್ಯವಾಗಬಹುದು. ದೇವಾಲಯವೊಂದರಲ್ಲಿ ನೆರಳು ಮೂಡಿಸುವ ತಂತ್ರವೇ ನವನವೀನ ರೋಬೋಟ್ ಕಣ್ಣಿಗೂ ಕಾರಣವಾಗಿರುವುದು ವಿಜ್ಞಾನದ ಬೆರಗು. ❖

ಎಸ್ಸೆಸ್ಸೆಲ್ಸಿ- ಪಿಯುಸಿ ಪರೀಕ್ಷೆ ದಿಕ್ಸೂಚಿ

ಎಸ್ಸೆಸ್ಸೆಲ್ಸಿ -ಸಮಾಜ

ಅಧ್ಯಾಯ:1 ಭಾರತಕ್ಕೆ ಯುರೋಪಿಯನ್ನರ ಆಗಮನ

25) ಇಂಗ್ಲಿಷರು ಎಲ್ಲಿ ಸೆಂಟ್ ಜಾರ್ಜ್ ಫೋರ್ಟ್ ಎಂಬ ಬಲಿಷ್ಠ ಕೋಟೆಯನ್ನು ಕಟ್ಟಿದರು.?

ಉತ್ತರ:– ಮದ್ರಾಸ್

26) ಇಂಗ್ಲಿಷ್ ಈಸ್ಟ್ ಇಂಡಿಯಾ ಕಂಪನಿಗೆ ಮುಂಬೈಯನ್ನು ಕೊಟ್ಟವರು ಯಾರು? ಅದಕ್ಕೆ ಎಷ್ಟು ಬಾಡಿಗೆ ಕಟ್ಟುತ್ತಿದ್ದರು?

ಉತ್ತರ:– ಇಂಗ್ಲೆಂಡಿನ ರಾಜಕುಮಾರ ಎರಡನೇ ಚಾರ್ಲ್ಸ್‌ನು ಬಾಂಬೆಯನ್ನು 1668ರಲ್ಲಿ ಕಂಪನಿಗೆ ವಾರ್ಷಿಕ 10 ಪೌಂಡುಗಳ ಬಾಡಿಗೆಗೆ ವಹಿಸಿಕೊಟ್ಟನು.

27) ಕೋಲ್ಕತ್ತಾ ನಗರವಾಗಿ ಬೆಳೆಯಲು ಕಾರಣವಾದುದ್ದು ಯಾವುದು?

ಉತ್ತರ:– ಬ್ರಿಟಿಷರು 1690ರ ದಶಕದಲ್ಲಿ ಬಂಗಾಳದ ರಾಜ್ಯಪಾಲನಿಂದ ಹೂಗ್ಲಿ ನದಿ ದಂಡೆಯ ಮೇಲೆ ಸುತನುತಿ, ಕಲ್ಕತ್ತ ಮತ್ತು ಗೋವಿಂದಪುರ ಎಂಬ ಮೂರು ಹಳ್ಳಿಗಳನ್ನು ಖರೀದಿಸಿ ಫೋರ್ಟ್ ವಿಲಿಯಂ ಎಂಬ ಕೋಟೆಯನ್ನು ಕಟ್ಟಿದರು. ಇದರ ಸುತ್ತ ಕಲ್ಕತ್ತಾ ನಗರ ಬೆಳೆಯಿತು.

28) ಇತರೇ ಯುರೋಪಿಯನ್ ಈಸ್ಟ್ ಇಂಡಿಯಾ ಕಂಪನಿಗೂ ಫ್ರೆಂಚ್ ಈಸ್ಟ್ ಇಂಡಿಯಾ ಕಂಪನಿಗೂ ಇರುವ ವ್ಯತ್ಯಾಸವೇನು?

ಉತ್ತರ:– ಫ್ರೆಂಚ್ ಈಸ್ಟ್ ಇಂಡಿಯಾ ಕಂಪನಿಯು ಸರ್ಕಾರಿ ಒಡೆತನದ ಕಂಪನಿಯಾಗಿ ಆರಂಭವಾಯಿತು. ಆದರೆ ಉಳಿದವು ಖಾಸಗಿ ಕಂಪನಿಗಳಾಗಿದ್ದವು.

29) ಯಾವ ವರ್ಷ ಫ್ರೆಂಚ್ ಈಸ್ಟ್ ಇಂಡಿಯಾ ಕಂಪನಿಯು ಆರಂಭವಾಯಿತು.

ಉತ್ತರ:– 1664

30) ಫ್ರೆಂಚರ ವ್ಯಾಪಾರಿ ಕೇಂದ್ರಗಳನ್ನು ಹೆಸರಿಸಿ.

ಉತ್ತರ:– ಸೂರತ್, ಮಚಲಿಪಟ್ಟಣ, ಚಂದ್ರನಗರ, ಮಾಹೆ, ಕಾರೈಕಲ್ಲು, ಕಾಸಿಂ ಬಜಾರ್, ಬಾಲಸೂರ್

31) ಪಾಂಡಿಚೇರಿ ಬಗ್ಗೆ ಬರೆಯಿರಿ.

ಉತ್ತರ:– ಫ್ರೆಂಚರು 1674ರಲ್ಲಿ ವಾಲಿಕೊಂಡಪುರಂನ ಸ್ಥಳೀಯ ಮುಸ್ಲಿಂ ಅಧಿಕಾರಿಯಿಂದ ಪಡೆದರು. ಕ್ರಮೇಣ ಇದನ್ನೆ ದೊಡ್ಡ ವ್ಯಾಪಾರ ಕೇಂದ್ರವಾಗಿ ಮಾರ್ಪಡಿಸಿ ತಮ್ಮ ರಾಜಧಾನಿಯನ್ನಾಗಿ ಮಾಡಿಕೊಂಡರು.

ಅದೇ ಪುದುಚೇರಿ ಅಥವಾ ಪಾಂಡಿಚೇರಿ. ಇದು ಫ್ರೆಂಚರು ಭಾರತ ತೊರೆದು ಹೋಗುವವರೆಗೆ ಅವರ ರಾಜಧಾನಿಯಾಗಿತ್ತು.

32) ಯಾವ ವರ್ಷ ಡೂಪ್ಲೆ ಪಾಂಡಿಚೇರಿಯ ಗವರ್ನರ್ ಆಗಿ ಬಂದ?

ಉತ್ತರ:– 1746

33) 1724ರಲ್ಲಿ ಹೈದರಾಬಾದ್ ಸಂಸ್ಥಾನವನ್ನು ಸ್ಥಾಪಿಸಿದನು ಯಾರು?

ಉತ್ತರ:– 'ಅಸಫ್ ಜಾ'

34) ಯಾವ ಒಪ್ಪಂದದೊಂದಿಗೆ ಮೊದಲ ಕಾರ್ನಾಟಿಕ್ ಯುದ್ಧ ಅಂತ್ಯವಾಯಿತು?

ಉತ್ತರ:–ಯುರೋಪಿನಲ್ಲಿ ಫ್ರಾನ್ಸ್ ಮತ್ತು ಇಂಗ್ಲೆಂಡಿನ ನಡುವೆ ಆದ 'ಏಕ್ಸ್–ಲಾ–ಚಾಪೆಲ್' ಒಪ್ಪಂದದೊಂದಿಗೆ ಮುಕ್ತಾಯವಾಯಿತು

35) ಮೊದಲ ಕಾರ್ನಾಟಿಕ್ ಯುದ್ಧದ ಬಗ್ಗೆ ಬರೆಯಿರಿ

ಉತ್ತರ:– ಡೂಪ್ಲೆಯ ಕೋರಿಕೆಯ ಮೇರೆಗೆ ಲಾಬೋರ್ಡಿನಾ ಎಂಬ ಫ್ರೆಂಚ್ ಸೇನಾ ಮುಖ್ಯಸ್ಥನು ಮಾರಿಷಸ್‌ನಿಂದ ಬಂದು ಬ್ರಿಟಿಷರಿಂದ ಮದ್ರಾಸನ್ನು ವಶಪಡಿಸಿಕೊಂಡನು. ಅಸಹಾಯಕರಾದ ಬ್ರಿಟಿಷರು ಕಾರ್ನಾಟಿಕ್ ನವಾಬನಾದ ಅನ್ವರುದ್ದೀನನಲ್ಲಿ ಮೊರೆ ಇಟ್ಟರು. ಮದ್ರಾಸ್‌ನಿಂದ ಫ್ರೆಂಚರನ್ನು ಹೊರಗಟ್ಟಲು ಅನ್ವರುದ್ದೀನ್ ಕಳುಹಿಸಿಕೊಟ್ಟ ಸೇನೆಯು ಸೋತಿತು. ಕೊನೆಗೆ ಲಾಬೋರ್ಡಿನನು ಡೂಪ್ಲೆಗೆ ತಿಳಿಸದೆ ಬ್ರಿಟಿಷರಿಂದ ಹಣ ಪಡೆದು ಮದ್ರಾಸನ್ನು ಬಿಟ್ಟು ಕೊಟ್ಟು ಮಾರಿಷಸ್‌ಗೆ ಹೊರಟು ಹೋದನು. ಇದರಿಂದ ಕೋಪಗೊಂಡ ಡೂಪ್ಲೆಯು ಮದ್ರಾಸನ್ನು ಮತ್ತೆ ಪಡೆಯುವ ವಿಫಲ ಪ್ರಯತ್ನ ನಡೆಸಿದನು. ಅಂತಿಮವಾಗಿ ಈ ಯುದ್ಧವು ಯುರೋಪಿನಲ್ಲಿ ಫ್ರಾನ್ಸ್ ಮತ್ತು ಇಂಗ್ಲೆಂಡಿನ ನಡುವೆ ಆದ 'ಏಕ್ಸ್–ಲಾ–ಚಾಪೆಲ್' ಒಪ್ಪಂದದೊಂದಿಗೆ ಮುಕ್ತಾಯವಾಯಿತು

36) ಅಸಫ್‌ಜಾನ ಮತ್ತೊಬ್ಬ ಮಗನಾದ ಸಲಾಬತ್ ಜಂಗನನ್ನು ಹೈದರಾಬಾದಿನ ನಿಜಾಮನಾಗಿ ಮಾಡಿದವರು ಯಾರು?

ಉತ್ತರ:– ಫ್ರೆಂಚರು

37) ಸಲಾಬತ್ ಜಂಗನನ್ನು ಹೈದರಾಬಾದಿನ ನಿಜಾಮನಾಗಿ ಮಾಡಿ ಆತನ ರಕ್ಷಣೆಗೆ ಫ್ರೆಂಚರು ಯಾರನ್ನು ನೇಮಿಸಿದ್ದರು?

ಉತ್ತರ:– ಸಲಾಬತ್ ಜಂಗನನ್ನು ಹೈದರಾಬಾದಿನ ನಿಜಾಮನಾಗಿ ಮಾಡಿ ಅವನ ರಕ್ಷಣೆಗಾಗಿ ಆಸ್ಥಾನದಲ್ಲಿ ಫ್ರೆಂಚರು ತಮ್ಮ ಸೈನ್ಯ ಸಹಿತ 'ಬುಸ್ಸಿ' ಎಂಬ ಅಧಿಕಾರಿಯನ್ನು ನೇಮಿಸಿದ್ದರು.

38) ಎರಡನೆಯ ಕಾರ್ನಾಟಿಕ್ ಯುದ್ಧವು ಯಾವ ಒಪ್ಪಂದ'ದೊಂದಿಗೆ ಮುಕ್ತಾಯವಾಯಿತು?

ಉತ್ತರ:– ಎರಡನೆಯ ಕಾರ್ನಾಟಿಕ್ ಯುದ್ಧವು ಪಾಂಡಿಚೇರಿ ಒಪ್ಪಂದದೊಂದಿಗೆ ಮುಕ್ತಾಯವಾಯಿತು.

39) ಎರಡನೆಯ ಕಾರ್ನಾಟಿಕ್ ಯುದ್ಧ ಕುರಿತು ಬರೆಯಿರಿ

ಉತ್ತರ:– ಫ್ರೆಂಚರು ಅಸಫ್‌ಜಾನ ಮತ್ತೊಬ್ಬ ಮಗನಾದ ಸಲಾಬತ್ ಜಂಗನನ್ನು ಹೈದರಾಬಾದಿನ ನಿಜಾಮನಾಗಿ ಮಾಡಿದರು. ಅವನ ರಕ್ಷಣೆಗಾಗಿ ಆಸ್ಥಾನದಲ್ಲಿ ಫ್ರೆಂಚರು ತಮ್ಮ ಸೈನ್ಯ ಸಹಿತ 'ಬುಸ್ಸಿ' ಎಂಬ ಅಧಿಕಾರಿಯನ್ನು ನೇಮಿಸಿದ್ದರು. ಮತ್ತೊಂದು ಕಡೆ ಫ್ರೆಂಚರ ಬೆಂಬಲದಿಂದ ಚಂದಾಸಾಹೇಬನು ಕಾರ್ನಾಟಿಕ್‌ನ ನವಾಬನಾಗಿದ್ದನು ಆದರೆ ಇಂಗ್ಲಿಷ್ ಈಸ್ಟ್ ಇಂಡಿಯಾ ಕಂಪನಿಯ ಅಧಿಕಾರಿ ರಾಬರ್ಟ್ ಕ್ಲೈವನು ಕಾರ್ನಾಟಿಕದ ರಾಜಧಾನಿ ಆರ್ಕಾಟಿನ ಮೇಲೆ ಆಕ್ರಮಣ ಮಾಡಿ ಫ್ರೆಂಚರು ಮತ್ತು ಚಂದಾಸಾಹೇಬನನ್ನು ಸೋಲಿಸಿದನು. ಅಂತಿಮವಾಗಿ ಈ ಯುದ್ಧದಲ್ಲಿ ಚಂದಾಸಾಹೇಬನನ್ನು ಬಂಧಿಸಿ ಹತ್ಯೆ ಮಾಡಲಾಯಿತು. ಅವನ ಸ್ಥಾನಕ್ಕೆ ಬ್ರಿಟಿಷರು ಅನ್ವರುದ್ದೀನನ ಮಗನಾದ ಮಹಮ್ಮದ್ ಅಲಿಯನ್ನು ನವಾಬನಾಗಿ ನೇಮಕ ಮಾಡಿದರು. ಕೊನೆಗೆ ಎರಡನೆಯ ಕಾರ್ನಾಟಿಕ್ ಯುದ್ಧವು ಪಾಂಡಿಚೇರಿ ಒಪ್ಪಂದದೊಂದಿಗೆ ಮುಕ್ತಾಯವಾಯಿತು. ಫ್ರೆಂಚರು ಡೂಪ್ಲೆಯನ್ನು ಹಿಂದಕ್ಕೆ ಕರೆಸಿಕೊಂಡರು. ಈ ಯುದ್ಧವು ಫ್ರೆಂಚರಿಗೆ ರಾಜಕೀಯ ಹಿನ್ನಡೆಯನ್ನು, ಬ್ರಿಟಿಷರಿಗೆ ಪ್ರತಿಷ್ಠೆಯನ್ನು ತಂದುಕೊಟ್ಟಿತು.

40) ಮೂರನೆಯ ಕಾರ್ನಾಟಿಕ್ ಯುದ್ಧ ಬಗ್ಗೆ ಬರೆಯಿರಿ

ಉತ್ತರ: ಫ್ರೆಂಚರ 'ಕೌಂಟ್ ಡಿ ಲಾಲಿ'ಯು 1760ರಲ್ಲಿ ವಾಂಡಿವಾಷ್ ಕೋಟೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದನು. ಈ ನಿರ್ಣಾಯಕ ವಾಂಡಿವಾಷ್ ಕದನದಲ್ಲಿ ಬ್ರಿಟಿಷ್ ಸೇನಾಧಿಕಾರಿ ಸರ್. ಐರ್ ಕೂಟನು ಫ್ರೆಂಚರನ್ನು ಸೋಲಿಸಿದನಲ್ಲದೆ, ಬುಸ್ಸಿಯನ್ನು ಸೆರೆಹಿಡಿದನು. ಲಾಲಿಯು ತಪ್ಪಿಸಿಕೊಂಡು ಪಾಂಡಿಚೇರಿಯಲ್ಲಿ ತಲೆಮರೆಸಿಕೊಂಡನು. ಅಂತಿಮವಾಗಿ ಐರ್‌ಕೂಟನು ಪಾಂಡಿಚೇರಿಗೂ ಮುತ್ತಿಗೆ ಹಾಕಿದಾಗ ಲಾಲಿಯು 1761ರಲ್ಲಿ ಬೇಷರತ್ತಾಗಿ ಶರಣಾದನು. ಕಾರ್ನಾಟಿಕ್ ಯುದ್ಧಗಳ ಪರಿಣಾಮವಾಗಿ ಫ್ರೆಂಚರು ಭಾರತದಲ್ಲಿ ತಮ್ಮ ಎಲ್ಲ ನೆಲೆಗಳನ್ನು ಕಳೆದುಕೊಂಡರು. ಅದಾಗ್ಯೂ 1763ರಲ್ಲಿ ನಡೆದ 'ಪ್ಯಾರಿಸ್ ಒಪ್ಪಂದ'ದ ಪ್ರಕಾರ ಫ್ರೆಂಚರಿಗೆ ಪಾಂಡಿಚೇರಿಯನ್ನು ಹಿಂತಿರುಗಿಸಲಾಯಿತು. ಈ ಬೆಳವಣಿಗೆಗಳೊಂದಿಗೆ ದಕ್ಷಿಣ ಭಾರತದಲ್ಲಿ ಫ್ರೆಂಚರು ಮೂಲೆಗುಂಪಾದರು. ಹೀಗೆ ಬ್ರಿಟಿಷರು ತಮ್ಮ ಇತರ ಯುರೋಪಿಯನ್ ಪ್ರತಿಸ್ಪರ್ಧಿಗಳನ್ನು ದಮನ ಮಾಡಿ ದಕ್ಷಿಣ ಭಾರತವನ್ನು ಗೆಲ್ಲುವ ಕಾರ್ಯದಲ್ಲಿ ಮಗ್ನರಾದರು.

ಎಸ್ಸೆಸ್ಸೆಲ್ಸಿ ಗಣಿತ ವಿಷಯದ ಇಂಗ್ಲಿಷ್ ಮಾಧ್ಯಮದ ಪ್ರಶ್ನೋತ್ತರಕ್ಕಾಗಿ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ

ಮಾಹಿತಿ: ಜ್ಞಾನಭಾರತಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ

II PUC BIOLOGY

MOLECULAR BASIS OF INHERITANCE

11. Write short note on sickle cell anaemia?

Ans:- *(…….Contd)*

molecule is synthesised i.e., Glutamic acid with a negative charge is replaced by another amino acid, valine with no charge, thus altering the behaviour of the entire molecule. RBC containing abnormal haemoglobin break down (haemolysis) under conditions of low oxygen tension resulting in aneamia with sickle shaped RBC. These sickle shaped RBC fail to pass through the narrow blood capillaries. Instead, they block the blood flow which may be fatal.

12. When does the Cri Du Chat syndrome ocur and what are its salient features?

Ans:- Cri Du Chat syndrome occurs in infants, when there is a loss of a small segment of one of the 5^{th} – chromosome pair.

The salient features of the infant with this syndrome are –

(a) Rounded, moon like face.

(b) Feeble sorrowful cry imitating the mewing of cat.

(c) Physical and mental retardation.

13. What is Phenylketonuria (PKU)?

Ans:- Phenylketonuria (PKU) is a genetic disorder characterised by abnormal increase in the level of phenylalanine in the blood due to absence of enzyme phenylalanine hydroxylase. Excess of phenylalanine changes into phenylpyruvic acid which damages brain and causes mental backwardness in the child.

14. What is Cystic fibrosis?

Ans:- Cystic fibrosis is a genetic disorder caused by single autosome recessive gene. It controls an enzyme which produces a glycoprotein. Due to this glycoprotein mucous of abnormally high viscosity is produced. Due to the formation of this high viscosity mucus exocrine glands like sweat glands of skin, lungs, liver and pancreas start functioning abnormally. It shows symptoms like –

(a) Stagnation of tubules of lungs making it susceptible to infection. It causes bronchitis.

(b) Due to impaired functioning of liver and pancreas, bile and digestive enzymes of pancreas are produced in less quantity.

15. What is Aneuploidy? Give example.

Ans:- Aneuploidy is the numerical change in chromosome number. It can be either due to loss of one or more chromosomes or due to the addition of one or more chromosome to the complete chromosome complement.

Eg: – Monosomy – it is due to the loss of single chromosome.

Trisomy – it is due to the presence of an extra chromosome (2n + 1).

Answer the following questions:-

1. In a particular plant species, majority of the plants bear purple flowers. Very few plants have white flowers. No intermediate colours are observed. If you are given a plant bearing purple flowers, how would you ascertain that is a pure breed for that trait? Explain.

Ans:- Through self pollination - If pure, the progeny will be all purple flowered.

If hybrid, purple flowered and white flowered plants appear in the ratio of 3:1.

Through Test Cross - In a test cross the individual with dominant trait (here purple flower colour) is crossed with individual having recessive trait (here white flower colour). In case all the offspring have dominant purple coloured flowers the plant was homozygous dominant. In case 50% of the progeny has dominant purple colour flowers and 50% progeny has recessive white coloured flowers, the plant with dominant trait was heterozygous.

2. The human male and female bird are heterogametic while the human female and male bird are homogametic. Why are they called so?

Ans:- (a) Sex chromosomes are heteromorphic in both human male and female bird.

Human Male – XY, Female Bird – ZW.

They produce two types of gametes and are hence heterogametic.

Human Males – (A + X), (A + Y),

Female Bird – (A + Z), (A + W).

b) Human female as well as male bird have homomorphic sex chromosomes.

Human Female – XX, Male Bird – ZZ.

They produce only type of gametes and are hence homogametic.

Human Females-(A + X), Male Bird – (A + Z).

3. In Pea plant, smooth seed coat is dominant over wrinkled seed coat. What will be the expected ratio of phenotypes of the offspring in a cross between –

i	**Heterozygous smooth**	**x**	**Heterozygous smooth**
ii	**Heterozygous smooth**	**x**	**Homozygous wrinkled**
iii	**Heterozygous smooth**	**x**	**Homozygous smooth**

Ans:- *(Contd……)*

ಆತ್ಮಹತ್ಯೆ ಪ್ರಕರಣ: ಕುಟುಂಬದವರಿಗೆ ಸಾಂತ್ವನ ಹೇಳಿದ ಸಚಿವ ನಾಗೇಂದ್ರ ಅವರ ವಿಶೇಷಾಧಿಕಾರಿ

‘ಸಾಹೇಬ’ರಿಂದ ಬಂದ ನೆರವಿನ ಸಂದೇಶ

ಪ್ರಜಾವಾಣಿ ವಾರ್ತೆ

ಶಿವಮೊಗ್ಗ: ಆತ್ಮಹತ್ಯೆ ಮಾಡಿಕೊಂಡಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್ ಅವರ ಇಲ್ಲಿನ ಕೆಂಚಪ್ಪ ಲೇಔಟ್‌ನಲ್ಲಿನ ಮನೆಗೆ ಮಂಗಳವಾರ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರ ವಿಶೇಷಾಧಿಕಾರಿ ಚಂದ್ರುಗೌಡ ವೆಂಕಟಗಿರಿ ದಳವಾಯಿ (ಸಿ.ವಿ.ದಳವಾಯಿ) ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

‘ಸಾಹೇಬರು (ಸಚಿವ ಬಿ.ನಾಗೇಂದ್ರ) ನಿಮ್ಮ ಕುಟುಂಬಕ್ಕೆ ಎಲ್ಲ ರೀತಿಯ ನೆರವು ಕೊಡಲು ಹಾಗೂ ಚಂದ್ರಶೇಖರನ್ ಸಾವಿಗೆ ನ್ಯಾಯ ಕೊಡಿಸಲು ನಿರ್ಧರಿಸಿದ್ದಾರೆ. ಅವರ ಪ್ರತಿನಿಧಿಯಾಗಿ ಬಂದಿದ್ದೇನೆ. ನಿಮ್ಮ ಅಹವಾಲನ್ನು ಅವರ ಗಮನಕ್ಕೆ ತರುತ್ತೇನೆ’ ಎಂದು ಚಂದ್ರಶೇಖರನ್ ಪತ್ನಿ ಕವಿತಾ ಅವರಿಗೆ ಸಿ.ವಿ.ದಳವಾಯಿ ತಿಳಿಸಿದರು.

‘ಪತಿ ಆತ್ಮಹತ್ಯೆ ಮಾಡಿಕೊಳ್ಳುವವರಲ್ಲ. ಅವರ ಮೇಲೆ ಅಪವಾದ ಹೊರಿಸಿ ಬಲಿಪಶು ಮಾಡಿ ಜೀವ ತೆಗೆದಿದ್ದಾರೆ. ಅದಕ್ಕೆ ಯಾರ ನ್ಯಾಯ ಕೊಡುತ್ತೀರಿ’ ಎಂದು ಕವಿತಾ ಪ್ರಶ್ನಿಸಿದರು.



ಪಿ.ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದಲ್ಲಿ ಡೆತ್‌ನೋಟ್ ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ. ಇನ್ನೂ ಯಾರನ್ನೂ ಬಂಧಿಸಿಲ್ಲ

ಚಂದ್ರಕಲಾ, ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆ ಸಿಪಿಐ

‘ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಅವರ ಗಮನಕ್ಕೆ ಬಾರದೇ ನಿಗಮದಲ್ಲಿ ಅವ್ಯವಹಾರ ನಡೆಯಲು ಸಾಧ್ಯವೇ. ಗಂಡನ ಸಾವಿಗೆ ನ್ಯಾಯ ಒದಗಿಸಬೇಕು’ ಎಂದು ಒತ್ತಾಯಿಸಿದರು.

ಬಂಗಾರ ಅಡವಿಟ್ಟಿದ್ದರು: ‘ಪತಿ ಎಂಟು ವರ್ಷಗಳಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಒಂದೂವರೆ ತಿಂಗಳು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ದಾಖಲಾಗಿದ್ದರು. ಎಂಟು ತಿಂಗಳು ಆಕ್ಸಿಜನ್ ಸಿಲಿಂಡರ್ ನೆರವು ಪಡೆದು ಬದುಕಿದ್ದರು. ಆಗ ಆದ ಖರ್ಚಿಗಾಗಿ ಮನೆಯಲ್ಲಿದ್ದ ಚಿನ್ನದ ಒಡವೆಗಳನ್ನು ಅಡವಿಟ್ಟಿದ್ದರೇ ಹೊರತು ನಿಗಮದಿಂದ ನಯಾ ಪೈಸೆ ಪಡೆದಿರಲಿಲ್ಲ’ ಎಂದು ಹೇಳಿದರು.

‘ಮಕ್ಕಳ ಶಿಕ್ಷಣ, ಸಂಸಾರದ ಖರ್ಚು ನಿಭಾಯಿಸಲು ನಾನೂ ದಿನಗೂಲಿಯಾಗಿ ಕೆಲಸಕ್ಕೆ ಹೋಗುತ್ತಿದ್ದೇನೆ. ಬರುವ ಆದಾಯದಲ್ಲಿ ಬೆಂಗಳೂರಿನಲ್ಲಿ ಕುಟುಂಬ ನಿರ್ವಹಣೆ ಮಾಡುವುದು ಕಷ್ಟ ಎಂದು ನಮಗಾಗಿ ಶಿವಮೊಗ್ಗದಲ್ಲಿ ಬಿಟ್ಟು ಸಣ್ಣ ಕೊಠಡಿ ಬಾಡಿಗೆ ಪಡೆದಿದ್ದರು. ಅಷ್ಟೊಂದು ಪ್ರಾಮಾಣಿಕ ವ್ಯಕ್ತಿ ಈಗ ಹೀಗೆ ಮಾಡಿಕೊಂಡಿದ್ದಾರೆ. ಅವರ ಮೇಲೆ ಏಕೆ ಒತ್ತಡ ಇತ್ತು ಎಂಬುದು ಇದರಿಂದ ಮನದಟ್ಟಾಗುತ್ತದೆ’ ಎಂದು ಕವಿತಾ ಆಕ್ರೋಶ ವ್ಯಕ್ತಪಡಿಸಿದರು.

ಎರಡು ದಿನ ಮನೆಯಲ್ಲೇ ಇದ್ದರು

ಚಂದ್ರಶೇಖರನ್ ಮೇ 24ರ ರಾತ್ರಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದಿದ್ದರು. ಎರಡು ದಿನ ಸರ್ಕಾರಿ ರಜೆ ಇದ್ದ ಕಾರಣ ಮನೆಯಲ್ಲಿಯೇ ಉಳಿದಿದ್ದರು. ಚಂದ್ರಶೇಖರನ್ ಹಾಗೂ ಕವಿತಾ ದಂಪತಿಗೆ ಇಬ್ಬರು ಪುತ್ರರು. ಹಿರಿಯ ಪುತ್ರ ಚಿನ್ಮಯ್ ಬೆಂಗಳೂರಿನಲ್ಲಿ ಹೋಟೆಲ್ ಮ್ಯಾನೇಜ್‌ಮೆಂಟ್ ಓದುತ್ತಿದ್ದು, ಮತ್ತೊಬ್ಬ ಪುತ್ರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ. ಕವಿತಾ ಶಿವಮೊಗ್ಗದ ಜಿಲ್ಲಾ ಅಂಗವಿಕಲ ಕಲ್ಯಾಣ ಇಲಾಖೆಯಲ್ಲಿ ದಿನಗೂಲಿ ಮೇಲೆ ಕಂಪ್ಯೂಟರ್ ಆಪರೇಟರ್ ಆಗಿದ್ದಾರೆ.

‘ಕಾಂಗ್ರೆಸ್ ಭ್ರಷ್ಟಾಚಾರದ ಪಿತಾಮಹ’

ಕಲಬುರಗಿ: ‘ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ಪಿತಾಮಹ ಎಂಬುದು ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ₹ 187 ಕೋಟಿ ಹಗರಣ ಮತ್ತು ಈ ಸಂಬಂಧ ಮರಣಪತ್ರ ಬರೆದು ಚಂದ್ರಶೇಖರನ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ರುಜುವಾತಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಅವರು ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಬೇಕು. ನ್ಯಾಯಾಂಗ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಸಿದರು.

ಎಫ್‌ಐಆರ್ ಬದಲಾವಣೆ

ಪತಿಯ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕವಿತಾ ಸೋಮವಾರ ಮಧ್ಯಾಹ್ನ ನೀಡಿದ ದೂರು ಆಧರಿಸಿ ‘ಅಸಹಜ’ ಸಾವು ಪ್ರಕರಣ ದಾಖಲಿಸಲಾಗಿತ್ತು. ನಂತರ ಶವಪರೀಕ್ಷೆ ನಡೆಸಿ ಕುಟುಂಬದವರಿಗೆ ಒಪ್ಪಿಸಲಾಗಿತ್ತು. ಅಂತ್ಯಕ್ರಿಯೆ ನಂತರ ಮನೆಗೆ ಮರಳಿ ಪರಿಶೀಲಿಸಿದಾಗ ರಾತ್ರಿ ಮರಣಪತ್ರ ದೊರೆತಿತ್ತು. ಅದನ್ನು ಆಧರಿಸಿ ಕವಿತಾ ಮತ್ತೊಮ್ಮೆ ದೂರು ನೀಡಿದ್ದರು. ಅದರ ಅನ್ವಯ ತಡರಾತ್ರಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ಮೂವರು ಅಧಿಕಾರಿಗಳ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಐ.ಟಿ ಕಂಪನಿ ಖಾತೆಗೆ ಹಣ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಲ್ಲಿದ್ದ ₹87 ಕೋಟಿಯನ್ನು ಸಾಫ್ಟ್‌ವೇರ್ ಕಂಪನಿಯೊಂದರ ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಿರುವುದು ಪ್ರಾಥಮಿಕ ಹಂತದ ಪರಿಶೀಲನೆಯಲ್ಲಿ ಕಂಡುಬಂದಿದೆ.

ಯೂನಿಯನ್ ಬ್ಯಾಂಕ್‌ನ ಎಂ.ಜಿ. ರಸ್ತೆಯ ಶಾಖೆಯಲ್ಲಿ ನಿಗಮದ ಬ್ಯಾಂಕ್ ಖಾತೆ ಇದೆ. ಆ ಖಾತೆಯಲ್ಲಿ ನಿಗಮವು ₹187 ಕೋಟಿ ಇರಿಸಿತ್ತು. ಮಾರ್ಚ್ 1 ರಿಂದ ಮಾರ್ಚ್ 31ರ ಅವಧಿಯಲ್ಲಿ ₹87 ಕೋಟಿ ಮೊತ್ತವನ್ನು ಯೂನಿಯನ್ ಬ್ಯಾಂಕ್‌ನ ಬೇರೆ ಶಾಖೆಗಳ ಕೆಲವು ಖಾತೆಗಳಿಗೆ ವರ್ಗಾವಣೆ ಮಾಡಲಾಗಿತ್ತು. ಅಲ್ಲಿಂದ ಸಾಫ್ಟ್‌ವೇರ್ ಕಂಪನಿಯೊಂದರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂಬ ಮಾಹಿತಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್. ಮಂಜುನಾಥ್ ಪ್ರಸಾದ್ ಅವರಿಗೆ ನಿಗಮದ ಅಧಿಕಾರಿಗಳು ಸಲ್ಲಿಸಿರುವ ಪ್ರಾಥಮಿಕ ವರದಿಯಲ್ಲಿದೆ.

ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಸೂಚಿಸಲಾಗಿತ್ತು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ ಅವರು, ಯೂನಿಯನ್ ಬ್ಯಾಂಕ್‌ನ ಹಿರಿಯ ಅಧಿಕಾರಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೆದಿದ್ದ ಪತ್ರದ ಸಮೇತ ಕಿರು ವರದಿಯೊಂದನ್ನು ಮಂಗಳವಾರ ಸಲ್ಲಿಸಿದ್ದಾರೆ ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ತಮ್ಮ ಸಹಿಯನ್ನು ಪೋರ್ಜರಿ ಮಾಡಿ ಬ್ಯಾಂಕ್‌ಗೆ ಪತ್ರವೊಂದನ್ನು ಸಲ್ಲಿಸಿ, ನಿಗಮದ ಹೆಸರಿನಲ್ಲಿ ಚೆಕ್ ಪುಸ್ತಕ ಪಡೆಯಲಾಗಿದೆ. ಚೆಕ್‌ಗಳಿಗೂ ಪೋರ್ಜರಿ ಸಹಿ ಮಾಡಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಸ್ಪಷ್ಟನೆಯನ್ನು ಅವರು ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಇನ್ನೂ ₹100 ಕೋಟಿ ವರ್ಗಾವಣೆ ಯತ್ನ: ನಿಗಮದ ಖಾತೆಯಲ್ಲಿರುವ ಇನ್ನೂ ₹100 ಕೋಟಿಯನ್ನು ವರ್ಗಾಯಿಸುವ ಪ್ರಯತ್ನಗಳೂ ನಡೆದಿದ್ದವು. ಆ ಹಂತದಲ್ಲಿ ನಿಗಮದ ಕೆಲವು ಅಧಿಕಾರಿಗಳು ಮತ್ತು ಬ್ಯಾಂಕ್ ಅಧಿಕಾರಿಗಳ ಮಧ್ಯೆ ಅಸಮಾಧಾನ ಉಂಟಾಗಿತ್ತು. ಇದರಿಂದಾಗಿ ₹100 ಕೋಟಿ ವರ್ಗಾವಣೆ ಯತ್ನಕ್ಕೆ ಹಿನ್ನಡೆ ಆಗಿತ್ತು ಎಂಬ ಮಾಹಿತಿ ಇಲಾಖೆಯೊಳಗೆ ಚರ್ಚೆಗೆ ಕಾರಣವಾಗಿದೆ.

‘ಖಾತೆ ಇರುವುದೇ ಗೊತ್ತಿರಲಿಲ್ಲ’

‘ಲೋಕಸಭಾ ಚುನಾವಣಾ ನೀತಿಸಂಹಿತೆ ಜಾರಿಯಾಗುವ ಕೆಲವು ದಿನಗಳ ಮೊದಲು ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದೆ. ನೀತಿಸಂಹಿತೆ ಜಾರಿಯಾದ ಬಳಿಕ ನಾನು ಕಚೇರಿಗೆ ಹೋಗಿಲ್ಲ. ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ಖಾತೆ ಇರುವುದು ಮತ್ತು ಅದರಲ್ಲಿ ಹಣ ಇರಿಸಿರುವ ವಿಚಾರವನ್ನೇ ಅಧಿಕಾರಿಗಳು ನನಗೆ ತಿಳಿಸಿರಲಿಲ್ಲ’ ಎಂದು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ತಿಳಿಸಿದರು. ಪ್ರಕರಣ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಈ ಪ್ರಕರಣದ ಬಗ್ಗೆ ನನಗೆ ಯಾವ ಮಾಹಿತಿಯೂ ಇಲ್ಲ. ಸಿಐಡಿ ತನಿಖೆಯಲ್ಲಿ ಎಲ್ಲವೂ ಹೊರಬರಲಿದೆ’ ಎಂದರು.

ಆದರೆ, ‘ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾಗುತ್ತಿರುವ ಕುರಿತು ನಿಗಮದ ಅಧ್ಯಕ್ಷರಿಗೆ ಕರೆ ಮಾಡಿ (ಮೇ25) ಮಾಹಿತಿ ನೀಡಿದ್ದೆ’ ಎಂಬ ಉಲ್ಲೇಖ ಚಂದ್ರಶೇಖರನ್ ಅವರ ಮರಣ ಪೂರ್ವ ಪತ್ರದಲ್ಲಿದೆ.



ಆನೆ ನಡೆದದ್ದೇ ದಾರಿ.. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಗುಹ್ಯ ಗ್ರಾಮದಲ್ಲಿ 23 ಕಾಡಾನೆಗಳ ದಿಢೀರನೇ ಮಂಗಳವಾರ ಸಂಜೆ ಕೆಲವು ಆನೆಗಳು ಸಾಲಾಗಿ ವಿರಾಜಪೇಟೆ ರಸ್ತೆ ಮೂಲಕ ಹಾದುಹೋದವು –ಪ್ರಜಾವಾಣಿ ಚಿತ್ರ

ಅಧಿಕಾರಿ ಆತ್ಮಹತ್ಯೆ: ಸರ್ಕಾರಕ್ಕೆ ಕೆ.ಎಸ್. ಈಶ್ವರಪ್ಪ ಪ್ರಶ್ನೆ

ದ್ವಿಮುಖ ನಿಲುವು ಯಾಕೆ?

ಪ್ರಜಾವಾಣಿ ವಾರ್ತೆ

ಮಂಗಳೂರು: ‘ಹಿಂದೆ ನನ್ನ ವಿರುದ್ಧ ಆರೋಪ ಬಂದಾಗ ರಾಜೀನಾಮೆ ನೀಡಬೇಕು ಎಂದು ಹೋರಾಟ ನಡೆಸಿದ್ದರು. ನಿಮಗೆ ನೈತಿಕತೆ ಇದ್ದರೆ, ನಿಮ್ಮ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆದು ಪ್ರಕರಣದ ತನಿಖೆ ನಡೆಸಿ. ದ್ವಿಮುಖ ನಿಲುವು ಯಾಕೆ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರನ್ನು ಪ್ರಶ್ನಿಸಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಉಲ್ಲೇಖಿಸಿ ಮಾತನಾಡಿದ ಅವರು, ‘ಸಿವಿಲ್ ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಾಗ ನನ್ನ ಮೇಲೆ ಆರೋಪ ಬಂದ ಸಂದರ್ಭದಲ್ಲಿ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಆಗ ವಿರೋಧ ಪಕ್ಷದಲ್ಲಿದ್ದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನನ್ನ ರಾಜೀನಾಮೆಗೆ ಆಗ್ರಹಿಸಿದ್ದರು. ಈಗ ನಿಮ್ಮ ಸರ್ಕಾರದ ಸಚಿವ ಬಿ. ನಾಗೇಂದ್ರ ಮೇಲೆ ಆರೋಪ ಕೇಳಿಬಂದಿದೆ. ಯಾರು ಬೇಕಾದರೂ ಸಾಯಲಿ ಎಂದು ಅಂದುಕೊಂಡಿದ್ದೀರಾ? ಯಾವ ನಿರ್ಧಾರ ತೆಗೆಯುವಿರಿ? ಮೊದಲು ರಾಜೀನಾಮೆ ಪಡೆದು, ತನಿಖೆ ನಡೆಸಿ’ ಎಂದು ಆಗ್ರಹಿಸಿದರು.



ಕೆ.ಎಸ್.ಈಶ್ವರಪ್ಪ

‘ಮಂಗಳೂರಿನ ಕಂಕನಾಡಿಯಲ್ಲಿ ಕೆಲವರು ರಸ್ತೆಯ ಮೇಲೆ ನಮಾಜ್ ಮಾಡಿದ ಸುದ್ದಿಯನ್ನು ಪತ್ರಿಕೆಗಳಲ್ಲಿ ಗಮನಿಸಿದೆ. ರಾಷ್ಟ್ರದ್ರೋಹಿ ಕೃತ್ಯ ಮಾಡಿದವರನ್ನು ಒದ್ದು ಒಳಗೆ ಹಾಕಿ. ಕೆಲವು ದುಷ್ಟರ ಕಾರಣಕ್ಕೆ ಇಡೀ ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತದೆ. ಇಂತಹ ಪ್ರಕರಣಗಳನ್ನು ಹಗುರವಾಗಿ ಪರಿಗಣಿಸಿದರೆ ಹಿಂದೂಗಳು ಜಾಗೃತರಾಗುತ್ತಾರೆ. ಕೋಮು ಗಲಭೆಗಳಿಗೆ ನೀವೇ ಕಾರಣರಾಗುತ್ತೀರಿ. ಈ ರೀತಿಯ ತುಷ್ಟೀಕರಣ ನೀತಿಯೇ ನಿಮ್ಮನ್ನು ಭಸ್ಮ ಮಾಡುತ್ತದೆ’ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.

ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರನ್ನು ಬಿಜೆಪಿ ಕಾರ್ಯಕರ್ತರು ಬೆಂಬಲಿಸಬೇಕು. ಆ ಮೂಲಕ ಕರ್ನಾಟಕದಲ್ಲಿ ತಂದೆ– ಮಕ್ಕಳ ಹಿಡಿತದಲ್ಲಿರುವ ಬಿಜೆಪಿಯನ್ನು ಶುದ್ಧೀಕರಣಗೊಳಿಸಬೇಕು ಮತ್ತು ಪಕ್ಷದ ಹಿಂದುತ್ವ ಸಿದ್ಧಾಂತವನ್ನು ಉಳಿಸಬೇಕು ಎಂದು ಮನವಿ ಮಾಡಿದರು.

ರಸ್ತೆಯಲ್ಲಿ ನಮಾಜ್ ಎಫ್‌ಐಆರ್ ದಾಖಲು

ಪ್ರಜಾವಾಣಿ ವಾರ್ತೆ

ಮಂಗಳೂರು: ಕಂಕನಾಡಿ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಜ್ ನಡೆಸಿದ ಬಗ್ಗೆ ಕದ್ರಿ ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಕಂಕನಾಡಿಯ ಮಸೀದಿಯೊಂದರ ಮುಂಭಾಗದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಅಪರಿಚಿತರು ಇದೇ 24ರಂದು ಪ್ರಾರ್ಥನೆ ಸಲ್ಲಿಸುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವಿಸ್ತಾರಗೊಂಡಿದೆ. ಈ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 341 (ಅಕ್ರಮವಾಗಿ ನಿರ್ಬಂಧಿಸುವುದು), 283 (ಸಾರ್ವಜನಿಕ ರಸ್ತೆಯನ್ನು ಸ್ವಾಧೀನಕ್ಕೆ ಪಡೆದು ಜನರಿಗೆ ಅಡ್ಡಿಪಡಿಸುವುದು), 143 (ಅಕ್ರಮ ಕೂಟ ರಚನೆ) ಹಾಗೂ 149ರ (ಉದ್ದೇಶಪೂರ್ವಕವಾಗಿ ಕೃತ್ಯವೆಸಗುವುದು) ಅಡಿ ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ. ಈ ಬಗ್ಗೆ ತನಿಖೆ ನಡೆಸಿ ಈ ಕೃತ್ಯವೆಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ’ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.

ನಮಾಜ್ ಮಾಡಿದ ಬಗ್ಗೆ ವಿಎಚ್‌ಪಿ ಪ್ರಮುಖರು ಕದ್ರಿ ಪೊಲೀಸ್ ಠಾಣೆಗೆ ಮಂಗಳವಾರ ದೂರು ನೀಡಿದ್ದಾರೆ.

‘ರಸ್ತೆಯಲ್ಲಿ ನಮಾಜ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದಾರೆ. ಈ ಕೃತ್ಯವೆಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದಿದ್ದಾರೆ.

‘ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಅದೇ ಸ್ಥಳದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡಲಾಗುವುದು’ ಎಂದು ವಿಎಚ್‌ಪಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್ ತಿಳಿಸಿದ್ದಾರೆ.

ಶಂಕರಪ್ಪ, ಮಕ್ಕಳ ಬ್ಯಾಂಕ್ ಖಾತೆ ಜಪ್ತಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್‌ನ (ಡಿಡಿಯುಟಿಟಿಎಲ್) ₹ 47.10 ಕೋಟಿ ಅಕ್ರಮ’ ಪ್ರಕರಣದಲ್ಲಿ ಬಂಧಿಸಲಾಗಿರುವ ಮಾಜಿ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಎಸ್. ಶಂಕರಪ್ಪ ಅವರ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿರುವ ಸಿಐಡಿ ಅಧಿಕಾರಿಗಳು, ವಹಿವಾಟು ಸ್ಥಗಿತಗೊಳಿಸಿದ್ದಾರೆ.

ವಿಲ್ಸನ್ ಗಾರ್ಡನ್ ಠಾಣೆಯಲ್ಲಿ 2023ರ ಸೆಪ್ಟೆಂಬರ್ 23ರಂದು ದಾಖಲಾಗಿದ್ದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾಗಿರುವ ಎಸ್. ಶಂಕರಪ್ಪ ಅವರನ್ನು ಸೋಮವಾರ ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳವರೆಗೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಮನೆಯಲ್ಲಿ ಶೋಧ: ‘ಡಿಡಿಯುಟಿಟಿಎಲ್‌ನಲ್ಲಿ 2021ರಿಂದ 2023ರ ಅವಧಿಯಲ್ಲಿ ನಡೆದಿರುವ ಅಕ್ರಮ ಸಂಬಂಧ ದಾಖಲೆಗಳನ್ನು ಪರಿಶೀಲಿಸಲಾಗಿತ್ತು. ಈ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿ, ಆರೋಪಿ ಶಂಕರಪ್ಪ ಅವರ ಮನೆಯಲ್ಲಿ ಶೋಧ ನಡೆಸಲು ಅನುಮತಿ ಪಡೆಯಲಾಗಿತ್ತು. ಅದರಂತೆ ಮನೆಯಲ್ಲಿ ಶೋಧ ನಡೆಸಿ, ಹಲವು ದಾಖಲೆಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.

‘ಅಕ್ರಮಕ್ಕೆ ಸಂಬಂಧಪಟ್ಟ ಹಣವನ್ನು ಶಂಕರಪ್ಪ ಅವರು ಬಳಸಿಕೊಂಡಿರುವ ಹಾಗೂ ಇತರೆಡೆ ಹೂಡಿಕೆ ಮಾಡಿರುವ ಮಾಹಿತಿ ಇದೆ. ಹೀಗಾಗಿ, ಶಂಕರಪ್ಪ ಹಾಗೂ ಅವರ ಇಬ್ಬರು ಮಕ್ಕಳ ಬ್ಯಾಂಕ್ ಖಾತೆ ಜಪ್ತಿ ಮಾಡಲಾಗಿದೆ. ಬ್ಯಾಂಕ್ ಅಧಿಕಾರಿಗಳಿಗೆ ಪತ್ರ ಬರೆದು, ವಹಿವಾಟು ಸಹ ಸ್ಥಗಿತಗೊಳಿಸಲಾಗಿದೆ’ ಎಂದು ತಿಳಿಸಿವೆ.

ಮಹಜರು ಪ್ರಕ್ರಿಯೆ: ‘ಅಕ್ರಮಕ್ಕೆ ಸಂಬಂಧಪಟ್ಟಂತೆ ಕೆಲ ಪ್ರಶ್ನೆಗಳನ್ನು ಸಿದ್ಧಪಡಿಸಲಾಗಿದೆ. ಶಂಕರಪ್ಪ ಅವರಿಂದ ಉತ್ತರ ಪಡೆಯಲಾಗುತ್ತಿದೆ. ಆರೋಪಿ ಹೇಳಿಕೆ ದಾಖಲಿಸಿಕೊಂಡು, ಮಹಜರು ಪ್ರಕ್ರಿಯೆ ನಡೆಸಲಾಗುತ್ತಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.

‘ಪ್ರಕರಣದಲ್ಲಿ ಶಂಕರಪ್ಪ ಅವರ ಜೊತೆ, ಮತ್ತಷ್ಟು ಮಂದಿ ಭಾಗಿಯಾಗಿರುವ ಅನುಮಾನವಿದೆ, ಕೆಲವರು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೂ ತನಿಖೆ ಮುಂದುವರಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ಅಕ್ರಮಕ್ಕೂ ನನಗೂ ಸಂಬಂಧವಿಲ್ಲ’



ಎಸ್. ಶಂಕರಪ್ಪ

‘ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ವ್ಯವಸ್ಥಾಪಕ ನಿರ್ದೇಶಕನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಅಕ್ರಮಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಯಾರೋ ಮಾಡಿದ ತಪ್ಪನ್ನು ನನ್ನ ಮೇಲೆ ಹೊರಿಸಲಾಗಿದೆ’ ಎಂಬುದಾಗಿ ಶಂಕರಪ್ಪ ಅವರು ಸಿಐಡಿ ವಿಚಾರಣೆಯಲ್ಲಿ ಹೇಳಿರುವುದಾಗಿ ಗೊತ್ತಾಗಿದೆ.

‘1996ರಲ್ಲಿ ಸರ್ಕಾರಿ ಕೆಲಸಕ್ಕೆ ಸೇರಿದ್ದೇನೆ. ಶೈಕ್ಷಣಿಕ ಅರ್ಹತೆ ಹಾಗೂ ಸೇವಾ ಹಿರಿತನ ಆಧಾರದಲ್ಲಿ ವಾರ್ತಾ ಇಲಾಖೆಯ ಉಪನಿರ್ದೇಶಕನಾಗಿದ್ದೇನೆ. 2021ರ ನವೆಂಬರ್ 15 ರಿಂದ 2022ರ ಜುಲೈ 11ರವರೆಗೆ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ವ್ಯವಸ್ಥಾಪಕ ನಿರ್ದೇಶಕನಾಗಿದ್ದೆ. ಯಾವುದೇ ಆಪಾದನೆ, ವಿಚಾರಣೆ ಇಲ್ಲದೇ ನಿಷ್ಠೆಯಿಂದ ಕೆಲಸ ಮಾಡಿ ಹೊರಗೆ ಬಂದಿದ್ದೇನೆ’ ಎಂದೂ ಶಂಕರಪ್ಪ ತಿಳಿಸಿರುವುದಾಗಿ ಗೊತ್ತಾಗಿದೆ.

ನಾಲ್ವರಿಗೆ ಕಾರಂತ ಪುರಸ್ಕಾರ

ಮೂಡುಬಿದಿರೆ (ದಕ್ಷಿಣ ಕನ್ನಡ): ಇಲ್ಲಿನ ಶಿವರಾಮ ಕಾರಂತ ಪ್ರತಿಷ್ಠಾನವು ನೀಡುವ 2023ನೇ ಸಾಲಿನ ಶಿವರಾಮ ಕಾರಂತ ಪುರಸ್ಕಾರಕ್ಕೆ ಎಚ್.ಆರ್. ಲೀಲಾವತಿ ಅವರ ‘ಹಾಡಾಗಿ ಹರಿದಾಳೆ’, ಬಿ.ಜನಾರ್ದನ ಭಟ್ ಅವರ ‘ವಿನೂತನ ಕಥನ ಕಾರಣ’, ಪ್ರೊ.ಎಚ್.ಟಿ.ಪೋತೆ ಅವರ ‘ಅಂಬೇಡ್ಕರ್ ಮತ್ತು...’ ಹಾಗೂ ನಿತ್ಯಾನಂದ ಶೆಟ್ಟಿ ಅವರ ‘ಮಾರ್ಗಾನ್ವೇಷಣೆ’ ಕೃತಿ ಆಯ್ಕೆಯಾಗಿವೆ.

ಸಮಾರಂಭ ಮೇ 29ರಂದು ಸಂಜೆ 4.45ಕ್ಕೆ ಮೂಡುಬಿದಿರೆಯ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ.



ನಿತ್ಯಾನಂದ ಶೆಟ್ಟಿ



ಲೀಲಾವತಿ



ಜನಾರ್ದನ ಭಟ್



ಎಚ್.ಟಿ.ಪೋತೆ

ಅತ್ಯಾಚಾರ: ಗ್ರಾ.ಪಂ ಅಧ್ಯಕ್ಷೆ ಮಗನ ವಿರುದ್ಧ ದೂರು

ಪ್ರಜಾವಾಣಿ ವಾರ್ತೆ

ಮಹದೇಶ್ವರ ಬೆಟ್ಟ (ಚಾಮರಾಜನಗರ ಜಿಲ್ಲೆ): ‘ಆಶ್ರಯ ಮನೆ ಕೊಡಿಸುವ ಭರವಸೆ ನೀಡಿ, ನನ್ನೊಂದಿಗೆ ಬಲವಂತದ ಲೈಂಗಿಕ ಕ್ರಿಯೆ ನಡೆಸಿ, ಅದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ’ ಎಂದು ಆರೋಪಿಸಿ ಕಾಡಂಚಿನ ಗ್ರಾಮದ ಗೃಹಿಣಿಯೊಬ್ಬರು, ಪೊನ್ನಾಚಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೀಲಾಂಬಿಕೆ ಎಂಬವರ ಮಗ ವೈದೇಶ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

‘ವಿಡಿಯೊವನ್ನು ಹರಿಬಿಟ್ಟಿದ್ದಾರೆ’ ಎಂದು ಆರೋಪಿಸಿ ಬಸಮಣಿ, ಶಿವಮ್ಮ ಎಂಬವರ ವಿರುದ್ಧವೂ ಮಹಿಳೆ ದೂರು ನೀಡಿದ್ದು, ಮಹದೇಶ್ವರ ಬೆಟ್ಟ ಠಾಣೆಯ ಪೊಲೀಸರು ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

‘ಮೇ 24ರಂದು ಮಹಿಳೆ ದೂರು ನೀಡಿದ್ದಾರೆ. ಮೊದಲ ಆರೋಪಿ ವೈದೇಶ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶೀಘ್ರ ಬಂಧಿಸಲಾಗುವುದು ಎಂದು ಠಾಣೆ ಇನ್‌ಸ್ಪೆಕ್ಟರ್ ಜಗದೀಶ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ದೂರಿನಲ್ಲಿ ಏನಿದೆ?: ‘ನಾವು ಬಡವರಾಗಿದ್ದು, ಪಂಚಾಯಿತಿಯಿಂದ ಒಂದು ಮನೆ ಕೊಡಿಸಿಕೊಡಿ ಎಂದು ವೈಯಕ್ತಿಕವಾಗಿ ವೈದೇಶ್‌ಗೆ ಮನವಿ ಮಾಡಿದ್ದೆ. ಮನೆಯ ಆಸೆಯಿಂದ ಹೋದಾಗ ಲೈಂಗಿಕ ಕ್ರಿಯೆಗೆ ಬಳಸಿಕೊಂಡು, ಅದನ್ನು ಚಿತ್ರೀಕರಿಸಿದ್ದಾರೆ. ವೈದೇಶ್ ಅವರೊಂದಿಗೆ ಬಸಮಣಿ ಮತ್ತು ಶಿವಮ್ಮ ಅವರು ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಮಾನಹಾನಿ ಮಾಡಿದ್ದಾರೆ’ ಎಂದು ದೂರಿನಲ್ಲಿ ಹೇಳಿದ್ದಾರೆ.

ಹಾಸನಕ್ಕೆ ಮತ್ತೆ ಎಸ್‌ಐಟಿ ತಂಡ ಭೇಟಿ, ಪರಿಶೀಲನೆ

ಪ್ರಜಾವಾಣಿ ವಾರ್ತೆ

ಹಾಸನ: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡ ಮಂಗಳವಾರ ಮತ್ತೊಮ್ಮೆ ಸ್ಥಳ ಪರಿಶೀಲನೆ ನಡೆಸಿತು.

ನಗರದ ಸಂಸದರ ಸರ್ಕಾರಿ ನಿವಾಸ, ಹೊಳೆನರಸೀಪುರದ ಎಚ್.ಡಿ.ರೇವಣ್ಣ ಅವರ ಮನೆ, ಚನ್ನರಾಯಪಟ್ಟಣ ತಾಲ್ಲೂಕಿನ ಗನ್ನಿಕಡ ಫಾರ್ಮ್ ಹೌಸ್‌ಗೆ ತಂಡ ಭೇಟಿ ನೀಡಿತು.

ಈ ಹಿಂದೆ ಕೂಡ ಸ್ಥಳ ಮಹಜರು ನಡೆಸಿದ್ದ ಅಧಿಕಾರಿಗಳು, ಮಂಗಳವಾರ ಎಸಿಪಿ ಸತ್ಯನಾರಾಯಣ ನೇತೃತ್ವದಲ್ಲಿ ಏಕಕಾಲದಲ್ಲಿ ಮೂರು ಕಡೆಗಳಲ್ಲಿ ಪರಿಶೀಲನೆ ನಡೆಸಿದರು.

ಮೇ 31ರಂದು ಎಸ್‌ಐಟಿ ಮುಂದೆ ಹಾಜರಾಗುವುದಾಗಿ ಹೇಳಿದ ಪ್ರಜ್ವಲ್ ರೇವಣ್ಣ ಅವರ ವಿಡಿಯೊ ಹೇಳಿಕೆ ಬೆನ್ನಲ್ಲೇ, ತಂಡದ ಪರಿಶೀಲನೆ ಕುತೂಹಲ ಕೆರಳಿಸಿದೆ.

ಈ ಮಧ್ಯೆ, ‘ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಮತ್ತಷ್ಟು ವಿಡಿಯೊಗಳನ್ನು ಹಂಚಲಾಗುತ್ತಿದೆ’ ಎನ್ನುವ ವದಂತಿಗಳು ಜಿಲ್ಲೆಯಲ್ಲಿ ಹರಿದಾಡುತ್ತಿವೆ. ಆದರೆ, ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

ಭವಾನಿ ರೇವಣ್ಣ ಜಾಮೀನು ಅರ್ಜಿ: ಇಂದು ವಿಚಾರಣೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿನ ಸಂತ್ರಸ್ತೆಯೊಬ್ಬರ ಅಪಹರಣದ ಆರೋಪದಡಿ ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದ ಆಕ್ಷೇಪಣೆ ಸಲ್ಲಿಕೆಗೆ ಕಾಲವಕಾಶ ಕೇಳಿದ ಎಸ್‌ಐಟಿ ಮನವಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮನ್ನಿಸಿದ್ದು, ವಿಚಾರಣೆಯನ್ನು ಬುಧವಾರಕ್ಕೆ (ಮೇ 29) ಮುಂದೂಡಿದೆ.

ಈ ಸಂಬಂಧ ಪ್ರಜ್ವಲ್ ರೇವಣ್ಣ ಅವರ ತಾಯಿಯೂ ಆದ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು, ‘ಶಾಸಕರು– ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್–82) ನ್ಯಾಯಾಧೀಶ ಸಂತೋಷ ಗಜಾನನ ಭಟ್ ಮಂಗಳವಾರ ವಿಚಾರಣೆ ನಡೆಸಿದರು. ಭವಾನಿ ರೇವಣ್ಣ ಪರ ಹೈಕೋರ್ಟ್‌ನ ಹಿರಿಯ ವಕೀಲ ಸಂದೇಶ್ ಜೆ.ಚೌಟ ವಾದ ಮಂಡಿಸಿದರು.

ಬೆಳ್ಳೂರಿನಲ್ಲಿ ಗುಂಪು ಘರ್ಷಣೆ

ಪ್ರಜಾವಾಣಿ ವಾರ್ತೆ

ಮಂಡ್ಯ: ನಾಗಮಂಗಲ ತಾಲ್ಲೂಕು ಬೆಳ್ಳೂರು ಪಟ್ಟಣದಲ್ಲಿ ಸೋಮವಾರ ರಾತ್ರಿ 2 ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಘಟನೆ ಸಂಬಂಧ 12 ಮಂದಿಯ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.

‘ಮುಸ್ಲಿಂ ಯುವಕರ ಗುಂಪೊಂದು ಬೆಳ್ಳೂರಿನ ಯುವಕ ಅಭಿಲಾಷ್ ಮನೆಗೆ ನುಗ್ಗಿ ಹಲ್ಲೆ ಮಾಡಿದೆ. ಈ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದೆ. ಅಭಿಲಾಷ್ ಗಾಯಗೊಂಡಿದ್ದರಿಂದ ಕುಟುಂಬಸ್ಥರು ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸೋಮವಾರ ರಾತ್ರಿಯೇ ಪೊಲೀಸ್ ಠಾಣೆ ಎದುರು ನೂರಾರು ಜನರು ಪ್ರತಿಭಟನೆ ನಡೆಸಿ, ಆರೋಪಿಗಳನ್ನು ಬಂಧಿಸುವಂತೆ ಪಟ್ಟುಹಿಡಿದರು. ಅಭಿಲಾಷ್ ಆರ್‌ಎಸ್‌ಎಸ್ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರಿಂದ ಆ ಸಂಘಟನೆಯ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ವಿವರ: ‘ಮೇ 25ರಂದು ಅಭಿಲಾಷ್ ಬೈಕ್‌ನಲ್ಲಿ ತೆರಳುತ್ತಿದ್ದಾಗ ಯುವಕರ ಗುಂಪು ವೇಗವಾಗಿ ಬೈಕ್‌ನಲ್ಲಿ ಬಂದು ಅವರ ಬೈಕ್‌ಗೆ ತಗುಲಿಸಿ ಮುಂದೆ ತೆರಳಿತ್ತು. ಅದನ್ನು ಪ್ರಶ್ನಿಸಿದ್ದಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು, ನಂತರ ಘಟನೆ ತಣ್ಣಗಾಗಿತ್ತು.

ಅದೇ ದ್ವೇಷದಿಂದ ಸೋಮವಾರ ರಾತ್ರಿ ಮತ್ತೆ ಹಲ್ಲೆ ನಡೆಸಿದ್ದಾರೆ. ಗಾಯಾಳು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜೆಡಿಎಸ್ ಮುಖಂಡ ಸುರೇಶ್‌ಗೌಡ ಮಂಗಳವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

‘ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಹಿಂದೂ ಯುವಕರ ಮೇಲೆ ಹಲ್ಲೆ, ಕೊಲೆ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆಲ್ಲಾ ರಾಜ್ಯ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ’ ಎಂದು ಸುರೇಶ್‌ಗೌಡ ಆರೋಪಿಸಿದರು.

ಅಭಿಲಾಷ್ ಮತ್ತು ಇತರರು ಹಲ್ಲೆ ಮಾಡಿದ್ದಾರೆ ಎಂದು ಮುಸ್ಲಿಮರ ಗುಂಪು ಪ್ರತಿ ದೂರು ನೀಡಿದೆ.

ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ಅಮಿತ್ ಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಭೇಟಿ ಪರಿಶೀಲಿಸಿದರು. ಮಂಗಳವಾರ ಸಂಜೆ ವೇಳೆಗೆ 12 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಯಿತು.



ಚುಟುಕು

‘ಮಿತ್ರಪಕ್ಷಗಳ ಮನಸ್ತಾಪದಿಂದ ‘ಇಂಡಿಯಾ’ ಸೋಲು’

ನವದೆಹಲಿ (ಪಿಟಿಐ): ಮಿತ್ರಪಕ್ಷಗಳ ನಡುವಿನ ಮನಸ್ತಾಪಗಳಿಂದ ‘ಇಂಡಿಯಾ’ ಕೂಟದ ನಿರೀಕ್ಷೆಗಳು ಫಲಿಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ದೊಡ್ಡ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಮಂಗಳವಾರ ಪ್ರತಿಪಾದಿಸಿದೆ.



ಪಕ್ಷದ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ, ‘ಪಂಜಾಬ್‌ನಲ್ಲಿ ಕಾಂಗ್ರೆಸ್, ಎಎಪಿಯೊಂದಿಗೆ ಸಂಘರ್ಷಕ್ಕಿಳಿಯುವ ಮೂಲಕ ಮತ್ತು ಜೂನ್ 1ರಂದು ನಡೆಯಲಿರುವ ಕೂಟದ ಸಭೆಗೆ ಮಮತಾ ಬ್ಯಾನರ್ಜಿ ಗೈರಾಗುವುದಾಗಿ ಹೇಳುವ ಮೂಲಕ ‘ಇಂಡಿಯಾ’ ಕೂಟದಲ್ಲಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡಿವೆ. ಹೀಗಾಗಿ ಪಂಜಾಬ್ ಮತ್ತು ಪಶ್ಚಿಮ ಬಂಗಾಳದ ಜನ ಯಾರಿಗೆ ಮತ ಹಾಕಬೇಕು ಎನ್ನುವ ಬಗ್ಗೆ ಚಿಂತಿಸಬೇಕಿದೆ’ ಎಂದರು.

‘ದೇಶದಲ್ಲಿ ಆರು ಹಂತದ ಮತದಾನ ಮುಗಿದಿದ್ದು, ಎನ್‌ಡಿಎ ಗೆಲುವಿನ ಹಾದಿಯಲ್ಲಿದೆ ಎನ್ನುವುದನ್ನು ಜನ ಅರ್ಥ ಮಾಡಿಕೊಂಡಿದ್ದಾರೆ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿದೆ’ ಎಂದು ತಿಳಿಸಿದರು.

‘ಕಂಪನಿಗಳಿಗೆ ಲಾಭ ತಂದ ಯೋಜನೆ’

ನವದೆಹಲಿ (ಪಿಟಿಐ): ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ (ಪಿಎಂಎಫ್‌ಬಿವೈ) ಮೂಲಕ ರೈತರಿಗೆ ಅನುಕೂಲ ಮಾಡಿಕೊಡುವ ಬದಲು ಕೇಂದ್ರ ಸರ್ಕಾರವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಮಂಗಳವಾರ ಆರೋಪಿಸಿದ್ದಾರೆ.



ಈ ಯೋಜನೆಯಿಂದ ವಿಮಾ ಕಂಪನಿಗಳು ₹40,000 ಕೋಟಿ ಲಾಭ ಗಳಿಸಿವೆ. ಆದರೆ ವಿಮಾ ಪರಿಹಾರ ಹಣ ಸಿಗದೆ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅವರು ‘ಎಕ್ಸ್’ನಲ್ಲಿ ಉಲ್ಲೇಖಿಸಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಅವರು 2016ರಲ್ಲಿ ಈ ಯೋಜನೆಯನ್ನು ಜಾರಿಗೊಳಿಸಿದ್ದರು. ಇದರಿಂದ ರೈತರು ಏನು ಪಡೆದುಕೊಂಡಿದ್ದಾರೆ’ ಎಂದು ಪ್ರಶ್ನಿಸಿದ್ದಾರೆ.

‘ಸಂಸತ್ತನ್ನು ಕಗ್ಗತ್ತಲ ಕೋಣೆಯಾಗಿಸಿದ ಮೋದಿ’

ನವದೆಹಲಿ(ಪಿಟಿಐ): ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಅನ್ನು ಕಗ್ಗತ್ತಲ ಕೋಣೆಯಾಗಿಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಮುಖಂಡ ಡೆರೆಕ್ ಒಬ್ರಿಯಾನ್ ಮಂಗಳವಾರ ಆರೋಪಿಸಿದರು.



‘ಲೋಕಸಭೆಯ ಉಪಸಭಾಪತಿಯನ್ನು ನೇಮಕ ಮಾಡದಿರುವುದು ಇದೇ ಮೊದಲು ಮತ್ತು ಮೋದಿ ಅವರು ಸದನದಲ್ಲಿ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಿಲ್ಲ’ ಎಂದರು.

‘17ನೇ ಲೋಕಸಭೆಗೆ ವಿದಾಯ ಹೇಳಲಾಗುತ್ತಿದೆ. ಈ ಅವಧಿಯು ಹಲವು ಸಂಶಯಾಸ್ಪದ ನಡೆಗಳಿಗೆ ಸಾಕ್ಷಿಯಾಗಿದೆ’ ಎಂದರು.

ಸದನವನ್ನು ಕೋಮು ನಿಂದನೆಗೆ ಬಳಸಲು ಸಂಸದರೊಬ್ಬರಿಗೆ ಅನುಮತಿ ನೀಡಲಾಗಿತ್ತು.

ಸಂಸತ್‌ನೊಳಗೆ ಇದೇ ಮೊದಲ ಬಾರಿ ಭದ್ರತಾ ಲೋಪವಾಗಿತ್ತು. ಸಾಗರ್ ಶರ್ಮಾ ಮತ್ತು ಡಿ.ಮನೋರಂಜನ್ ಎಂಬವರು ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು ಘೋಷಣೆಗಳನ್ನು ಕೂಗುತ್ತಾ ‘ಸ್ಮೋಕ್ ಕ್ಯಾನ್’ ಹಾರಿಸಿ ದಾಂದಲೆ ಎಬ್ಬಿಸಿದ್ದರು ಎಂದು ಹೇಳಿದರು.

ವಿರೋಧ ಪಕ್ಷಗಳ ಸಂಸದರ ಸುಮಾರು 300 ಪ್ರಶ್ನೆಗಳನ್ನು ಅಳಿಸಲಾಗಿತ್ತು ಎಂದೂ ಆರೋಪಿಸಿದರು.

ಎಂಥಾ ಮಾತು!



ವಿಶ್ವದಾದ್ಯಂತ ಉದ್ವಿಗ್ನ ಸ್ಥಿತಿ ಇದ್ದು, ರಷ್ಯಾ–ಉಕ್ರೇನ್, ಇಸ್ರೇಲ್– ಗಾಜಾ–ಇರಾನ್ ನಡುವಿನ ಬಿಕ್ಕಟ್ಟು ಸದ್ಯಕ್ಕೆ ಶಮನವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇಂತಹ ಸಂದರ್ಭದಲ್ಲಿ ದೇಶಕ್ಕೆ ಸ್ಥಿರ ಸರ್ಕಾರ ಮತ್ತು ಬಲಿಷ್ಠ ನಾಯಕನ ಅಗತ್ಯವಿದೆ. ರಷ್ಯಾ–ಉಕ್ರೇನ್ ಯುದ್ಧದ ಸಂದರ್ಭದಲ್ಲಿ ನಿಮ್ಮ ಕುಟುಂಬದವರು ಉಕ್ರೇನ್‌ನಲ್ಲಿ ಇದ್ದಿದ್ದರೆ, ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರಿರಬೇಕೆಂದು ಬಯಸುವಿರೋ ಅಥವಾ ಬೇರೆ ಯಾರಾದರೂ ಇರಬೇಕೆಂದು ಬಯಸುವಿರೋ?

ಎಸ್. ಜೈಶಂಕರ್, ಕೇಂದ್ರ ಸಚಿವ



ಆಡಳಿತಾರೂಢ ಪಕ್ಷವು ಸದಾ ತನ್ನ ಬುಲ್ಡೋಜರ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟುಕೊಂಡಿರುತ್ತದೆ. ಆದರೆ ಅದನ್ನು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಾಮೀಲಾಗಿರುವವರ ವಿರುದ್ಧ ಬಳಸಲ್ಲ. ಜೂನ್ 4ರ ನಂತರ ಸಂತೋಷದ ದಿನಗಳು ಬರಲಿವೆ. ಕೇಂದ್ರದ ‘ಮಂತ್ರಿ ಮಂಡಲ’ ಮತ್ತು ‘ಮಾಧ್ಯಮ ಮಂಡಲ’ ಬದಲಾಗಲಿದೆ. ಈ ಬಾರಿಯ ಚುನಾವಣೆಯು ಸಂವಿಧಾನವನ್ನು ರಕ್ಷಿಸಲಿದೆ. ಕೇಂದ್ರದಲ್ಲಿ ‘ಇಂಡಿಯಾ’ ಸರ್ಕಾರ ರಚನೆಯಾಗಲಿದೆ

ಅಖಿಲೇಶ್ ಯಾದವ್, ಸಮಾಜವಾದಿ ಪಕ್ಷದ ಮುಖ್ಯಸ್ಥ

‘ಮೊಬೈಲ್ ಮೂಲಕ ಮತಯಾಚನೆ’

ಶಿಮ್ಲಾ (ಪಿಟಿಐ): ಚುನಾವಣೆಯ ಸಂದರ್ಭದಲ್ಲಿ ಜನರನ್ನು ಭೇಟಿಯಾಗಿ ಮತಯಾಚಿಸುವ ಪರಿಪಾಟ ಈಗ ತೆರೆಮರೆಗೆ ಸರಿದಿದ್ದು, ಅತ್ಯಾಧುನಿಕ ತಂತ್ರಜ್ಞಾನವೇ ಅಭ್ಯರ್ಥಿ ಮತ್ತು ಜನರ ನಡುವಿನ ಸೇತುವೆಯಾಗಿದೆ ಎಂದು ಹಿಮಾಚಲ ಪ್ರದೇಶದ ಹಿರಿಯ ಮತದಾರರಾದ ಜುಧ್ಯಾ ದೇವಿ ಅವರು ಅಭಿಪ್ರಾಯಪಟ್ಟರು.



ಹಿಂದೆ ಚುನಾವಣಾ ಪ್ರಚಾರದ ಅಂಗವಾಗಿ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತ ಯಾಚಿಸುತ್ತಿದ್ದರು. ಈಗ ಮೊಬೈಲ್ ಫೋನ್‌ಗಳೇ ಮತಯಾಚನೆಗೆ ಮಾಧ್ಯಮವಾಗಿದೆ ಎಂದು 116 ವರ್ಷದ ಜುಧ್ಯಾ ದೇವಿ ಹೇಳಿದರು.

ಮನೆ ಮನೆಗೆ ತೆರಳಿ ಮತಯಾಚಿಸುತ್ತಿದ್ದ ಕಾರಣ ಮತದಾರರು ಮತ್ತು ಅಭ್ಯರ್ಥಿ ನಡುವೆ ಪರಸ್ಪರ ವೈಯಕ್ತಿಕ ಸಂಪರ್ಕವಿರುತ್ತಿತ್ತು. ಈಗ ಅದು ಇಲ್ಲವಾಗಿದೆ ಎಂದು ಅವರು ಖೇದ ವ್ಯಕ್ತಪಡಿಸಿದರು.

ಮಂಡಿ ಜಿಲ್ಲೆಯ ಬಿಲಾಸ್‌ಪುರದ ಕೋಟ್ ಗ್ರಾಮದ ಜುಧ್ಯಾ ದೇವಿ ಅವರು ಪುತ್ರಿ ಠಾಕೂರಿ ದೇವಿ ಮನೆಯಲ್ಲಿ ವಾಸವಾಗಿದ್ದಾರೆ. ಅನಾರೋಗ್ಯದ ಕಾರಣ ಅವರು ಈ ಬಾರಿ ಮನೆಯಿಂದಲೇ ಮತದಾನ ಮಾಡಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದರು.

ಹಿಮಾಚಲ ಪ್ರದೇಶದ ಒಟ್ಟು 56,45,579 ಮತದಾರರಲ್ಲಿ 1,31,642 ಮಂದಿ ಹಿರಿಯ ನಾಗರಿಕರಿದ್ದಾರೆ ಎಂದು ವಿವರಿಸಿದರು.

5ನೇ ಹಂತದಲ್ಲಿ ಅತಿ ಕಡಿಮೆ ಮತದಾನ

ನವದೆಹಲಿ (ಪಿಟಿಐ): 2024ರ ಲೋಕಸಭಾ ಚುನಾವಣೆಯ 6 ಹಂತಗಳ ಮತದಾನದ ಪೈಕಿ ನಾಲ್ಕನೇ ಹಂತದಲ್ಲಿ ಅತಿಹೆಚ್ಚು ಮತದಾನವಾಗಿದ್ದು. ಐದನೇ ಹಂತದಲ್ಲಿ ಅತಿ ಕಡಿಮೆ ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.



ಚುನಾವಣೆ ಆಯೋಗವು ಮಂಗಳವಾರ 6ನೇ ಹಂತದ ಮತದಾನದ ಪ್ರಮಾಣವನ್ನು ಬಿಡುಗಡೆ ಮಾಡಿದೆ. ಈ ಪ್ರಕಾರ 58 ಕ್ಷೇತ್ರಗಳಲ್ಲಿ ಮೇ 25ರಂದು ನಡೆದ ಆರನೇ ಹಂತದಲ್ಲಿ ಶೇ 63ರಷ್ಟು ಪ್ರಮಾಣದ ಮತದಾನ ದಾಖಲಾಗಿದೆ. ಮೇ 13ರಂದು 10 ರಾಜ್ಯಗಳ 86 ಕ್ಷೇತ್ರಗಳಲ್ಲಿ ನಡೆದ ನಾಲ್ಕನೇ ಹಂತದಲ್ಲಿ ಶೇ 69.16ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು ಎಂದು ಅಂಕಿಅಂಶಗಳು ಹೇಳುತ್ತವೆ.

ಇನ್ನು ಮೇ 20ರಂದು ನಡೆದ ಐದನೇ ಹಂತದಲ್ಲಿ ಶೇ 62.20ರಷ್ಟು ಮತದಾನವಾಗಿದ್ದು, ಇದು ಈವರೆಗಿನ ಅತಿಕಡಿಮೆ ಮತದಾನ ಎಂದು ಆಯೋಗ ತಿಳಿಸಿದೆ. ಮೊದಲ ಹಂತದಲ್ಲಿ ಶೇ 66.14, ಎರಡನೇ ಹಂತದಲ್ಲಿ 66.71 ಹಾಗೂ ಮೂರನೇ ಹಂತದಲ್ಲಿ 65.68ರಷ್ಟು ಮತದಾನ ದಾಖಲಾಗಿತ್ತು. ಜೂನ್ ಒಂದರಂದು ಕೊನೆಯ ಹಾಗೂ 7ನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ.

ಪಂಜಾಬ್: ಖದೂರ್ ಸಾಹಿಬ್ ಕ್ಷೇತ್ರದಲ್ಲಿ ಅಮೃತ್‌ಪಾಲ್ ಸಿಂಗ್ ಸ್ಪರ್ಧೆ • ಕಾಂಗ್ರೆಸ್, ಬಿಜೆಪಿ, ಎಎಪಿಗೆ ಸವಾಲು

ಪ್ರತ್ಯೇಕತಾವಾದಿ ಅಭ್ಯರ್ಥಿಯ ಅಬ್ಬರ

• ಗೌತಮ್ ಧೀರ್

ಖದೂರ್ ಸಾಹಿಬ್ (ಚಂಡೀಗಢ): ಗಡಿ ರಾಜ್ಯವಾದ ಪಂಜಾಬ್‌ನ ಜನರಲ್ಲಿ ಪ್ರತ್ಯೇಕತಾವಾದಿ ಭಾವನೆ ಮತ್ತು ಖಾಲಿಸ್ತಾನಿಗಳ ಪರ ಒಲವು ಇದ್ದು, ಅದು ಸಣ್ಣ ಪ್ರಮಾಣದಲ್ಲಿರಲಿ ಅಥವಾ ದೊಡ್ಡ ಮಟ್ಟದಲ್ಲಿರಲಿ, ಚುನಾವಣಾ ಸಮಯದಲ್ಲಿ ಅದನ್ನು ನಿರ್ಲಕ್ಷಿಸುವುದು ಸಾಧ್ಯವಿಲ್ಲ.

ಈ ಬಾರಿಯ ಲೋಕಸಭಾ ಚುನಾವಣೆಯ ಕಣದಲ್ಲಿ ಹಲವು ಪ್ರತ್ಯೇಕತಾವಾದಿ ಅಭ್ಯರ್ಥಿಗಳಿದ್ದಾರೆ. ಸದ್ಯ ಅಸ್ಸಾಂನ ದಿಬ್ರುಗಢ ಜೈಲಿನಲ್ಲಿರುವ, ಖದೂರ್ ಸಾಹಿಬ್ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಪ್ರತ್ಯೇಕತಾವಾದಿ ಚಳವಳಿಯ ನಾಯಕ ಮತ್ತು ಸಿಖ್ ಬೋಧಕ ಅಮೃತ್ ಪಾಲ್ ಸಿಂಗ್ ಅವರ ಸ್ಪರ್ಧೆಯು ಅಪಾರ ಕುತೂಹಲಕ್ಕೆ ಕಾರಣವಾಗಿದೆ. ತಮ್ಮ ಇಚ್ಛಾನುಸಾರ ವರ್ತಿಸುವುದಕ್ಕೆ ಖ್ಯಾತಿ ಪಡೆದಿರುವ ಅಮೃತ್‌ಪಾಲ್ ಸಿಂಗ್ ಸಂವಿಧಾನದ ವಿರುದ್ಧ ಮಾತನಾಡುವುದೂ ಇದೆ. ಖಾಲಿಸ್ತಾನಿ ಹೋರಾಟದ ಪ್ರಮುಖ ನಾಯಕ ಸಿಮ್ರಾನ್‌ಜಿತ್ ಸಿಂಗ್ ಅವರು ಪಂಜಾಬ್‌ನ ಸಂಗ್ರೂರ್ ಕ್ಷೇತ್ರದ ಸಂಸದರಾಗಿದ್ದಾರೆ.

ಜೂನ್ 1ರಂದು ಪಂಜಾಬ್‌ನಲ್ಲಿ ಮತದಾನ ನಡೆಯಲಿದೆ; ಅಮೃತಸರದ ಸ್ವರ್ಣ ಮಂದಿರದಲ್ಲಿ ಅಡಗಿದ್ದ ಬಂಡುಕೋರರ ವಿರುದ್ಧ ‘ಆಪರೇಷನ್ ಬ್ಲೂ ಸ್ಟಾರ್’ ಕಾರ್ಯಾಚರಣೆ ನಡೆದದ್ದು ಕೂಡ 1984ರ ಜೂನ್ 1ರಂದೇ. ಪಂಜಾಬ್‌ನಲ್ಲಿ ಬಹಳ ಹಿಂದಿನಿಂದಲೂ ತೀವ್ರವಾದಿಗಳು ಪ್ರತ್ಯೇಕತೆಯ ವಿಷಯವನ್ನು ಜೀವಂತವಾಗಿಟ್ಟಿದ್ದರು. ಅಮೃತ್‌ಪಾಲ್ ಸಿಂಗ್ ಅವರ ಪ್ರವೇಶದ ನಂತರ ಪ್ರತ್ಯೇಕತಾವಾದಿ ಹೋರಾಟಕ್ಕೆ ಬಲ ಬಂದಂತಾಗಿದ್ದು, ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸವಾಲು ಎಸೆಯುತ್ತಿದ್ದಾರೆ. ಅವರ ಬ್ಯಾನರ್‌ಗಳು ಕ್ಷೇತ್ರದ ಎಲ್ಲೆಡೆಯೂ ರಾರಾಜಿಸುತ್ತಿವೆ.

ಪಂಜಾಬ್‌ನಲ್ಲಿ ಭಯೋತ್ಪಾದನೆಯ ಕಗ್ಗತ್ತಲ ಕಾಲದಲ್ಲಿ ಖದೂರ್ ಸಾಹಿಬ್ ಬಂಡುಕೋರರ ಪ್ರಮುಖ ನೆಲೆಯಾಗಿತ್ತು. ಇದು ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ಭದ್ರಕೋಟೆಯಾಗಿದ್ದು, ಚುನಾವಣೆಯಲ್ಲಿ ದಾಖಲೆಯ ಒಂಬತ್ತು ಬಾರಿ ಗೆಲುವು ಸಾಧಿಸಿದೆ. ಅಮೃತ್‌ಪಾಲ್ ಸಿಂಗ್ ಅವರ ಪ್ರವೇಶವು ಎಸ್‌ಎಡಿಯ ಮತಬ್ಯಾಂಕ್ ಅನ್ನು ಮುಕ್ಕಾಗಿಸುವ ಸಾಧ್ಯತೆ ಇದೆ. ರಾಷ್ಟ್ರೀಯ ಭದ್ರತಾ ಕಾಯ್ದೆಯ ಅಡಿ ಬಂಧನಕ್ಕೊಳಗಾಗಿರುವ ಸಿಂಗ್‌ಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಜೂನ್ 4ರ ಫಲಿತಾಂಶ ಪಂಜಾಬ್‌ಗೆ ಅಚ್ಚರಿ ಉಂಟುಮಾಡಲಿದೆ ಎಂದು ಅವರ ಬೆಂಬಲಿಗರು ಹೇಳುತ್ತಿದ್ದಾರೆ.

1995ರಲ್ಲಿ ಅಪಹರಣಕ್ಕೊಳಗಾಗಿ, ನಾಪತ್ತೆಯಾದ ಮಾನವ ಹಕ್ಕು ಹೋರಾಟಗಾರ ಜಸ್ವಂತ್ ಸಿಂಗ್ ಖಾಲ್ರಾ ಅವರ ಪತ್ನಿ ಪರಮ್‌ಜಿತ್ ಕೌರ್ ಖಾಲ್ರಾ ಅವರು 2019ರ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ಆದರೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು ಶೇ 20ರಷ್ಟು ಮತಗಳನ್ನು ಪಡೆಯುವ ಮೂಲಕ ಭರವಸೆ ಮೂಡಿಸಿದ್ದರು. 2019ರಲ್ಲಿ ಖದೂರ್ ಸಾಹಿಬ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ನಿವೃತ್ತ ಸೇನಾ ಮುಖ್ಯಸ್ಥ ಜೆ.ಜೆ.ಸಿಂಗ್ ಅವರು ಪರಮ್‌ಜಿತ್ ಕೌರ್ ಅವರಿಗಾಗಿ ಕಣದಿಂದ ಹಿಂದೆ ಸರಿದಿದ್ದರು. ಹಾಲಿ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಗಣನೀಯ ಸಂಖ್ಯೆಯ ಬೆಂಬಲಿಗರನ್ನು ಹೊಂದಿರುವ ಕೌರ್ ಅವರು ಅಮೃತ್ ಪಾಲ್ ಸಿಂಗ್ ಪರವಾಗಿ ಕ್ಷೇತ್ರದಲ್ಲಿ ಮತ ಯಾಚನೆ ಮಾಡುತ್ತಿದ್ದಾರೆ.

ತನ್ನ ಪಾರಂಪರಿಕ ಮತಗಳ ಮೇಲೆ ಕಣ್ಣು ನೆಟ್ಟಿರುವ ಎಸ್‌ಎಡಿ, ಪ್ರಬಲ ಅಭ್ಯರ್ಥಿಯಾದ ವಿರ್ಸಾ ಸಿಂಗ್ ವಾಲ್ಟೋಹಾ ಅವರನ್ನು ಕಣಕ್ಕಿಳಿಸಿದೆ. ಪ್ರಮುಖ ಪ್ರತಿಸ್ಪರ್ಧಿಯಾಗಿರುವ ಅಮೃತ್‌ಪಾಲ್ ಸಿಂಗ್ ವಿರುದ್ಧ ಸರ್ವಶಕ್ತಿಯನ್ನೂ ಬಳಸಿ ಎಸ್‌ಎಡಿ ಕಾದಾಡುತ್ತಿದೆ. ಖದೂರ್ ಸಾಹಿಬ್ ಕ್ಷೇತ್ರದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದ ಸಿಮ್ರಾನ್‌ಜಿತ್ ಸಿಂಗ್ ಮಾನ್ ನೇತೃತ್ವದ ಶಿರೋಮಣಿ ಅಕಾಲಿ ದಳ (ಅಮೃತಸರ) ನಂತರ ಅಮೃತ್ ಪಾಲ್ ಅವರನ್ನು ಬೆಂಬಲಿಸಿ ಕಣದಿಂದ ಹಿಂದೆ ಸರಿಯಿತು.

ಅಮೃತ್ ಪಾಲ್ ಸಿಂಗ್ ಅವರು ಪರಮ್‌ಜಿತ್ ಕೌರ್ ಅವರ ಶೇ 20ರಷ್ಟು ಮತಗಳ ಜತೆಗೆ ತಮ್ಮ ಪ್ರತ್ಯೇಕತಾವಾದಿ ಭಾವನೆಗಳೊಂದಿಗೆ ಎಸ್‌ಎಡಿಯ ಶೇ 30ರಷ್ಟು ಮತಗಳಿಗೂ ಕನ್ನ ಹಾಕುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ. ಬಿಜೆಪಿ ಅಭ್ಯರ್ಥಿಯಾಗಿ ಮನ್‌ಜಿತ್ ಸಿಂಗ್ ಮನ್ನಾ, ಎಎಪಿ ಅಭ್ಯರ್ಥಿಯಾಗಿ ಮೂರು ಬಾರಿ ಶಾಸಕರಾಗಿದ್ದ ಲಾಲ್‌ಜಿತ್ ಸಿಂಗ್ ಭುಲ್ಲಾರ್ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಲ್‌ಬೀರ್ ಸಿಂಗ್ ಕಣದಲ್ಲಿ ಇದ್ದಾರೆ.



ಯಾರು ಈ ಅಮೃತ್ ಪಾಲ್ ಸಿಂಗ್?

‘ವಾರಿಸ್ ಪಂಜಾಬ್ ಡೇ’ ಮುಖ್ಯಸ್ಥರಾಗಿರುವ ಅಮೃತ್ ಪಾಲ್ ಸಿಂಗ್ ಅವರನ್ನು ಸುದೀರ್ಘ ಕಾಲದ ಹುಡುಕಾಟದ ನಂತರ ಕಳೆದ ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು. ಅವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯ ಅಡಿ ಆರೋಪ ಹೊರಿಸಲಾಗಿದೆ. ಅಮೃತ್, ಖಾಲಿಸ್ತಾನಿ ಪ್ರತ್ಯೇಕತಾವಾದಿ ಹೋರಾಟಗಾರ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಅವರ ಮಹಾ ಅಭಿಮಾನಿ. ದುಬೈನಲ್ಲಿದ್ದ ಅವರು ಭಾರತಕ್ಕೆ ವಾಪಸ್ ಬಂದ ನಂತರ ಸಿಖ್ಖರ ಪರವಾಗಿ ಹೋರಾಟ ನಡೆಸತೊಡಗಿದ್ದರು. ಉಗ್ರ ಭಾಷಣಗಳಿಗೆ ಹೆಸರಾಗಿರುವ ಇವರು ಕಾನೂನು ಸುವ್ಯವಸ್ಥೆಗೆ ಸವಾಲು ಎಸೆದಿದ್ದರು. ಕಳೆದ ವರ್ಷದ ಫೆಬ್ರುವರಿಯಲ್ಲಿ ಇವರ ಬೆಂಬಲಿಗನೊಬ್ಬನನ್ನು ಅಮೃತಸರದ ಪೊಲೀಸರು ಬಂಧಿಸಿದ್ದರು. ಆತನನ್ನು ಬಿಡಿಸಲು ಕತ್ತಿ ಹಾಗೂ ಬಂದೂಕುಗಳನ್ನು ಹೊಂದಿದ್ದ ಬೆಂಬಲಿಗರೊಂದಿಗೆ ಅಮೃತ್ ಪಾಲ್ ಸಿಂಗ್ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ್ದರು.

‘ಹೃದಯ ಮತ್ತು ರಕ್ತದಿಂದ ಸಂವಿಧಾನ ರಕ್ಷಣೆ’

ಬನ್ಸ್‌ಗಾಂವ್ (ಪಿಟಿಐ): ‘ಇಂಡಿಯಾ’ ಕೂಟವು ಅಧಿಕಾರಕ್ಕೆ ಬಂದರೆ, ಮೀಸಲಾತಿಯ ಮೇಲಿನ ಶೇ 50ರ ಮಿತಿಯನ್ನು ತೆಗೆದುಹಾಕುತ್ತೇವೆ ಮತ್ತು ಸಂವಿಧಾನವನ್ನು ಹೃದಯ, ಜೀವನ ಮತ್ತು ರಕ್ತದಿಂದ ರಕ್ಷಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರತಿಪಾದಿಸಿದರು.

ಮೀಸಲಾತಿಯ ಮಿತಿಯನ್ನು ತೆಗೆಯುವ ಬಗ್ಗೆ ಮಾತನಾಡಿದ ಅವರು, ‘ಛತ್ತೀಸಗಢ, ಮಧ್ಯಪ್ರದೇಶ ಹೀಗೆ ನಾವು ಅಧಿಕಾರ ನಡೆಸಿದ ಕಡೆಯಲ್ಲೆಲ್ಲ ಇದನ್ನು ಮಾಡಿದ್ದೇವೆ. ಮುಂದೆ ಇಡೀ ದೇಶದಲ್ಲಿ ಮಾಡುತ್ತೇವೆ’ ಎಂದರು.

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಅಖಿಲೇಶ್ ಯಾದವ್ ಅವರೊಂದಿಗೆ ಉತ್ತರ ಪ್ರದೇಶದ ಬನ್ಸ್‌ಗಾಂವ್‌ನಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ಕೈಯಲ್ಲಿ ಸಂವಿಧಾನದ ಪ್ರತಿಯನ್ನು ಹಿಡಿದು, ‘ಅಂಬೇಡ್ಕರ್ ಅವರು ತಮ್ಮ ಜೀವನವನ್ನು ಸಂವಿಧಾನಕ್ಕಾಗಿ ಮುಡಿಪಾಗಿಟ್ಟಿದ್ದರು’ ಎಂದು ನುಡಿದರು.

‘ಪ್ರಧಾನಿ ಮೋದಿ ಬಡವರ ಹಣ ಕಸಿದು ಶ್ರೀಮಂತರಿಗೆ ಕೊಟ್ಟರು. ಅವರು ಅದನ್ನು ವಿದೇಶಗಳಲ್ಲಿ ಹೂಡಿಕೆ ಮಾಡಿದರು. ಬೃಹತ್ ಉದ್ಯಮಿಗಳ ₹16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿ ಅವರನ್ನು ದೇಶ ಎಂದಿಗೂ ಕ್ಷಮಿಸುವುದಿಲ್ಲ’ ಎಂದು ಅಭಿಪ್ರಾಯಪಟ್ಟರು.

ರಾಮ ಪ್ರಾಣ ಪ್ರತಿಷ್ಠಾಪನೆಗೆ ರಾಷ್ಟ್ರಪತಿ ಹಾಜರಾಗದೇ ಇದ್ದುದರ ಬಗ್ಗೆ ಮಾತನಾಡಿದ ರಾಹುಲ್, ‘ಅವರಿಗೆ ಬುಡಕಟ್ಟು ಮಹಿಳೆಯಾದ ನೀವು ಬರಬಾರದು, ನಿಮ್ಮ ಮುಖ ಕಾಣಬಾರದು’ ಎಂದು ಹೇಳಲಾಗುತ್ತು. ಆ ಸಮಾರಂಭದಲ್ಲಿ ಒಬ್ಬನೇ ಒಬ್ಬ ಹಿಂದುಳಿದ, ದಲಿತ, ಕಾರ್ಮಿಕ ಅಥವಾ ರೈತ ಕಾಣಲಿಲ್ಲ. ಆದರೆ, ಅಲ್ಲಿ ಅಂಬಾನಿ, ಅದಾನಿ ಇದ್ದರು’ ಎಂದು ಟೀಕಿಸಿದರು.

ತಮ್ಮ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ, ‘ಅಗ್ನಿಪಥ’ ಯೋಜನೆಯನ್ನು ಹರಿದು ಕಸದ ಬುಟ್ಟಿಗೆ ಎಸೆಯಲಾಗುವುದು ಎಂದು ತಿಳಿಸಿದರು.



ತನ್ನನ್ನು ದೇವರು ಕಳಿಸಿದ್ದಾನೆ ಎಂದು ಮೋದಿ ಹೇಳಿದ್ದಾರೆ. ದೇವರು ಅವರನ್ನು ಅದಾನಿ ಅವರಿಗೆ ಸಹಾಯ ಮಾಡಲು ಕಳಿಸಿದ್ದಾನೆ, ಬಡವರಿಗಾಗಿ ಅಲ್ಲ

ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕ

‘ಮೋದಿ ಮತ್ತೆ ಪ್ರಧಾನಿ ಆಗಲ್ಲ’

ವಾರಾಣಸಿ (ಪಿಟಿಐ): ನರೇಂದ್ರ ಮೋದಿ ಅವರು ಮುಂದಿನ ಪ್ರಧಾನಿ ಆಗುವುದಿಲ್ಲ ಎಂದು ಪ್ರತಿಪಾದಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದು ‘ಗ್ಯಾರಂಟಿ’ ಎಂದು ಮಂಗಳವಾರ ಹೇಳಿದರು.

ಮೋದಿ ಸ್ಪರ್ಧಿಸಿರುವ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ರ‍್ಯಾಲಿ ನಡೆಸಿದ ಅವರು, ‘ವಾರಾಣಸಿಯಲ್ಲಿ ಇಬ್ಬರ ನಡುವಿನ ಪೈಪೋಟಿಯು ತೀವ್ರವಾಗಿದ್ದು, ಅದರಲ್ಲಿ ಅಜಯ್ ರಾಯ್ ಗೆಲ್ಲಬಹುದು’ ಎಂದು ಹೇಳಿದರು.

ರ‍್ಯಾಲಿಯಲ್ಲಿ ರಾಹುಲ್ ಅವರೊಂದಿಗೆ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಭಾಗವಹಿಸಿದ್ದರು.

‘ಒಲೈಕೆ ಸಂಸ್ಕೃತಿ ಅಂತ್ಯ’

ನವದೆಹಲಿ (ಪಿಟಿಐ): ವಿರೋಧ ಪಕ್ಷಗಳ ಆಡಳಿತಾವಧಿಯಲ್ಲಿ ಮುನ್ನೆಲೆಗೆ ಬಂದಿದ್ದ ಓಲೈಕೆ ಸಂಸ್ಕೃತಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಂತ್ಯ ಹಾಡಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಂಗಳವಾರ ಹೇಳಿದರು.



‘ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಾತಿ ಮತ್ತು ಧರ್ಮವನ್ನು ಪರಿಗಣಿಸದೆ ಜನರ ಏಳಿಗೆಗಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ’ ಎಂದು ಪ್ರತಿಪಾದಿಸಿದರು. ‘ಅಲ್ಪಸಂಖ್ಯಾತರು ಹಾಗೂ ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳ ಜನರು ಕೂಡ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನವನ್ನು ಪಡೆಯುತ್ತಿದ್ದಾರೆ’ ಎಂದು ಹೇಳಿದರು.

‘ಮತಬ್ಯಾಂಕ್ ರಾಜಕೀಯದಲ್ಲಿ ಮೋದಿ ಅವರಿಗೆ ವಿಶ್ವಾಸವಿಲ್ಲ, ಅವರ ಗುರಿ ಎಲ್ಲರ ಅಭಿವೃದ್ಧಿ’ ಎಂದರು.

‘ಬಿಜೆಪಿ 200 ಸ್ಥಾನ ದಾಟುವುದಿಲ್ಲ’

ಚಂಡೀಗಢ (ಪಿಟಿಐ): ಬಿಜೆಪಿಯ ‘ಚಾರ್ ಸೌ ಪಾರ್’ ಪ್ರತಿಪಾದನೆಯು ಅಸಂಬದ್ಧವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಪಕ್ಷವು 200 ಸ್ಥಾನಗಳನ್ನೂ ದಾಟುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಹೇಳಿದರು.



ಅಮೃತಸರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ತಮಿಳುನಾಡು, ಕೇರಳ, ತೆಲಂಗಾಣದಲ್ಲಿ ಬಿಜೆಪಿಯು ಅಸ್ತಿತ್ವದಲ್ಲಿಲ್ಲ. ಇನ್ನು ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಪಕ್ಷ ಬಲಿಷ್ಠವಾಗಿಲ್ಲ. ಅದು ಹೇಗೆ ನೀವು 400 ಸ್ಥಾನ ಗಳಿಸುತ್ತೀರಿ’ ಎಂದು ಪ್ರಶ್ನಿಸಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಹುದ್ದೆ ಕಳೆದುಕೊಳ್ಳಲಿದ್ದಾರೆ ಎನ್ನುವ ಅಮಿತ್ ಶಾ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, ‘ನಾನು ರಾಜಕೀಯ ಸೇರಿದ್ದು ಯಾವುದೇ ಕೆಲಸ ಅಥವಾ ಹುದ್ದೆಗಾಗಿ ಅಲ್ಲ. ನಾನು ಚಿಕ್ಕಂದಿನಿಂದಲೂ ರಾಜಕಾರಣದಲ್ಲಿದ್ದು, ನರೇಂದ್ರ ಮೋದಿ ಅವರ ವಯಸ್ಸಿನಷ್ಟು ರಾಜಕೀಯ ಅನುಭವ ನನಗಿದೆ. ಜೂನ್ 4ರ ನಂತರ ಅಮಿತ್ ಶಾ ಅವರು ತಮ್ಮ ಹುದ್ದೆಯ ಬಗ್ಗೆ ಯೋಚಿಸಲಿ’ ಎಂದು ತಿರುಗೇಟು ನೀಡಿದರು.



ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಕೋಲ್ಕತ್ತದಲ್ಲಿ ಪಕ್ಷದ ಅಭ್ಯರ್ಥಿಯ ಪರವಾಗಿ ರೋಡ್ ಶೋ ನಡೆಸಿದರು. ಪಕ್ಷದ ನಾಯಕರಾದ ಸುವೇಂದು ಅಧಿಕಾರಿ, ಸುಕಾಂತ ಮಜುಂದಾರ್ ಪಾಲ್ಗೊಂಡಿದ್ದರು.

‘ಲೂಟಿ ಮಾಡಿದ ಹಣ ಮರಳಿಸಬೇಕು’

ಬರಸಾತ್/ ಬರೂಯಿಪುರ (ಪಿಟಿಐ): ಮತ ಜಿಹಾದ್ ಮತ್ತು ಓಲೈಕೆ ರಾಜಕಾರಣಕ್ಕಾಗಿ ಟಿಎಂಸಿಯು ಒಬಿಸಿ ಯುವಜನತೆಯ ಹಕ್ಕುಗಳನ್ನು ಕಸಿಯುತ್ತಿದೆ ಎಂದು ಪ್ರಧಾನಿ ಮೋದಿ ಮಂಗಳವಾರ ವಾಗ್ದಾಳಿ ನಡೆಸಿದರು.

‘ಹತ್ತು ವರ್ಷದ ಹಿಂದೆ ನಾನು ‘ನಾ ಖಾವೂಂಗಾ ನಾ ಖಾನೇದೂಂಗ’ ಎಂದಿದ್ದೆ. ಈಗ ಹೇಳುತ್ತಿದ್ದೇನೆ, ಜನರ ಹಣವನ್ನು ಲೂಟಿ ಮಾಡಿದವರು ಅದನ್ನು ಮರಳಿಸಬೇಕು’ ಎಂದು ತಿಳಿಸಿದರು.

ಪಶ್ಚಿಮ ಬಂಗಾಳದ ಬರಸಾತ್‌ನಲ್ಲಿ ಚುನಾವಣಾ ರ‍್ಯಾಲಿ ನಡೆಸಿದ ಅವರು, ‘ಮಮತಾ ಬ್ಯಾನರ್ಜಿ ಅವರ ಸರ್ಕಾರವು ಒಬಿಸಿಗಳಿಗೆ ವಿಶ್ವಾಸಘಾತುಕತನ ಎಸಗಿದೆ. ಅದನ್ನು ಬಹಿರಂಗಪಡಿಸಿದ ಕಲ್ಕತ್ತ ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನು ಅವರು ಟೀಕಿಸಿದ್ದಾರೆ’ ಎಂದರು.

‘ಟಿಎಂಸಿಯು ಈಗ ತನಗೆ ಅನುಕೂಲಕರವಲ್ಲದ ತೀರ್ಪು ನೀಡಿದ್ದಕ್ಕಾಗಿ ನ್ಯಾಯಮೂರ್ತಿಗಳ ಮೇಲೆ ಗೂಂಡಾಗಳನ್ನು ಬಿಡುವುದೇ’ ಎಂದು ಪ್ರಶ್ನಿಸಿದರು.

‘ಟಿಎಂಸಿ ಸತ್ಯವನ್ನು ಸಹಿಸುವುದಿಲ್ಲ. ಅವರ ಪಕ್ಷದ ಅಪರಾಧಗಳನ್ನು ಬಯಲಿಗೆಳೆಯುವವರನ್ನು ಗುರಿ ಮಾಡಲಾಗುತ್ತದೆ. ಟಿಎಂಸಿ ಶಾಸಕ ಇತ್ತೀಚೆಗೆ ಹಿಂದೂಗಳನ್ನು ಭಾಗೀರಥಿ ನದಿಯಲ್ಲಿ ಮುಳುಗಿಸಲಾಗುವುದು ಎಂದಿದ್ದರು. ಅದನ್ನು ಸರಿಪಡಿಸಿಕೊಳ್ಳುವಂತೆ ಹೇಳಿದ ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘದವರನ್ನು ಪಕ್ಷವು ಬಹಿರಂಗವಾಗಿ ಬೆದರಿಸುತ್ತಿದೆ’ ಎಂದು ಆರೋಪಿಸಿದರು.

ರಾಜ್ಯದ ಬರೂಯಿಪುರದಲ್ಲಿ ಚುನಾವಣಾ ಪ್ರಚಾರ ಮಾಡಿದ ಅವರು, ‘ಟಿಎಂಸಿಗೂ ಉತ್ತಮ ಆಡಳಿತಕ್ಕೂ ಸಂಬಂಧವಿಲ್ಲ. ನೀವು ಭೂತಗನ್ನಡಿ ಹಾಕಿ ಹುಡುಕಿದರೂ ಪಶ್ಚಿಮ ಬಂಗಾಳದಲ್ಲಿ ಉತ್ತಮ ಆಡಳಿತ ಕಾಣಲು ಸಾಧ್ಯವಿಲ್ಲ. ಅವರು ಕೇವಲ ತಮ್ಮ ಮತಬ್ಯಾಂಕ್‌ಗಾಗಿ ಮಾತ್ರ ಕೆಲಸ ಮಾಡುತ್ತಾರೆ’ ಎಂದು ಟೀಕಿಸಿದರು.

ನೈರುತ್ಯ ಪದವೀಧರ ಕ್ಷೇತ್ರ: 42 ವರ್ಷಗಳಿಂದಲೂ ಬಿಜೆಪಿಯ ಭದ್ರಕೋಟೆ; ಏಳು ಬಾರಿ ಗೆಲುವು

ಬಿಜೆಪಿ–ಕಾಂಗ್ರೆಸ್ ಗೆಲುವಿನ ಓಟಕ್ಕೆ ‘ಬಂಡಾಯ’ದ ತಡೆ

• ವೆಂಕಟೇಶ ಜಿ.ಎಚ್

ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ ಶಿವಮೊಗ್ಗ ಸೇರಿ ಆರು ಜಿಲ್ಲೆಗಳ ವ್ಯಾಪ್ತಿಯಲ್ಲಿ ವಿಧಾನಪರಿಷತ್‌ನ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ ರಂಗೇರಿದೆ. ಈ ಬಾರಿ ಬಂಡಾಯದ ಬಿಸಿ ಕಾಂಗ್ರೆಸ್– ಬಿಜೆಪಿ ಎರಡೂ ಪಕ್ಷಗಳನ್ನು ಸುಡುತ್ತಿದೆ. ಹೀಗಾಗಿ ಅಭ್ಯರ್ಥಿಗಳು ಗೆಲುವಿಗಾಗಿ ಬೆವರು ಹರಿಸುತ್ತಿದ್ದಾರೆ. ಪದವೀಧರರ ಶ್ರೀರಕ್ಷೆ ಕೋರಿ ಮನೆ ಮನೆಗೆ ಎಡತಾಕುತ್ತಿದ್ದಾರೆ.


ನೈರುತ್ಯ ಪದವೀಧರ ಕ್ಷೇತ್ರ ಕಳೆದ 42 ವರ್ಷಗಳಿಂದಲೂ ಬಿಜೆಪಿಯ ಭದ್ರಕೋಟೆ. ಹಿಂದಿನ ಏಳು ಚುನಾವಣೆಗಳಲ್ಲೂ ಪಕ್ಷದ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದಾರೆ. ಈ ಬಾರಿಯೂ ವಿಜಯದ ಓಟ ಮುಂದುವರಿಸುವ ಇರಾದೆ ಬಿಜೆಪಿ ಪಾಳಯದಲ್ಲಿದೆ. ಇನ್ನೊಂದೆಡೆ ಕಾಂಗ್ರೆಸ್‌ಗೆ ನಾಲ್ಕು ದಶಕಗಳ ಸೋಲಿನ ಸರಪಳಿ ಕಳಚಿಕೊಳ್ಳುವ ಧಾವಂತ. ಆದರೆ, ಎರಡೂ ಪಕ್ಷಗಳಲ್ಲಿನ ಬಂಡಾಯದ ಬೇಗೆ ಈ ಬಾರಿಯ ಪರಿಸ್ಥಿತಿಯನ್ನು ಭಿನ್ನವಾಗಿಸಿದೆ.

ಕ್ಷೇತ್ರವನ್ನು ಈ ಹಿಂದೆ ಬಿಜೆಪಿಯ ಡಿ.ಎಚ್. ಶಂಕರಮೂರ್ತಿ ಆರು ಬಾರಿ ಪ್ರತಿನಿಧಿಸಿದ್ದಾರೆ. ಹಾಲಿ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಆಯನೂರು ಮಂಜುನಾಥ್ ಕೂಡ ಬಿಜೆಪಿಯಿಂದಲೇ ಗೆಲುವು ಸಾಧಿಸಿದ್ದರು. ಬದಲಾದ ಸನ್ನಿವೇಶದಲ್ಲಿ ಈ ಬಾರಿ ಅವರು ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದಾರೆ. ಕಳೆದ ಬಾರಿ ಆಯನೂರು ವಿರುದ್ಧ ಸೋಲು ಕಂಡಿದ್ದ ಕಾಂಗ್ರೆಸ್‌ನ ಎಸ್.ಪಿ. ದಿನೇಶ್, ಟಿಕೆಟ್ ಕೈತಪ್ಪಿದ್ದರಿಂದ ಬಂಡಾಯ ಸಾರಿ ಸ್ವತಂತ್ರ ಅಭ್ಯರ್ಥಿಯಾಗಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ತಪ್ಪಿದ್ದರಿಂದ, ಉಡುಪಿಯ ರಘುಪತಿ ಭಟ್ ವಿಧಾನ ಪರಿಷತ್‌ನ ಈ ಕ್ಷೇತ್ರದ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದರು. ಅದಕ್ಕೂ ಬಿಜೆಪಿ ಹೈಕಮಾಂಡ್ ಮನ್ನಣೆ ನೀಡದೆ ಶಿವಮೊಗ್ಗದ ವೈದ್ಯ ಡಾ.ಧನಂಜಯ ಸರ್ಜಿ ಅವರಿಗೆ ಮಣೆ ಹಾಕಿದೆ. ರಘುಪತಿ ಭಟ್ ಮುನಿಸಿಕೊಂಡು ಬಂಡಾಯವೆದ್ದು ಸ್ಪರ್ಧಿಸಿದ್ದಾರೆ.

ಎರಡೂ ಪಕ್ಷಗಳಲ್ಲಿ ಪ್ರಭಾವಿಗಳೇ ಭಿನ್ನ ಹಾದಿ ತುಳಿದಿರುವುದರಿಂದ ಈ ಬಾರಿಯ ಚುನಾವಣಾ ಕಣ ರಂಗೇರಿದೆ.

ಆಯನೂರು ಬೆನ್ನಿಗೆ ಕಾಂಗ್ರೆಸ್ ಬಲ: ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳ ಜೊತೆಗೆ ವೈಯಕ್ತಿಕ ವರ್ಚಸ್ಸು, ಹಿಂದೆ ಮಾಡಿರುವ ಕೆಲಸಗಳ ಕಾರ್ಡ್ ಹಿಡಿದು ಆಯನೂರು ಮಂಜುನಾಥ್ ಮತದಾರರ ಮನಗೆಲ್ಲಲು ಹೊರಟಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುವುದು ಹಾಗೂ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಚ್ಚಿನ ಕಡೆ ಪಕ್ಷದ ಶಾಸಕರೇ ಇರುವುದು ಅವರ ಉತ್ಸಾಹ ಹೆಚ್ಚಿಸಿದೆ. ಸಚಿವ ಮಧು ಬಂಗಾರಪ್ಪ ಆಯನೂರು ಬೆನ್ನಿಗೆ ನಿಂತಿದ್ದಾರೆ.





ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸಿರುವುದಕ್ಕೆ ಮತದಾರರು ಸಂತೋಷಪಟ್ಟಿದ್ದಾರೆ. ಈ ಬಾರಿ ಗೆದ್ದು, ಪಕ್ಷದ ಸೋಲಿನ ಸರಪಣಿ ಕಳಚುವೆ

ಆಯನೂರು ಮಂಜುನಾಥ್
ಕಾಂಗ್ರೆಸ್ ಅಭ್ಯರ್ಥಿ



ಕಾಂಗ್ರೆಸ್ ಅಭ್ಯರ್ಥಿ ಆಗಿದ್ದಾಗ ಪಕ್ಷದ ಮತಗಳು ಮಾತ್ರ ಸಿಗುತ್ತಿದ್ದವು. ಈಗ ಪಕ್ಷೇತರ ಆಗಿ ಸ್ಪರ್ಧಿಸಿರುವುದರಿಂದ ಮತದಾರರು ಪಕ್ಷಾತೀತವಾಗಿ ಬೆಂಬಲ ಕೊಡುತ್ತಿದ್ದಾರೆ

ಎಸ್.ಪಿ.ದಿನೇಶ್, ಪಕ್ಷೇತರ ಅಭ್ಯರ್ಥಿ



ಕಾರ್ಯಕರ್ತರೇ ನನ್ನ ಶಕ್ತಿ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ರಘುಪತಿ ಭಟ್ ಬಂಡಾಯವೆದ್ದು ಸ್ಪರ್ಧಿಸಿದ್ದರೂ ನನ್ನ ಗೆಲುವಿಗೆ ಯಾವುದೇ ಅಡ್ಡಿಯಾಗುವುದಿಲ್ಲ

ಡಾ.ಧನಂಜಯ ಸರ್ಜಿ, ಬಿಜೆಪಿ ಅಭ್ಯರ್ಥಿ



ಪಕ್ಷದಿಂದ ಉಚ್ಚಾಟಿಸಿದ್ದು ನೋವು ತಂದರೂ ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ. ಸಾಧ್ಯವಾಗದಿದ್ದರೆ ಕಾರ್ಯಕರ್ತನಾಗಿ ಪಕ್ಷಕ್ಕೆ ದುಡಿಯುತ್ತೇನೆ

ರಘುಪತಿ ಭಟ್, ಪಕ್ಷೇತರ ಅಭ್ಯರ್ಥಿ

ಅನುಕಂಪದ ಹಾದಿ, ಅತೃಪ್ತರ ಬೆಂಬಲ: ಸತತ ಎರಡು ಬಾರಿ ಕಡಿಮೆ ಅಂತರದಲ್ಲಿ ಸೋತಿರುವುದರಿಂದ ಮತದಾರರಲ್ಲಿ ತಮ್ಮ ಬಗ್ಗೆ ಅನುಕಂಪ ಇದೆ. ಅದು ಕೈ ಹಿಡಿಯಲಿದೆ ಎಂಬ ವಿಶ್ವಾಸ ಎಸ್.ಪಿ. ದಿನೇಶ್ ಅವರದ್ದು. ಆಯನೂರು ಮಂಜುನಾಥ್ ಅವರ ವಿರೋಧಿಗಳ ಬೆಂಬಲ ಕ್ರೋಡೀಕರಿಸುವ ಪ್ರಯತ್ನ ನಡೆಸಿದ್ದಾರೆ. ಪದವೀಧರರ ಸಹಕಾರ ಸಂಘದ ಮೂಲಕ ಮತದಾರರೊಂದಿಗಿನ ನಿರಂತರ ಸಂಪರ್ಕ ತಮ್ಮ ಗೆಲುವಿಗೆ ನೆರವಾಗಲಿದೆ ಎಂಬ ವಿಶ್ವಾಸದಲ್ಲಿದ್ದಾರೆ.

ಪಕ್ಷದ ಬಲ, ಸಾಮಾಜಿಕ ಕಾರ್ಯ: ಶಿವಮೊಗ್ಗದಲ್ಲಿ ಸರ್ಜಿ ಫೌಂಡೇಷನ್ ಮೂಲಕ ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ಡಾ.ಧನಂಜಯ ಸರ್ಜಿ, ಬಿಜೆಪಿಯ ಸಂಘಟನಾ ಬಲವನ್ನೇ ಹೆಚ್ಚು ನಂಬಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಪದವೀಧರರ ನೆರವಿಗೆ ತಂದಿರುವ ಯೋಜನೆಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡುವ ಜೊತೆಗೆ, ‘ಪಕ್ಷಕ್ಕೆ ನಾನು ಹೊಸಬನಲ್ಲ’ ಎಂದು ಒತ್ತಿ ಹೇಳುತ್ತಿದ್ದಾರೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಕ್ಷೇತ್ರದ ವ್ಯಾಪ್ತಿಯ ಬಿಜೆಪಿ ಶಾಸಕರು ಇವರ ಬೆನ್ನಿಗಿದ್ದಾರೆ.

ರಾಷ್ಟ್ರಭಕ್ತರ ಬಳಗ, ಮಿತ್ರರ ಒಲವು: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ನಿರ್ಣಾಯಕರಾಗಿರುವ ಕರಾವಳಿ–ಮಲೆನಾಡು ಭಾಗದ ಮತದಾರರು ತಮ್ಮ ಕೈ ಬಿಡುವುದಿಲ್ಲ ಎಂಬ ಉತ್ಸಾಹದಲ್ಲಿ ರಘುಪತಿ ಭಟ್ ಇದ್ದಾರೆ. ರಘುಪತಿ ಭಟ್ ಅವರಿಗೆ ಕೆ.ಎಸ್. ಈಶ್ವರಪ್ಪ ತಮ್ಮ ರಾಷ್ಟ್ರಭಕ್ತ ಬಳಗದಿಂದ ಬೆಂಬಲ ಘೋಷಿಸಿ ಪ್ರಚಾರ ಕೂಡ ನಡೆಸಿದ್ದಾರೆ.

ಪದವೀಧರ ಸರ್ಕಾರಿ ನೌಕರರನ್ನು ಮತದಾರರ ಪಟ್ಟಿಗೆ ಕಡ್ಡಾಯವಾಗಿ ಸೇರ್ಪಡೆಗೊಳಿಸಿರುವ ಕಾರಣ ಈ ಬಾರಿ ಕ್ಷೇತ್ರದಲ್ಲಿ 33,000 ಮತದಾರರ ಸಂಖ್ಯೆ ಹೆಚ್ಚಳಗೊಂಡಿದೆ. ಅವರ ಮನಗೆಲ್ಲಲು ಹಳೆಯ ಪಿಂಚಣಿ ವ್ಯವಸ್ಥೆ ಮರು ಜಾರಿಗೊಳಿಸಲು ಶ್ರಮಿಸುವುದಾಗಿ ಅಭ್ಯರ್ಥಿಗಳು ಒತ್ತಿ ಹೇಳುತ್ತಿದ್ದಾರೆ.

ಕ್ಷೇತ್ರದಲ್ಲಿ ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ–ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ನೇರ ಪೈಪೋಟಿ ಇರುತ್ತಿತ್ತು. ಈಗ ನಾಲ್ವರ ನಡುವೆ ಪೈಪೋಟಿ ಒಡಮೂಡಿದೆ. ಜಾತಿ ಸಮೀಕರಣಕ್ಕಿಂತ ಪದವೀಧರರ ಒಲವು ವಿಜಯಕ್ಕೆ ಬಲ ಕೊಡುತ್ತದೆ. ಜಯದ ನಗೆ ಯಾರದ್ದು ಎಂಬ ಗುಟ್ಟು ಮಾತ್ರ ಮತದಾರ ಬಿಟ್ಟುಕೊಡುತ್ತಿಲ್ಲ.

ಪರಿಷತ್ ಚುನಾವಣೆ: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡೆಗೆ ಪರಮೇಶ್ವರ ಅಸಮಾಧಾನ

'ಚರ್ಚಿಸದೇ ಅಭ್ಯರ್ಥಿ ಆಯ್ಕೆ ಸರಿಯಲ್ಲ'

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಪಕ್ಷದ ಹಿರಿಯರ ಜತೆ ಚರ್ಚಿಸದೇ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಇಬ್ಬರೇ ತೀರ್ಮಾನ ನಿಸುವುದು ಸರಿಯಲ್ಲ' ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿರುವ ಕುರಿತು ಸುದ್ದಿಗಾರರಿಗೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, 'ತಾವೂ ಸೇರಿದಂತೆ ಹಿರಿಯರ ಜತೆ ಸಮಾಲೋಚನೆ ನಡೆಸಿಲ್ಲ' ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

'ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಅಭ್ಯರ್ಥಿ ಆಯ್ಕೆ ಕುರಿತು ನಮ್ಮ ಎಲ್ಲ ಹಿರಿಯರ ಜತೆ ಚರ್ಚೆ ಮಾಡಬೇಕು. ಪಕ್ಷದಲ್ಲಿರುವ ಅನುಭವಿಗಳಿಂದ ಸಲಹೆ ಪಡೆಯಬೇಕಿತ್ತು. ಆ ರೀತಿ ಮಾಡದೇ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಇಬ್ಬರೇ ನಿರ್ಧಾರ ತೆಗೆದುಕೊಂಡರೆ ಸರಿ ಕಾಣುವುದಿಲ್ಲ' ಎಂದರು.

'ಏಕಾಏಕಿ ಅವರಿಬ್ಬರೇ ಕುಳಿತು ತೀರ್ಮಾನ ಮಾಡಬಾರದು. ಯಾರು ಪಕ್ಷ ಸಂಘಟನೆಗೆ ಶ್ರಮಿಸಿದ್ದಾರೆ ಎಂಬುದನ್ನು ಗಮನಿಸಬೇಕು. ಯಾವ ಸಮುದಾಯಗಳು ನಮ್ಮ ಪಕ್ಷದ ಪರವಾಗಿ ನಿಂತಿವೆ ಎಂಬುದನ್ನೂ ನೋಡಬೇಕು' ಎಂದೂ ಹೇಳಿದರು.

ಪಕ್ಷ ಮತ್ತು ಸರ್ಕಾರದಲ್ಲಿ ಇರುವ ಹಿರಿಯರ ಜತೆ ಚರ್ಚಿಸಬೇಕು. ಕೆಲಸ ಮಾಡಿದವರಿಗೆ ಅವಕಾಶ ನೀಡಬೇಕು. ಇದರಿಂದ ಪಕ್ಷಕ್ಕೆ ಅನುಕೂಲ ಆಗುತ್ತದೆ ಎಂದು ತಿಳಿಸಿದರು.

ಹೈಕಮಾಂಡ್ ನಿರ್ಧರಿಸುತ್ತದೆ: ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಶಿವಕುಮಾರ್ ಅವರನ್ನು ಬದಲಾವಣೆ ಮಾಡುವ ಕುರಿತ ಚರ್ಚೆಗೆ ಪ್ರತಿಕ್ರಿಯಿಸಿದ ಪರಮೇಶ್ವರ, 'ಆ ವಿಷಯ ನನಗೆ ಗೊತ್ತಿಲ್ಲ. ಅವರು ಸಮರ್ಥರಿದ್ದಾರೆ. ಅಧ್ಯಕ್ಷರಾಗಿ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಹೊರ ಹೆಚ್ಚಾ ಹೇಳುತ್ತಾರೆ. ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ' ಎಂದರು. ಬೇರೆ ದರೆ ಹೈಕಮಾಂಡ್ ಮುಂದೆ ಅವರೇ

ಹಿಂದುಳಿದ ಸಮುದಾಯಗಳಿಗೆ ಆದ್ಯತೆ ನೀಡಿ: ಆಗ್ರಹ

ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಮಡಿವಾಳ, ಕ್ರೈಸ್ತ ಸಮುದಾಯ ಹಾಗೂ ಹಿಂದುಳಿದ ಜನಾಂಗದವರಿಗೆ ಆದ್ಯತೆ ನೀಡಬೇಕು ಎಂದು ವಿವಿಧ ಸಂಘಟನೆಗಳು ಕಾಂಗ್ರೆಸ್ ಪಕ್ಷವನ್ನು ಆಗ್ರಹಿಸಿವೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಮಡಿವಾಳರ ಸಂಘದ ಅಧ್ಯಕ್ಷ ಸಿ. ನಂಜಪ್ಪ, 'ರಾಜ್ಯದಲ್ಲಿ ಮಡಿವಾಳ ಸಮುದಾಯ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಸಾಮಾಜಿಕ ಅಸಮಾನತೆ ಹಾಗೂ ಕಡಿಮೆ ಜನಸಂಖ್ಯೆ ಹೊಂದಿರುವ ಕಾರಣ ಇದುವರೆಗೂ ಸರಿಯಾದ ರಾಜಕೀಯ ಸ್ಥಾನಮಾನ ಸಿಕ್ಕಿಲ್ಲ' ಎಂದು ಬೇಸರಿಸಿದರು.

'ಎಲ್ಲ ಪಕ್ಷಗಳು ಹಿಂದುಳಿದ ಸಮುದಾಯಗಳನ್ನು ಮೂಲೆಗುಂಪು ಮಾಡಿ, ಜಾತಿ ರಾಜಕಾರಣ ಮಾಡುತ್ತಿವೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಡಿವಾಳ ಸಮುದಾಯಕ್ಕೆ ಯಾವುದೇ ಅವಕಾಶಗಳನ್ನು ನೀಡಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ಮಡಿವಾಳ ಜನಾಂಗದ ಅರ್ಹ ವ್ಯಕ್ತಿ ಯೊಬ್ಬರಿಗೆ ಅವಕಾಶ ನೀಡಬೇಕು' ಎಂದು ಹೇಳಿದರು.

ಅತಿ ಸಣ್ಣ ಸಮುದಾಯಕ್ಕೆ ಅವಕಾಶ: ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಂ. ನಾಗರಾಜು, 'ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಹಡಪ, ಶಿಲ್ಪಕಾರ, ದೊಂಬಿದಾಸ, ಮಡಿವಾಳ, ಸವಿತಾ ಸಮಾಜ, ಹಕ್ಕಿ–ಪಿಕ್ಕಿ ಸಮುದಾಯ, ಗೋಂದಳಿ ಹಾಗೂ ಕಾಡುಸಿದ್ಧ ಸೇರಿದಂತೆ ಅತಿ ಹಿಂದುಳಿದ ಹಾಗೂ ಅವಕಾಶ ವಂಚಿತ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಬೇಕು' ಎಂದು ಒತ್ತಾಯಿಸಿದರು.

ಅಲೆಮಾರಿ ಜನಾಂಗಕ್ಕೆ ಪ್ರಾತಿನಿಧ್ಯ: ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಅಧ್ಯಕ್ಷ ಡಿ.ಎಲ್. ಹನುಮಂತಪ್ಪ, 'ವಿಧಾನಸಭೆ, ವಿಧಾನ ಪರಿಷತ್‌ಗೆ ಅಲೆಮಾರಿ, ಅರೆಅಲೆಮಾರಿ ಸಮುದಾಯದ ಪ್ರತಿನಿಧಿಗಳು ಕಾಲಿಟ್ಟಿಲ್ಲ. ಅವರಿಗೆ ಇದುವರೆಗೂ ಇದರ ಬಗ್ಗೆ ಅರಿವೇ ಇರಲಿಲ್ಲ. ಈ ಕಾರಣಕ್ಕೆ ನಮ್ಮ ನೋವು, ಸಮಸ್ಯೆಗಳ ಕುರಿತು ಈ ಎರಡು ಸದನಗಳಲ್ಲಿ ಚರ್ಚೆಯೇ ಆಗಿಲ್ಲ. ಆದ್ದರಿಂದ, ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಸಮುದಾಯದ ವ್ಯಕ್ತಿಯನ್ನು ಆಯ್ಕೆ ಮಾಡಬೇಕು' ಎಂದು ಆಗ್ರಹಿಸಿದರು.

ಕ್ರೈಸ್ತರಿಗೆ ಅವಕಾಶ: ಕರ್ನಾಟಕ ಕ್ರೈಸ್ತರ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಪ್ರಿನ್ಸಿಪಾಲ್, 'ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕ್ರೈಸ್ತ ಸಮುದಾಯದ ಒಬ್ಬರನ್ನು ಆಯ್ಕೆ ಮಾಡಬೇಕು' ಎಂದು ತಿಳಿಸಿದ್ದಾರೆ.

ಕೆ–ಸೆಟ್ ಫಲಿತಾಂಶ ಪ್ರಕಟ: 6,675 ಅಭ್ಯರ್ಥಿಗಳು ಅರ್ಹ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ–ಸೆಟ್) ತಾತ್ಕಾಲಿಕ ಫಲಿತಾಂಶ ಪ್ರಕಟವಾಗಿದ್ದು, 6,675 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.

ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಕಳೆದ ಜ.13ರಂದು ಪರೀಕ್ಷೆ ನಡೆದಿತ್ತು. 95,201 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಅರ್ಹತೆ ಪಡೆದವರಲ್ಲಿ 3,398 ಪುರುಷರು ಹಾಗೂ 3,180 ಮಹಿಳೆಯರು, 97 ಲಿಂಗತ್ವ ಅಲ್ಪಸಂಖ್ಯಾತರು ಇದ್ದಾರೆ. 350 ಮಂದಿ ಅಂಗವಿಕಲರು ಈ ಪಟ್ಟಿಯಲ್ಲಿ ಸೇರಿದ್ದಾರೆ. ಯುಜಿಸಿ ಹಾಗೂ ರಾಜ್ಯದ ಮೀಸಲಾತಿ ನಿಯಮಗಳ ಪ್ರಕಾರ ಅರ್ಹತಾ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ದಾಖಲೆಗಳ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳಿಗೆ ಇ–ಪ್ರಮಾಣ ಪತ್ರಗಳನ್ನು ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

ಭ್ರೂಣ ಹತ್ಯೆ ಮಹಿಳೆ ಸಾವು ಹಲವರು ಅಸ್ವಸ್ಥ

ಒಂದನೇ ಪುಟದಿಂದ

ಕಾಡುತ್ತಿರುವ ಸಂಬಂಧಿ ಇನ್ನು ಸಂಬಂಧಿ 'ಗರ್ಭಪಾತ ಮಾಡಿಸಿಕೊಂಡವರು ವಿಷಯವನ್ನು ರಹಸ್ಯವಾಗಿಡಲು ಯತ್ನಿಸುತ್ತಿದ್ದಾರೆ. ಏನೂ ಆಗಿಲ್ಲ ಎಂಬಂತೆ ನಿತ್ಯದ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದು, ವೈದ್ಯಕೀಯ ಹಾಗೂ ವೈಯಕ್ತಿಕ ಆರೈಕೆಯನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಹೀಗಾಗಿ ಹೊಟ್ಟೆಯ ಗಾಯ ನಂಜಾಗಿ (ಸೆಪ್ಟಿಕ್) ಹಲವು ರೀತಿಯ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ' ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

'ತಾಯಿ ಮಗುವಿನ ಜೀವ ಅಪಾಯದಲ್ಲಿದ್ದಾಗ ಮಾತ್ರ ಗರ್ಭಪಾತ ಮಾಡಬಹುದು. ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು, 25ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಯಲ್ಲಿ ಸಹಾಯಕರಾಗಿ ಕೆಲಸ ಮಾಡಿದ ಎಂಬಿಬಿಎಸ್ ವೈದ್ಯರು, ಗರ್ಭಪಾತ ನಡೆಸುವ ಅರ್ಹತೆಯ ಪ್ರಮಾಣಪತ್ರ ಪಡೆದವರು ಮಾತ್ರ ಅದನ್ನು ನಡೆಸಬೇಕು. ಆದರೆ ಭ್ರೂಣ ಹತ್ಯೆಯಲ್ಲಿ ನರ್ಸ್‌ಗಳೇ ಗರ್ಭಪಾತ ಪ್ರಕ್ರಿಯೆ ನಡೆಸುತ್ತಿರುವುದು ಅಪಾಯಕಾರಿ' ಎಂದು ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರೊಬ್ಬರು ತಿಳಿಸಿದರು.

ಹುತಾತ್ಮ ಶಾಂತಿಪಾಲಕನಿಗೆ ಪ್ರತಿಷ್ಠಿತ ಪದಕ

ವಿಶ್ವಸಂಸ್ಥೆ (ಪಿಟಿಐ): ವಿಶ್ವಸಂಸ್ಥೆಯ ಶಾಂತಿಪಾಲನಾ ಕರ್ತವ್ಯ ನಿರ್ವಹಿಸುವಾಗ ಹುತಾತ್ಮರಾದ ಭಾರತೀಯ ಸೇರಿದಂತೆ 60ಕ್ಕೂ ಹೆಚ್ಚು ಮಿಲಿಟರಿ, ಪೊಲೀಸ್ ಮತ್ತು ನಾಗರಿಕ ಶಾಂತಿಪಾಲಕರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಪದಕ ಘೋಷಿಸಲಾಗಿದೆ.

ವಿಶ್ವಸಂಸ್ಥೆಯ ಶಾಂತಿಪಾಲಕರ ಅಂತರರಾಷ್ಟ್ರೀಯ ದಿನಾಚರಣೆ ಸಂದರ್ಭ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೊದಲ್ಲಿ ಸೇವೆ ಸಲ್ಲಿಸುವಾಗ ಹುತಾತ್ಮರಾದ ನಾಯಕ್ ಧನಂಜಯ್ ಕುಮಾರ್ ಸಿಂಗ್ ಅವರಿಗೆ ಮರಣೋತ್ತರವಾಗಿ ಡಾಗ್ ಹಮ್ಮರ್ಶೋಲ್ಡ್ ಪದಕ ನೀಡಿ ಗೌರವಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇಂದು ಖರ್ಗೆ ಭೇಟಿ ಮಾಡಲಿರುವ ಸಿ.ಎಂ, ಡಿಸಿಎಂ

ನವದೆಹಲಿ/ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಲ್ಲಿ ಬುಧವಾರ ಭೇಟಿ ಮಾಡಲಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಂಬಂಧ ಅವರು ಮಾತುಕತೆ ನಡೆಸುವರು ಎಂದು ಮೂಲಗಳು ಹೇಳಿವೆ.

ಮಂಗಳವಾರ ಇಲ್ಲಿಗೆ ಬಂದಿಳಿದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪಕ್ಷದ ರಾಜ್ಯ ಉಸ್ತುವಾರಿಯೂ ಆದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರೊಂದಿಗೆ ಮಾತುಕತೆ ನಡೆಸಿದರು.

300 ಆಕಾಂಕ್ಷಿಗಳು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದೊರಕುವ ಏಳು ಸ್ಥಾನಗಳಿಗೆ 300 ಆಕಾಂಕ್ಷಿಗಳಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

'ಪಠ್ಯಪುಸ್ತಕದಲ್ಲಿ ಮುಖ್ಯ ಬದಲಾವಣೆ ಇಲ್ಲ'

ಪ್ರಜಾವಾಣಿ ವಾರ್ತೆ

ಮೈಸೂರು: 'ಕಳೆದ ವರ್ಷವೇ ಶಾಲಾ ಪಠ್ಯಪುಸ್ತಕವನ್ನು ಪರಿಷ್ಕರಿಸಲಾಗಿದ್ದು, ಈ ವರ್ಷ ಯಾವುದೇ ಮುಖ್ಯ ಬದಲಾವಣೆಯಿಲ್ಲ. ಕೆಲವು ಪದ ಹಾಗೂ ವಾಕ್ಯಗಳಲ್ಲಷ್ಟೆ ಬದಲಾವಣೆಯಾಗಿದೆ' ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ಪರಿಷ್ಕೃತ ಪಠ್ಯಪುಸ್ತಕಗಳು ವೆಬ್‌ಸೈಟ್‌ನಲ್ಲಿ ಲಭ್ಯವಿವೆ. ಶೇ 95ರಷ್ಟು ಪಠ್ಯಪುಸ್ತಕಗಳು ಈಗಾಗಲೇ ಶಾಲೆಗಳಿಗೆ ತಲುಪಿವೆ' ಎಂದರು.

'ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಕ್ಕಳು ಯಾವುದೇ ತೊಂದರೆ ಇಲ್ಲದಂತೆ ತೊಡಗಿಸಿಕೊಳ್ಳಲು ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆ. ಕೋವಿಡ್ ನಂತರ ಮಕ್ಕಳಿಗೆ ಬ್ರಿಡ್ಜ್ ಕೋರ್ಸ್‌ ಸಿಕ್ಕಿಲ್ಲ. ಈ ಬಗ್ಗೆ 'ಇನ್ನೂ ತೀರ್ಮಾನವಾಗಿಲ್ಲ. ಸಂಪುಟದಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು' ಎಂದು ತಿಳಿಸಿದರು.

'ಶೂ ವಿತರಿಸಲು ಶಾಲಾಭಿವೃದ್ಧಿ ಸಮಿತಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ಸರ್ಕಾರಿ ಶಿಕ್ಷಕರ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಿಸಲಾಗುವುದು. ಬಿಬಿಎಂಪಿ ಶಾಲೆಗಳನ್ನು ಇಲಾಖೆ ತೆಕ್ಕೆಗೆ ತೆಗೆದುಕೊಳ್ಳಲು ಉತ್ಸುಕವಾಗಿದ್ದು, ಜೂನ್ 4ರ ನಂತರ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು' ಎಂದರು.

'ರಾಜ್ಯದಲ್ಲಿ ಸುಮಾರು 6 ಸಾವಿರ ಗ್ರಾಮ ಪಂಚಾಯಿತಿಗಳಿದ್ದು, ಎರಡು ಗ್ರಾಮ ಪಂಚಾಯಿತಿಗೊಂದರಂತೆ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸಲಾಗುವುದು. ಈ ಬಾರಿ 600 ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಶಿಕ್ಷಕರ ನೇಮಕಾತಿಗೂ ಕ್ರಮ ವಹಿಸಲಾಗಿದೆ' ಎಂದು ತಿಳಿಸಿದರು.

'ಖಾಸಗಿ ಶಾಲೆಗಳಲ್ಲಿ ಬೇಸಿಗೆ ಶಿಬಿರಗಳನ್ನು ಆಯೋಜಿಸಲಾಗುತ್ತದೆ. ಸರ್ಕಾರಿ ಶಾಲೆಗಳಲ್ಲಿಯೂ ಬೇಸಿಗೆಯಲ್ಲಿ ವಿಶೇಷ ತರಗತಿಗಳನ್ನು ನಡೆಸುವ ಬಗ್ಗೆ ಚಿಂತಿಸಲಾಗುವುದು' ಎಂದರು.

'ತಲೆಯೊಳಗಿನ ವಿಚಾರದ ಬಗ್ಗೆ ಚರ್ಚಿಸಲಿ'

ತಮ್ಮ ಕೇಶ ವಿನ್ಯಾಸದ ಕುರಿತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಟೀಕೆಗೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, 'ತಲೆಯೊಳಗಿನ ವಿಚಾರದ ಬಗ್ಗೆ ಚರ್ಚಿಸಲಿ, ತಲೆಯೂ ಬಗ್ಗೆಯಲ್ಲ. ಅಬ್ದುಲ್ ಕಲಾಂ ಅವರ ಹೇರ್ ಸ್ಟೈಲ್ ಬಗ್ಗೆ ಹೀಗೆ ಮಾತನಾಡಿದ್ದಾರೆಯೇ? ಕೋವಿಡ್ ವೇಳೆ ಪ್ರಧಾನಿ ನರೇಂದ್ರ ಮೋದಿ ಕೂಡ ಗಡ್ಡ ಬಿಟ್ಟಿದ್ದರು' ಎಂದರು.

'ಡಿ.ಕೆ.ಶಿವಕುಮಾರ್ ಅವರ ಗಡ್ಡದ ಬಗ್ಗೆ ಬಿಜೆಪಿಯವರು ಮಾತನಾಡಿ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ 66ಕ್ಕೆ ಬಂದರು. ಇದೀಗ ನನ್ನ ಹೇರ್ ಸ್ಟೈಲ್ ಬಗ್ಗೆ ಮಾತನಾಡಿ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ 26 ಸ್ಥಾನದಿಂದ 6ಕ್ಕೆ ಬರಲಿದ್ದಾರೆ' ಎಂದರು.

'ವ್ಯಕ್ತಿಗತ ಟೀಕೆ ಬಿಡಬೇಕು. ಹಾಸನ ಪ್ರಕರಣದ ರಾಡಿ ಎಷ್ಟಾಗಿದೆ? ಆ ಬಗ್ಗೆ ಮಾತನಾಡುವುದಿಲ್ಲ. ಅದಕ್ಕೇಲ್ಲ ಕಾಲಾವಕಾಶ ಬೇಕು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಗೌರವದಿಂದ ನಡೆದುಕೊಳ್ಳಬೇಕು. ಶೇ 40 ಕಮಿಷನ್‌ನಲ್ಲಿ ಅವರು ಹೇಗೆ ಕಟ್ ಮಾಡುತ್ತಿದ್ದರು ಬೇಡ. ನನ್ನ ವಿದುಟಿಲ್ಲಿ ಒಳ್ಳೆ ಬುದ್ಧಿ ಇದೆ. ಅವರಂತೆ ನಕಲಿ ಸಹಿ ಮಾಡುವ ದುಬುದ್ಧಿ ಇಲ್ಲ' ಎಂದು ತಿರುಗೇಟು ನೀಡಿದರು.

'ಶಿಸ್ತಿನಿಂದಿರಲಿ'

ಸಚಿವ ಮಧು ಬಂಗಾರಪ್ಪ ಅವರ ತಲೆಗೂದಲು ಬಗ್ಗೆ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿದ ವಿಜಯೇಂದ್ರ, 'ಹಲವು ಸಮಸ್ಯೆಗಳಿಂದ ಬಿಜೆಪಿ ಯುವ ಮೋರ್ಚಾದಿಂದ ತಿಂಗಳಿಗೆ ಇಂತಿಷ್ಟು ಹಣ ಕೊಡಲು ಹೇಳುತ್ತೇನೆ. ಅದರಿಂದ ಹೇರ್‌ಕಟ್ ಮಾಡಿಸಿಕೊಂಡು ಶಿಸ್ತಿನಿಂದ ಇರಲಿ' ಎಂದರು.

ರಾಜ್ಯದಲ್ಲಿ ಸಾಧಾರಣ ಮಳೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಕೊಂಚ ತಗ್ಗಿದ್ದು, ಬುಧವಾರ ಹಾಗೂ ಗುರುವಾರ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಗುಡುಗು ಸಹಿತ ಜೋರು ಮಳೆಯಾಗಲಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ 30– 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ಮೈಸೂರು, ರಾಮನಗರ ಜಿಲ್ಲೆಯ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಮೇಲ್ಮೈ ಗಾಳಿಯು ಪ್ರಬಲವಾಗಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆಯ ಪ್ರಕಟಣೆಯಲ್ಲಿ ಹೇಳಿದೆ.

ಚಿಕ್ಕಪ್ಪನ ವಿರುದ್ಧ ಎಫ್‌ಐಆರ್‌ಗೆ ಶಿಫಾರಸು

ಮುರುಘಾ ಶ್ರೀ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಸಂತ್ರಸ್ತೆಗೆ ಕಿರುಕುಳ

ಪ್ರಜಾವಾಣಿ ವಾರ್ತೆ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ ಚಿಕ್ಕಪ್ಪನ ವಿರುದ್ಧ ಬಾಲನ್ಯಾಯ ಕಾಯ್ದೆಯಡಿ ಎಫ್‌ಐಆರ್ ದಾಖಲಿಸುವಂತೆ ಮಕ್ಕಳ ಕಲ್ಯಾಣ ಸಮಿತಿ ಶಿಫಾರಸು ಮಾಡಿದೆ.

ಮೈಸೂರಿನ 'ಒಡನಾಡಿ' ಸೇವಾ ಸಂಸ್ಥೆಯ ನೆರವಿನೊಂದಿಗೆ ಮಕ್ಕಳ ರಕ್ಷಣಾಧಿಕಾರಿ ಎದುರು ಹಾಜರಾದ ಸಂತ್ರಸ್ತ ಬಾಲಕಿಯನ್ನು ಆಪ್ತಸಮಾಲೋಚನೆಗೆ ಒಳಪಡಿಸಲಾಯಿತು. ಮಕ್ಕಳ ಕಲ್ಯಾಣ ಸಮಿತಿಯು ಸಂತ್ರಸ್ತೆಯ ಅಳಲು ಆಲಿಸಿ ಬಾಲನ್ಯಾಯ ಕಾಯ್ದೆಯ ಕಲಂ 75ರ ಅಡಿಯಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಮಕ್ಕಳ ರಕ್ಷಣಾಧಿಕಾರಿಗೆ ಆದೇಶಿಸಿತು.

ತಂದೆಯ ಅನಾರೋಗ್ಯದ ಕಾರಣಕ್ಕೆ ಚಿಕ್ಕಪ್ಪನ ಆಶ್ರಯದಲ್ಲಿದ್ದ 17 ವರ್ಷದ ಬಾಲಕಿ ಮೇ 22ರಂದು ಮನೆ ತೊರೆದಿದ್ದಳು. ಪುತ್ರಿ ಕಾಣೆಯಾಗಿರುವ ಬಗ್ಗೆ ಮೇ 24ರಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮೈಸೂರಿನ ಒಡನಾಡಿ ಸೇವಾ ಸಂಸ್ಥೆಗೆ ಮರಳಿದ್ದ ಬಾಲಕಿ, ಸಂಸ್ಥೆಯ ನಿರ್ದೇಶಕ ಸ್ಟ್ಯಾನ್ಲಿ ಅವರೊಂದಿಗೆ ಮಂಗಳವಾರ ಚಿತ್ರದುರ್ಗಕ್ಕೆ ಬಂದಿದ್ದಳು. ಪೋಕ್ಸೊ ಪ್ರಕರಣದ ಸಾಕ್ಷ್ಯ ನುಡಿಯುವ ವೇಳೆ ಸಂತ್ರಸ್ತೆಯ ಮೇಲೆ ಪ್ರಭಾವ ಬೀರಲು ಪ್ರಯತ್ನ ನಡೆದ ಎಂಬ ಆರೋಪ ಕೇಳಿಬಂದಿದೆ.

'ಮನೆ ತೊರೆದ ಬಾಲಕಿ ಒಡನಾಡಿ ಸೇವಾ ಸಂಸ್ಥೆಗೆ ಬಂದಿದ್ದಳು. ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಿ ಚಿಕ್ಕಪ್ಪನ ಕಿರುಕುಳದ ಬಗ್ಗೆ ವಿವರಿಸಲಾಗಿದೆ. ಪೋಕ್ಸೊ ಪ್ರಕರಣದ ದಿಕ್ಕು ತಪ್ಪಿಸುವ ಪ್ರಯತ್ನ ವ್ಯವಸ್ಥಿತವಾಗಿ ನಡೆದಿದೆ. ಪ್ರಕರಣದಿಂದ 3ಹಿಂದೆ ಸರಿಯುವಂತೆ ಬೆದರಿಸಲಾಗಿದೆ. ಹಣ, ಚಿನ್ನಾಭರಣದ ಆಮಿಷ ಒಡ್ಡಲಾಗಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು' ಎಂದು ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕ ಸ್ಟ್ಯಾನ್ಲಿ ಒತ್ತಾಯಿಸಿದ್ದಾರೆ.



ಉಳುಮೆ... ದಾವಣಗೆರೆ ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಹದಮಳೆಯಾಗಿದ್ದು, ನ್ಯಾಮತಿಯಲ್ಲಿ ರೈತರೊಬ್ಬರು ಎತ್ತುಗಳೊಂದಿಗೆ ಮಂಗಳವಾರ ಭೂಮಿಯನ್ನು ಹದಗೊಳಿಸಿದರು –ಪ್ರಜಾವಾಣಿ ಚಿತ್ರ/ಸತೀಶ್ ಬಡಿಗೇರ

'ಅಂದು ನಾನು ಉಚ್ಚಾಟಿತ ವಿದ್ಯಾರ್ಥಿನಿ ಇಂದು ನೀವು ಉಚ್ಚಾಟಿತ ವ್ಯಕ್ತಿ'

ಹಿಜಾಬ್: ವಿದ್ಯಾರ್ಥಿನಿ ವ್ಯಂಗ್ಯ

ಉಡುಪಿ: ಹಿಜಾಬ್ ಧರಿಸಿ ಪಾಠ ಕೇಳಲು ಅನುಮತಿ ನೀಡುವಂತೆ ಒತ್ತಾಯಿಸಿ ಉಡುಪಿಯಲ್ಲಿ ನಡೆದ ಹೋರಾಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಅಲಿಯಾ ಅಸಾದಿ, ಬಿಜೆಪಿಯಿಂದ ಉಚ್ಚಾಟಿತ ಮಾಜಿ ಶಾಸಕ ರಘುಪತಿ ಭಟ್ ಅವರ ರಾಜಕೀಯ ಸ್ಥಿತಿಯ ಕುರಿತು 'ಎಕ್ಸ್' ಖಾತೆ ಯಲ್ಲಿ ವ್ಯಂಗ್ಯವಾಡಿದ್ದಾರೆ.

'ದೇವರು ತಾನಿಚ್ಛಿಸಿದ್ದನ್ನು ಮಾಡಿಯೇ ತೀರುವನು. ವಾರ್ಷಿಕ ಪರೀಕ್ಷೆಗೆ 60 ದಿನ ಬಾಕಿ ಇರುವಾಗ, ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿದ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸಿದ್ದೀರಲ್ಲ? ಅದರೆ, ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು'.

'ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನೀವು ಶಾಸಕರು. ನಿಮಗೆ ಪ್ರಬಲವಾದ ಪದವಿ. ಇಂದು ನಾನು ವಕೀಲೆ (ಕಾನೂನು) ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ' ಎಂದು ಅಲಿಯಾ ಅಸಾದಿ ವ್ಯಂಗ್ಯವಾಡಿದ್ದಾರೆ.

ಹಿನ್ನೆಲೆ: ಡಿ.30, 2021ರಂದು ಉಡುಪಿಯ ಬಾಲಕಿಯರ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ತರಗತಿ ಪ್ರವೇಶಿಸಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ನಿರ್ಬಂಧ ಹೇರಲಾಗಿತ್ತು. ಇದನ್ನು ಖಂಡಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ಆರಂಭಿಸಿದ್ದರು. ಇದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆಗಿದ್ದ ಅಂದಿನ ಶಾಸಕರೂ ಆಗಿದ್ದ ರಘುಪತಿ ಭಟ್ ಹಿಯು ಮಂಡಳಿ ನಿರ್ದೇಶಕರಿಗೆ ಪತ್ರ ಬರೆದು, ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದ್ದರು.

ಪುತ್ರಿ ಕವಿತಾ ರಕ್ಷಿಸಲು ಸಂತೋಷ್ ಬಂಧನ ಬಯಸಿದ್ದ ಕೆಸಿಆರ್

ಒಂದನೇ ಪುಟದಿಂದ

'ನಂತರ, ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತು. ಪ್ರಕರಣದಲ್ಲಿ ಯಾರನ್ನೂ ಬಂಧಿಸದಂತೆ ಹೈಕೋರ್ಟ್ ಆದೇಶಿಸಿತು. ಅಮೇಲೆ, ಪ್ರಕರಣವನ್ನು ಎಸ್‌ಐಟಿಯಿಂದ ಸಿಬಿಐಗೆ ವರ್ಗಾಯಿಸಲಾಯಿತು' ಎಂದು ತಪ್ಪೊಪ್ಪಿಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

'ನಿರೀಕ್ಷೆ ಪ್ರಕಾರ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸದೇ ಇದ್ದುದಕ್ಕೆ ಚಂದ್ರಶೇಖರರಾವ್ ಬಹಳ ಸಿಟ್ಟಾಗಿದ್ದರು. 2020ರಲ್ಲಿ ನಾನು ನಿವೃತ್ತನಾದೆ. ಆದಾಗ್ಯೂ ನನ್ನನ್ನು ಎರಡು ಬಾರಿ ನಗರ ಕಾರ್ಯಪಡೆಗೆ ನೇಮಕ ಮಾಡಲಾಗಿತ್ತು. ಹೀಗಾಗಿ, ಕೆಸಿಆರ್ ಅವರಿಗೆ ನಾನು ಋಣಿಯಾಗಿದ್ದು, ಪ್ರಕರಣ ಕುರಿತು ಹೆಚ್ಚಿನ ವಿವರ ಬಹಿರಂಗಪಡಿಸುವುದಿಲ್ಲ' ಎಂದೂ ಅವರು ತಿಳಿಸಿದ್ದಾರೆ.

ನಾಲ್ವರ ಬಂಧನ: ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ನಾಲ್ವರನ್ನು ಬಂಧಿಸಲಾಗಿದೆ. ರಾಧಾಕಿಶನ್ ರಾವ್ ಪ್ರಕರಣದ ನಾಲ್ಕನೇ ಆರೋಪಿಯಾಗಿದ್ದಾರೆ.

ಸಂಚುಕೋರ: ಬಿಜೆಪಿ ವಾಗ್ದಾಳಿ

ಒಂದನೇ ಪುಟದಿಂದ

'ಬಿಜೆಪಿ ಕೆಟ್ಟ ಹೆಸರು ತರಲು ಹಾಗೂ ಪ್ರಕರಣದಲ್ಲಿ ಪಕ್ಷದ ಹಿರಿಯ ನಾಯಕರ ಹೆಸರನ್ನು ಎಳೆದು ತರಲು ಚಂದ್ರಶೇಖರರಾವ್ ಅವರೇ ಸಂಚು ರೂಪಿಸಿದ್ದರು ಎಂಬುದು ಈಗ ಬಹಿರಂಗಗೊಂಡಿದೆ' ಎಂದು ಹೇಳಿದ್ದಾರೆ.

'ಕೆ.ಚಂದ್ರಶೇಖರರಾವ್ ನೇತೃತ್ವದ ಆಗಿನ ಸರ್ಕಾರ ತನ್ನ ರಾಜಕೀಯ ಎದುರಾಳಿಗಳ ವಿರುದ್ಧ ಪೊಲೀಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿತು. ರಾಜಕೀಯ ಲಾಭಕ್ಕಾಗಿ ವಿಪಕ್ಷಗಳ ನಾಯಕರ ಫೋನ್ ಕರೆಗಳ ಕದ್ದಾಲಿಕೆ ಮಾಡಿದೆ' ಎಂದು ಆರೋಪಿಸಿರುವ ಅವರು, 'ಮಾಜಿ ಮುಖ್ಯಮಂತ್ರಿ ಚಂದ್ರಶೇಖರರಾವ್ ವಿರುದ್ಧ ಕ್ರಮ ಕೈಗೊಳ್ಳಬೇಕು' ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸಂಕ್ಷಿಪ್ತ ಸುದ್ದಿ

ಕೊಲೆ ಪ್ರಕರಣ ಡೇರಾ ಮುಖ್ಯಸ್ಥ ಖುಲಾಸೆ

ಚಂಡೀಗಢ (ಪಿಟಿಐ): ಡೇರಾ ಸಚ್ಚಾ ಸೌದಾ ಪಂಥದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಮತ್ತು ಇತರ ನಾಲ್ವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, 2002ರಲ್ಲಿ ನಡೆದ ಈ ಪಂಥದ ಮಾಜಿ ವ್ಯವಸ್ಥಾಪಕ ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ದೋಷಮುಕ್ತಗೊಳಿಸಿದೆ.

ಬಾಬಾ ಗುರ್ಮೀತ್ ರಾಮ್ ರಹೀಂ ಸಿಂಗ್

ತನ್ನ ಅನುಯಾಯಿಗಳ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಮ್ ರಹೀಂ ಸಿಂಗ್ ಈಗ ಜೈಲಿನಲ್ಲಿದ್ದಾನೆ. 'ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ರಾಮ್ ರಹೀಂ ಸಿಂಗ್ ಮತ್ತು ಇತರ ನಾಲ್ವರನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ' ಎಂದು ವಕೀಲ ಜಿತೇಂದರ್ ಖುರಾನಾ ತಿಳಿಸಿದ್ದಾರೆ. ಖುರಾನಾ ಅವರು ರಾಮ್ ರಹೀಂ ಸಿಂಗ್ ಪರ ವಕೀಲ.

ಸಿಬಿಐ ವಿಶೇಷ ನ್ಯಾಯಾಲಯವು ರಾಮ್ ರಹೀಂ ಸಿಂಗ್ ಮತ್ತು ಇತರ ನಾಲ್ವರನ್ನು ಅಪರಾಧಿಗಳು ಎಂದು ಘೋಷಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ಸುರೇಶ್ವರ ಠಾಕೂರ್ ಮತ್ತು ಲಲಿತ್ ಬಾತ್ರಾ ಅವರು ಇದ್ದ ವಿಭಾಗೀಯ ಪೀಠವು ಆದೇಶ ನೀಡಿದೆ ಎಂದು ಖುರಾನಾ ಮಾಹಿತಿ ನೀಡಿದ್ದಾರೆ.

ಸಿಬಿಐ ವಿಶೇಷ ನ್ಯಾಯಾಲಯವು ರಾಮ್ ರಹೀಂ ಸಿಂಗ್ ಮತ್ತು ಇತರ ನಾಲ್ವರನ್ನು ಜೀವಾವಧಿ ಶಿಕ್ಷೆಗೆ ಗುರಿಪಡಿಸಿತ್ತು. ರಂಜಿತ್ ಸಿಂಗ್ ಅವರನ್ನು 2002ರ ಜುಲೈ 10ರಂದು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಪೋಶೆ ಅಪಘಾತ: ಬಾಲಕನ ತಂದೆ ತಾತ 31ರವರೆಗೆ ಪೊಲೀಸರ ವಶಕ್ಕೆ

ಪುಣೆ (ಪಿಟಿಐ): ವಿಲಾಸಿ ಪೋಶೆ ಕಾರು ಅಪಘಾತದ ಸಂಬಂಧ, ಕಟುಂಬದ ವಾಹನ ಚಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ತಂದೆಯನ್ನು ಮೇ 31ರವರೆಗೂ ಪೊಲೀಸರ ವಶಕ್ಕೆ ಒಪ್ಪಿಸಿ ಸ್ಥಳೀಯ ಕೋರ್ಟ್ ಮಂಗಳವಾರ ಆದೇಶಿಸಿತು.

ಇದೇ ಪ್ರಕರಣದಲ್ಲಿ ಬಾಲಕನ ತಾತನನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ್ದ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಿತು. ಇಬ್ಬರನ್ನು ಜೊಂಪುತ್ತಿಸಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ಪೋಶೆ ಕಾರು ಅಪಘಾತದ ಪ್ರಕರಣದಲ್ಲಿ, ತಾನೇ ಕಾರು ಚಲಾಯಿಸುತ್ತಿದ್ದುದಾಗಿ ತಪ್ಪೊಪ್ಪಿಗೆ ನೀಡುವಂತೆ ಬಾಲಕನ ತಂದೆ ವಿಶಾಲ್ ಅಗರವಾಲ್, ತಾತ ಸುರೇಂದ್ರ ಅಗರವಾಲ್ (77) ಕುಟುಂಬದ ವಾಹನದ ಚಾಲಕನಿಗೆ ಒತ್ತಡ ಹೇರಿದ್ದರು. ತಪ್ಪೊಪ್ಪಿಗೆ ನೀಡಲು ಹಣದ ಆಮಿಷದ ಜೊತೆಗೆ, ಬೆದರಿಕೆಯನ್ನು ಒಡ್ಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಉಮರ್ ಖಾಲಿದ್‌ಗೆ ಜಾಮೀನು ನಿರಾಕರಣೆ

ನವದೆಹಲಿ (ಪಿಟಿಐ): ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಮತ್ತು ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿಯ ನ್ಯಾಯಾಲಯವೊಂದು ತಿರಸ್ಕರಿಸಿದೆ.

ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ 2020ರಲ್ಲಿ ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದ ವೇಳೆ ಗಲಭೆ ನಡೆದಿತ್ತು. ಈ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಉಮರ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಾಲಯ ನೀಡಿರುವ ಆದೇಶದ ಸಂಪೂರ್ಣ ಮಾಹಿತಿ ಇನ್ನೂ ಪ್ರಕಟವಾಗಿಲ್ಲ.

ಅಭಿಮತ ಪುಟದ ವಿಳಾಸ
ಸಂಪಾದಕರು, ಅಭಿಮತ ವಿಭಾಗ, ಪ್ರಜಾವಾಣಿ, 75, ಎಂ.ಜಿ.ರಸ್ತೆ, ಬೆಂಗಳೂರು-01
ಇ-ಮೇಲ್ : editpage@prajavani.co.in

ಅಭಿಮತ



ಸುಭಾಷಿತ

ನಮ್ಮ ಅಂತರಂಗದ ಪುಸ್ತಕ ತೆರೆಯುವವರೆಗೆ ಬೇರೆ ಯಾವ ಪುಸ್ತಕಗಳೂ ಉಪಯೋಗಕ್ಕೆ ಬಾರವು.

–ಸ್ವಾಮಿ ವಿವೇಕಾನಂದ

ಎರಡು ಅಗ್ನಿ ದುರಂತ ಹೇಳುವ ಪಾಠ ಹಲವಾರು

ಎರಡು ದಿನಗಳ ಅಂತರದಲ್ಲಿ, ಎರಡು ಕಡೆಗಳಲ್ಲಿ ಭೀಕರ ಅಗ್ನಿದುರಂತಗಳು ಸಂಭವಿಸಿವೆ. ಗುಜರಾತ್‌ನ ರಾಜ್‌ಕೋಟ್‌ನ ಟಿಆರ್‌ಪಿ ಗೇಮ್ ಜೋನ್‌ನಲ್ಲಿ ನಡೆದ ಅನಾಹುತದಲ್ಲಿ 27 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಮಕ್ಕಳೂ ಸೇರಿದ್ದಾರೆ. ದೆಹಲಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದ ಬೆಂಕಿ ಅವಘಡದಲ್ಲಿ ಏಳು ನವಜಾತ ಶಿಶುಗಳು ಸಾವಿಗೀಡಾಗಿವೆ. ಈ ಘಟನೆಗಳು ಕ್ರಿಮಿನಲ್ ನಿರ್ಲಕ್ಷ್ಯ; ಸುರಕ್ಷತೆಯ ವಿಚಾರದಲ್ಲಿ ಸಂಸ್ಥೆಗಳ ಮಟ್ಟದಲ್ಲಿ, ಅಧಿಕಾರಿಗಳ ಮಟ್ಟದಲ್ಲಿ ಹಾಗೂ ವ್ಯಕ್ತಿಗತವಾಗಿ ಹಾಸುಹೊಕ್ಕಾಗಿರುವ ಉದಾಸೀನ ಪ್ರವೃತ್ತಿಗೆ ಕನ್ನಡಿ ಹಿಡಿಯುವಂತೆ ಇವೆ. ದೆಹಲಿ ಹಾಗೂ ರಾಜ್‌ಕೋಟ್‌ನಲ್ಲಿ ಸಂಭವಿಸಿದ ದುರಂತಗಳಿಗೆ ಮನುಷ್ಯನೇ ಕಾರಣ. ಈ ಎರಡೂ ಪ್ರಕರಣಗಳಲ್ಲಿ, ಗೇಮ್ ಜೋನ್ ಹಾಗೂ ಆಸ್ಪತ್ರೆಯನ್ನು ನಡೆಸುತ್ತಿರುವವರು ತೀರಾ ಮೂಲಭೂತವಾದ ಸುರಕ್ಷತಾ ಕ್ರಮಗಳನ್ನು ಕೂಡ ಪಾಲಿಸಿರಲಿಲ್ಲ. ನಿಯಮಗಳ ಪಾಲನೆ ಆಗುವಂತೆ ನೋಡಿಕೊಳ್ಳಬೇಕಾದವರು ಆ ಕೆಲಸ ಮಾಡುವಲ್ಲಿ ವಿಫಲರಾಗಿದ್ದರು. ರಾಜ್‌ಕೋಟ್‌ನ ಗೇಮ್ ಜೋನ್ ಕಾರ್ಯಚಟುವಟಿಕೆಯ ಕಟ್ಟಡವು ಆ ಚಟುವಟಿಕೆಗಳಿಗೆ ಸೂಕ್ತವಲ್ಲವಾಗಿತ್ತು. ಆ ಕೇಂದ್ರಕ್ಕೆ ಅಗ್ನಿ ಸುರಕ್ಷತಾ ಅನುಮತಿ ಇರಲಿಲ್ಲ, ಅಲ್ಲಿ ಅಗ್ನಿಶಾಮಕ ಉಪಕರಣಗಳೂ ಇರಲಿಲ್ಲ. ಅಲ್ಲಿಗೆ ಭೇಟಿ ನೀಡುವವರ ಸಂಖ್ಯೆಯ ಮೇಲೆ ನಿಯಂತ್ರಣವೂ ಇರಲಿಲ್ಲ. ದೆಹಲಿಯ ಆಸ್ಪತ್ರೆಯು ಎಲ್ಲ ಬಗೆಯ ನಿಯಮಗಳನ್ನೂ ಉಲ್ಲಂಘಿಸಿತ್ತು. ಆಸ್ಪತ್ರೆಯು ಕೂಡ ಅಗ್ನಿ ಸುರಕ್ಷತೆಗೆ ಸಂಬಂಧಿಸಿದ ಅಗತ್ಯ ಅನುಮತಿಗಳನ್ನು ಪಡೆದಿರಲಿಲ್ಲ, ಅಲ್ಲಿ ನುರಿತ ವೈದ್ಯರೂ ಇರಲಿಲ್ಲ. ಆಸ್ಪತ್ರೆಯ ಪರವಾನಗಿ ಅವಧಿಯು ಎರಡು ತಿಂಗಳ ಹಿಂದೆ ಮುಗಿದಿತ್ತು. ಆಸ್ಪತ್ರೆಯಲ್ಲಿ ಅಗ್ನಿಶಾಮಕ ಉಪಕರಣಗಳು ಇರಲಿಲ್ಲ. ತನಗೆ ಅನುಮತಿ ಇದ್ದುದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಅದು ರೋಗಿಗಳನ್ನು ದಾಖಲು ಮಾಡಿಕೊಂಡಿತ್ತು. ಅಲ್ಲದೆ, ಅಪಾಯಕಾರಿಯಾದ ‘ಆಮ್ಲಜನಕ ಸಿಲಿಂಡರ್’ಗಳನ್ನು ಅಕ್ರಮವಾಗಿ ಸಂಗ್ರಹಿಸಿ ಇಟ್ಟುಕೊಂಡಿತ್ತು.



ನಿಯಮ ಉಲ್ಲಂಘನೆಯಿಂದ ಸಂಭವಿಸುವ ಅಗ್ನಿ ದುರಂತಗಳು ಅಧಿಕಾರಿಗಳ ಮಟ್ಟದಲ್ಲಿ ಹಾಗೂ ವ್ಯಕ್ತಿಗತವಾಗಿ ಹಾಸುಹೊಕ್ಕಾಗಿರುವ ಉದಾಸೀನ ಪ್ರವೃತ್ತಿಗೆ ಕನ್ನಡಿ ಹಿಡಿಯುತ್ತವೆ

ಈ ದುರ್ಘಟನೆಗಳು ನಡೆದ ನಂತರದಲ್ಲಿ ಅಧಿಕಾರಿಗಳು ಒಂದಿಷ್ಟು ಕ್ರಮ ಕೈಗೊಂಡಿದ್ದಾರೆ. ಗೇಮ್ ಜೋನ್ ಹಾಗೂ ಆಸ್ಪತ್ರೆಯ ಮಾಲೀಕರು, ಅವರ ಕೆಲವು ಪಾಲುದಾರರನ್ನು ಬಂಧಿಸಲಾಗಿದೆ. ರಾಜ್‌ಕೋಟ್ ಅಗ್ನಿ ದುರಂತದ ಬಗ್ಗೆ ಗುಜರಾತ್ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದೆ. ಗೇಮಿಂಗ್ ಕೇಂದ್ರಗಳ ಕಾರ್ಯಚಟುವಟಿಕೆ ಬಗ್ಗೆ ವರದಿ ಸಲ್ಲಿಸುವಂತೆ ಗುಜರಾತ್ ಸರ್ಕಾರ ಹಾಗೂ ಅಲ್ಲಿನ ಕೆಲವು ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿದೆ. ಅನುಮತಿ ಇಲ್ಲದೆಯೂ ಕಾರ್ಯಾಚರಣೆ ನಡೆಸುತ್ತಿರುವ ಇಂತಹ ಕೇಂದ್ರಗಳು ಬೇರೆಡೆಯೂ ಇವೆ. ಎಲ್ಲ ಗೇಮಿಂಗ್ ಕೇಂದ್ರಗಳನ್ನೂ ತಪಾಸಣೆಗೆ ಗುರಿಪಡಿಸಿ, ಪರವಾನಗಿ ಇಲ್ಲದ ಕೇಂದ್ರಗಳ ಬಾಗಿಲು ಮುಚ್ಚಲು ಆದೇಶ ಹೊರಡಿಸಲಾಗಿದೆ. ದೆಹಲಿಯ ಆಸ್ಪತ್ರೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದಕ್ಕೆ ಕಾರಣ ಏನು ಎಂಬ ಕುರಿತು ದೆಹಲಿ ಸರ್ಕಾರ ತನಿಖೆ ನಡೆಸುತ್ತಿದೆ. ಆಸ್ಪತ್ರೆಯಲ್ಲಿ ರೋಗಿಗಳ ಸುರಕ್ಷತೆಗೆ ಎಲ್ಲ ಆಯಾಮಗಳಿಂದಲೂ ವಿಶೇಷ ಗಮನ ನೀಡಬೇಕಾಗಿತ್ತು. ಏಕೆಂದರೆ, ಆ ಆಸ್ಪತ್ರೆಯು ನವಜಾತ ಶಿಶುಗಳನ್ನು ಆರೈಕೆ ಮಾಡುತ್ತಿತ್ತು.

ನಿಯಮಗಳು ಸರಿಯಾಗಿ ಅನುಷ್ಠಾನ ಆಗುವಂತೆ ನೋಡಿಕೊಳ್ಳದ, ಅಗ್ನಿ ಸುರಕ್ಷತೆಯ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ನಿಗಾ ವಹಿಸದ ಸರ್ಕಾರಗಳು ಹಾಗೂ ಸ್ಥಳೀಯ ಸಂಸ್ಥೆಗಳು ಕೂಡ ತಪ್ಪಿನ ಹೊಣೆ ಹೊರಬೇಕು. ಇಂತಹ ದುರ್ಘಟನೆಗಳು ನಡೆದ ನಂತರ ನಡೆಸುವ ತನಿಖೆಯ ವರದಿಗಳನ್ನು ಬಹಳ ಬೇಗ ಮರೆಯಲಾಗುತ್ತದೆ. ದುರ್ಘಟನೆಗೆ ಕಾರಣರಾದವರು ಶಿಕ್ಷೆಯಿಂದ ತಪ್ಪಿಸಿಕೊಂಡು ರಾಜಾರೋಷವಾಗಿ ತಿರುಗಾಡಿಕೊಂಡು ಇರುತ್ತಾರೆ. ಈ ಪರಿಸ್ಥಿತಿಯು ದೇಶದ ಎಲ್ಲ ಕಡೆಗಳಲ್ಲಿಯೂ ಇದೆ. ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಲಾಗುತ್ತದೆ, ಕಡ್ಡಾಯವಾಗಿ ಪಡೆದುಕೊಳ್ಳಲೇಬೇಕಿರುವ ಅನುಮತಿಗಳನ್ನು ಕೂಡ ಪಡೆದುಕೊಂಡಿರುವುದಿಲ್ಲ. ಕಾಲಕಾಲಕ್ಕೆ ತಪಾಸಣೆ ನಡೆದಿರುವುದಿಲ್ಲ. ಇಲ್ಲಿ ಅಗ್ನಿ ಸುರಕ್ಷತೆಯು ತೀರಾ ಉಪೇಕ್ಷೆಗೆ ಗುರಿಯಾಗಿದೆ. ಕಚೇರಿಗಳು, ಆಸ್ಪತ್ರೆಗಳು, ಅಂಗಡಿಗಳು, ಕಾರ್ಖಾನೆಗಳು ಮತ್ತು ಉಪಾಹಾರ ಮಂದಿರಗಳು ಅಗ್ನಿ ದುರಂತಕ್ಕೆ ಈಡಾಗುವ ಸಾಧ್ಯತೆ ಇರುವಂಥವು. ರಾಷ್ಟ್ರೀಯ ಕಟ್ಟಡ ಸಂಹಿತೆಯು ಒಂದಿಷ್ಟು ನಿಯಮಗಳನ್ನು ಒಳಗೊಂಡಿದೆ, ಅಗ್ನಿ ಸುರಕ್ಷತೆಗೆ ಸಂಬಂಧಿಸಿದಂತೆ ಪ್ರತ್ಯೇಕ ನಿಯಮಗಳು ಇವೆ. ಅಗ್ನಿ ಅವಘಡಗಳನ್ನು ನಿಭಾಯಿಸುವುದು ಹೇಗೆ ಎಂಬುದರ ಕುರಿತಾಗಿ ಮಾರ್ಗಸೂಚಿಗಳನ್ನು ಕಾಲಕಾಲಕ್ಕೆ ಹೊರಡಿಸಲಾಗುತ್ತದೆ. ಆದರೂ, ನಿಯಮಗಳನ್ನು ಉಲ್ಲಂಘಿಸುವ, ಉಪೇಕ್ಷಿಸುವ ಕಾರಣದಿಂದಾಗಿ ಅಗ್ನಿ ದುರಂತಗಳು ಮತ್ತೆ ಮತ್ತೆ ನಡೆಯುತ್ತಲೇ ಇರುತ್ತವೆ.

ಗಂಡುಮಕ್ಕಳ ಹೆಣ್ಣುಗುಣವನ್ನು ಹೊಸಕಿ ಅಧಿಕಾರಸ್ಥ ಗಂಡುಗಳನ್ನಾಗಿಸದೆ ಮನುಷ್ಯರನ್ನಾಗಿಸಬೇಕು

ನಮ್ಮ ಹುಡುಗರೇಕೆ ಹೀಗಾಗುತ್ತಾರೆ?



ವಿಶ್ಲೇಷಣೆ

ಡಾ. ಎಚ್.ಎಸ್.ಅನುಪಮಾ

ಪ್ರೇಮ ನಿರಾಕರಣೆಯ ನೆಪದಲ್ಲಿ ಕೊಲೆ, ಲೈಂಗಿಕ ದೌರ್ಜನ್ಯ ಮತ್ತು ಅದರ ವಿಡಿಯೊ ಚಿತ್ರೀಕರಣದ ವಿಕೃತಿಯಂತಹ ಭೀಕರ ಪ್ರಕರಣಗಳ ಜೊತೆಗೆ ಹೆಂಡತಿಯನ್ನು, ಮಕ್ಕಳನ್ನು, ಸೇವಕರನ್ನು ಹೊಡೆಯುವ, ಪೀಡಿಸುವ ಹಿಂಸಾನಂದದ ಬಗೆಗೆ ಬರೆಯಹೊರಟರೆ ಅರಬ್ಬಿ ಸಮುದ್ರವೇ ಶಾಯಿಯಾದರೂ ಸಾಲುವುದಿಲ್ಲ. ಏನಾಗಿದೆ ಈ ಹುಡುಗರಿಗೆ ಎಂದು ದಿಗ್ಭ್ರಮೆ ಆವರಿಸುವಂತಹ ಸುದ್ದಿಗಳ ಮಹಾಪೂರ. ಯಾಕೆ ಈ ಹುಡುಗರು ಹೀಗಾದರು? ಯಾಕೆ ಯಾಕೆ?

ಹುಟ್ಟಿದ ಕೂಡಲೇ ಹೊಕ್ಕುಳಬಳ್ಳಿ ಕಡಿದರೂ ಭಾವುಕವಾಗಿ ತಾಯಿಗೆ ಅಂಟಿಕೊಂಡೇ ಬೆಳೆವ ಹುಡುಗರು, ಸಣ್ಣಪುಟ್ಟ ಅಗತ್ಯಗಳಿಗೂ ಅಮ್ಮ, ಅಕ್ಕ-ತಂಗಿಯರ ಅವಲಂಬಿಸಿದವರು, ಒಂದು ಪೈಸೆ ಸಿಟ್ಟು ಬಂದರೆ ಒಂದು ಸೇರು ಕಣ್ಣೀರು ಸುರಿಸುವ ಭಾವಜೀವಿಗಳು ಅದು ಹೇಗೆ ಮುಖದ ಮೇಲೆ ರೋಮಗಳು ದಟ್ಟೈಸುವ ಹೊತ್ತಿಗೆ ದೂರವಾಗಿ ಯಾವುದೋ ಲೋಕ ಸೇರಿಬಿಡುತ್ತಾರೆ? ನಮ್ಮ ಲೋಕ, ಅವರ ಲೋಕ ಎರಡಾಗುವುದಾದರೂ ಹೇಗೆ? ಇದೇ ಎದೆ, ಯೋನಿ, ಕಿಬ್ಬೊಟ್ಟೆಯ ನಡುವಿನಿಂದಲೇ ಮೂಡಿದವರು ಅದ್ಯಾವ ಗಳಿಗೆಯಲ್ಲಿ ತಮ್ಮ ಪೊರೆದ ಕಾಯದ ರೂಹು ಮರೆತು ಹೆಣ್ಣನ್ನೊಂದು ಮೋಹ, ಉನ್ಮಾದದ ಸಂಕೇತದಂತೆ, ಗಂಡಸುತನದ ಅಹಂಕಾರ ಮೆರೆಸುವ ಯುದ್ಧಭೂಮಿ ಎಂಬಂತೆ ಸ್ವೀಕರಿಸುತ್ತಾರೆ? ಬಾಲ್ಯದಲ್ಲಿ ಹೆಣ್ಣುಮಕ್ಕಳಷ್ಟೇ ಅಥವಾ ಅವರಿಗಿಂತ ಹೆಚ್ಚೇ ಹೆದರುವ ಪುಟ್ಟಣ್ಣರು ಕುತ್ತಿಗೆ ಕೊಯ್ಯುವ, ಇರಿಯುವ, ಹಿಂಸಿಸುವ, ಹೊಡೆಯುವ ಹಿಂಸಾರೂಪಿಗಳಾಗಿ ಪರಿವರ್ತನೆ ಆಗುವ ವಿಷಗಳಿಗೆ ಯಾವುದು? ಗಂಡುಮಕ್ಕಳನ್ನು ನಾವು ಬೆಳೆಸುತ್ತಿರುವ ಕ್ರಮದಲ್ಲೇ ಲೋಪವಿದೆಯೆ?

ಹೌದು, ಹುಡುಗರನ್ನು ಬೆಳೆಸುವ ನಮ್ಮ ಕ್ರಮದಲ್ಲಿಯೇ ಖಂಡಿತವಾಗಿ ತಪ್ಪಿದೆ. ಸ್ವ ಅವಲೋಕನ ಮಾಡಿಕೊಳ್ಳುವ ಮೂಲಕ ಮೇಲಿನ ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡರೆ, ಆಗ ಮಹಿಳಾ ದೌರ್ಜನ್ಯವೆಂಬ ಪದವೇ ಕಾಣೆಯಾಗುತ್ತದೆ.

ಹುಡುಗರ ಮೇಲೆ ಗಂಡಸುತನದ ಹೇರಿಕೆ ಮನೆಯಿಂದಲೇ ಆರಂಭವಾಗುತ್ತದೆ. ತನ್ನ ಮಗ ಹೀಗಿರಬೇಕು, ಹಾಗಿರಬೇಕು, ಇಷ್ಟು ಗಳಿಸಬೇಕು, ಶೂರನಾಗಿರಬೇಕು, ಫೇಮಸ್ಸಾಗಬೇಕು ಎಂಬಂಥ ಅಸಾಧ್ಯ ನಿರೀಕ್ಷೆಗಳ ಭಾರವನ್ನು ಗಂಡುಮಕ್ಕಳ ಮೇಲೆ ಹೇರುವ ಪಾಲಕರು, ವಿಶೇಷ ಕಾಳಜಿಯಿಂದ ಮಗಂದಿರನ್ನು ತಯಾರು ಮಾಡುತ್ತಾರೆ. ಭಯ, ಅಳು, ನಾಚಿಕೆ, ಹಿಂಜರಿಕೆಯೇ ಮೊದಲಾದ ಮಗುಸಹಜ, ಮಾನವಸಹಜ ಗುಣಗಳ ಹುಡುಗನನ್ನು, ಅವನು ಬೆಳೆಯುತ್ತಾ ಹೋದಂತೆ ಸಮಾಜ ‘ಗಂಡಸು’ ಆಗಿಸುತ್ತದೆ.

ಕಣ್ಣೀರನ್ನು ತಯಾರಿಸುವ ಗ್ರಂಥಿಗಳು ಎಲ್ಲ ಮನುಷ್ಯರಿಗೂ ಇರುವಾಗ, ಕಣ್ಣೀರುಕ್ಕಿಸುವ ಭಾವುಕ ಕ್ಷಣಗಳು ಪ್ರತಿ ಜೀವಿಗೂ ಸಹಜವಾಗಿ ಎದುರಾಗುವಾಗ, ಹುಡುಗರನ್ನು ‘ಹೆಂಗ್ಸರಂಗೆ ಅಳಬೇಡ’ ಎಂಬ ಒತ್ತಾಯ ಹೇರಿ ಬೆಳೆಸುತ್ತೇವೆ. ಎಂತಹ ಹಿಂಸೆ! ‘ಥೀ, ಹುಡ್ಗಿ ಥರಾ ಅಳ್ತೀಯಲ್ಲ’, ‘ಪುಕ್ಕಲ, ನೀನು ಗಂಡು ಹೌದಾ ಅಲ್ವಾ?’, ‘ಅವ್ರು ಅಷ್ಟ್ ಹೇಳ್ದಾಗ ಯಾಕೆ ಸುಮ್ನಿದ್ದೆ? ಕೈಗೆ ಬಳೆ ತೊಟ್ಕಂಡಿದ್ಯ?’ ಎಂಬಂಥ, ದಿನನಿತ್ಯ ಮನೆಯಲ್ಲಿ, ಶಾಲೆಯಲ್ಲಿ, ಸಿನಿಮಾ- ಧಾರಾವಾಹಿಗಳಲ್ಲಿ, ರೀಲ್ಸ್‌ನಲ್ಲಿ ಕೇಳುವುದು ಮಹಿಳೆಯರನ್ನು ಕೀಳುಗೊಳಿಸುವ ಇಂತಹ ಅಮಾನವೀಯ ಮಾತು, ಜೋಕುಗಳನ್ನೇ!

ಇವನ್ನು ಕಂಡುಕೇಳಿ ಬೆಳೆವ ಹುಡುಗರು ತಮ್ಮ ಸಹಜ ಪ್ರಾಕೃತಿಕ ಗುಣಗಳನ್ನು ಕಳೆದುಕೊಂಡು, ಗಂಡಿನ ನಿರೂಪಿತ ಚೌಕಟ್ಟಿನೊಳಗೆ ಕಷ್ಟಪಟ್ಟು ತಮ್ಮನ್ನು ತುರುಕಿಕೊಳ್ಳುತ್ತಾರೆ. ಭಾವುಕತೆಯನ್ನು ಕೊಂದುಕೊಂಡು ಗಂಡು ‘ಆ್ಯಟಿಟ್ಯೂಡ್’ ಬೆಳೆಸಿಕೊಳ್ಳಲು ವಾರ್ತೆ, ಕ್ರೈಂ ಸುದ್ದಿ, ರಾಜಕೀಯ ಸುದ್ದಿ, ನೀಲಿಚಿತ್ರ ವೀಕ್ಷಣೆ, ಆಟ, ಸಭೆ, ಜಾತ್ರೆ, ಪಾರ್ಟಿಗಳಿಗೆ ಅಂಟಿಕೊಳ್ಳುತ್ತಾರೆ.

ಚಾ ಕುಡಿದ ಲೋಟ ತೊಳೆಯುವುದು ಬೇಡ, ತನ್ನ ಅಂಗಿ, ಚಡ್ಡಿ ಒಗೆದುಕೊಳ್ಳುವುದು ಬೇಡ, ಗಂಡಾಗಿ ಪೊರಕೆ ಹಿಡಿದು ಮನೆ ಗುಡಿಸಿ, ಒರೆಸುವುದೇ ಛೇಛೇಛೇ, ಬೇಡವೇ ಬೇಡ ಎಂದು ಕೂರಿಸಿ, ಸೋಮಾರಿಗಳನ್ನಾಗಿಸಿ, ಪರೋಪಜೀವಿಗಳನ್ನಾಗಿಸಿ, ದುಡ್ಡು-ಅಧಿಕಾರದ ಭ್ರಮೆ ಹುಟ್ಟಿಸುವ ಕೆಲಸಗಳಿಗಷ್ಟೇ ಸೀಮಿತಗೊಳಿಸಿ ಗಂಡುಮಕ್ಕಳನ್ನು ಬೆಳೆಸಲಾಗುತ್ತದೆ. ಅದಕ್ಕೆ ಪ್ರತಿಯಾಗಿ ಅವನು ‘ಯಶಸ್ವಿ’ ಗಂಡಸಾಗಬೇಕು, ಕೈತುಂಬ ದುಡಿದು ಹೆಂಡತಿಯನ್ನು ಆಳಬೇಕು. ಕೆಲಸ ಮಾಡುವುದಲ್ಲ, ಮಾಡಿಸುವ ಮೂಲಕ, ಅಧಿಕಾರವನ್ನು ತನ್ನಲ್ಲೇ ಉಳಿಸಿಕೊಳ್ಳುವ ಮೂಲಕ ಗಂಡಸುತನವನ್ನು ಮೆರೆಸಬೇಕು. ತನ್ನದಲ್ಲದ ಗುಣಗಳನ್ನು ಹೇರಿಕೊಂಡು, ಅಹಮನ್ನು ಪೋಷಿಸಿಕೊಳ್ಳುವ ಮೂಲಕ ಕುಟುಂಬ, ಜಾತಿ-ಧರ್ಮದ ಹಿರಿಮೆಯನ್ನು ಎತ್ತಿ ಹಿಡಿಯಬೇಕು.

ಗಂಡುಮಕ್ಕಳಿಗೆ ನಾವು ಕೊಡುವ ಈ ಪರಿಯ ಒತ್ತಡದ ಹಿಂಸೆಯಿಂದ ಗಂಡುಗಳೊಳಗಣ ಮಾನವ ಸಹಜ‘ತನ’ಗಳು ನಷ್ಟವಾಗಿ, ಹುಸಿ ಗಂಡಸು‘ತನ’ ಬೆಳೆಯುತ್ತದೆ. ಹಾಗಾಗಲು ಸಾಧ್ಯವಾಗದವರು ಕೀಳರಿಮೆಗೆ ಒಳಗಾಗುತ್ತಾರೆ. ಕೀರಲು ದನಿ, ಹೆಂಡತಿಗಿಂತ ಕಡಿಮೆ ಸಂಬಳ ಪಡೆವವರು, ಗಿಡ್ಡ ಇರುವವರು, ಪೀಚಲು ಮೈಕಟ್ಟು, ಅಂಜುಬುರುಕತನದವರು ತಮ್ಮ ಸಹಜ ಸ್ವಭಾವಕ್ಕೆ ತಕ್ಕಂತೆ ಬದುಕದೆ, ಹೆಣ್ಣುಗಳ ಮೇಲೆ ಬರ್ಬರ ದೌರ್ಜನ್ಯ ಎಸಗಿ ತಮ್ಮ ಗಂಡಸುತನವನ್ನು ಎತ್ತಿಹಿಡಿಯ ಹೊರಡುತ್ತಾರೆ. ಬಹುಶಃ ಕೆಲವೇ ಅಪವಾದಗಳನ್ನು ಹೊರತುಪಡಿಸಿ, ಬೆಳೆಯುವ ಹುಡುಗರ ಕಣ್ಣೆದುರಿನ ಗಂಡಸುತನದ ಮಾದರಿಗಳು ಹೀಗೇ ಇರುತ್ತವೆ.



ಭಾರತದ ಶೇ 65ರಷ್ಟು ಮನೆಗಳಲ್ಲಿ ಕೌಟುಂಬಿಕ ದೌರ್ಜನ್ಯ ಸಂಭವಿಸುತ್ತದೆ. ಸ್ವತಃ ಬಲಿಪಶುವಾಗಿರುವ ಮಗುವಿನ ತಾಯಿ ತನ್ನ ಮಗ ಅಂತಹುದೇ ಗಂಡಾಗುವುದನ್ನು ತಪ್ಪಿಸಲಾಗದೆ, ಹಾಗೆಯೇ ಬೆಳೆಸುವ ವೈರುಧ್ಯ ಮುಂದುವರಿಯುತ್ತದೆ. ಗಂಡಾಳಿಕೆಯ ಸಮಾಜ ತಾಯಿಗೆ ನೀಡುವ ತರಬೇತಿ ಹೇಗಿದೆಯೆಂದರೆ, ಹೆಣ್ಣು ಹೆರುವುದು ಹೀನ, ಹೆಣ್ಣುಭ್ರೂಣವನ್ನು ಕಿತ್ತೆಸೆಯುವುದು ನ್ಯಾಯ, ಗಂಡು ಹೆತ್ತು, ದರ್ಪದ ‘ಗಂಡು’ಗಳನ್ನು ಸೃಷ್ಟಿಸಿದರಷ್ಟೇ ಮೌಲ್ಯ ಎಂದವಳು ಭಾವಿಸುತ್ತಾಳೆ. ದರ್ಪ, ಹಿಂಸೆ, ಅಧಿಕಾರದ ಮೂಲಕ ಗಂಡಸುತನವನ್ನು ಸ್ಥಾಪಿಸಿದ ಗಂಡುಗಳೇ ಮಾದರಿಗಳಾಗಿ ಹುಡುಗರೆದುರು ಕಾಣುತ್ತವೆ.

ಇಂತಹ ತಪ್ಪು ಸಾಮಾಜೀಕರಣದಲ್ಲಿ ಭಾರತೀಯ ಸಮಾಜದ ‘ಮುಟ್ಟದಿರುವ’ ರೋಗವೂ ಪ್ರಮುಖ ಪಾತ್ರ ವಹಿಸುತ್ತದೆ. ಸಣ್ಣವರಿರುವಾಗ ಹುಡುಗನನ್ನು ಲೊಚಲೊಚನೆ ಮುದ್ದಿಸುವ ಪಾಲಕರು, ಬೆಳೆಯುತ್ತಾ ಹೋದಂತೆ ಮುಟ್ಟುವುದೇ ಇಲ್ಲ. ಹದಿಹರೆಯ ದಾಟಿದ ಮಕ್ಕಳನ್ನು ಅಪ್ಪಿ, ಮುತ್ತಿಟ್ಟು ಅಭಿನಂದಿಸಿ ಮೆಚ್ಚುಗೆ ಸೂಸುವುದಿಲ್ಲ. ‘ಸುಮ್ನಿರು, ನಿಂಗೇನ್ ಗೊತ್ತಾಗುತ್ತೆ’ ಎಂಬ ಹಿರಿಯರ ದಮನಕಾರಿ ಧೋರಣೆಯಲ್ಲಿ ಮಕ್ಕಳ ಮಾತು, ಅಭಿಪ್ರಾಯಗಳಿಗೆ ಬೆಲೆಯೇ ಇಲ್ಲ. ಅದಕ್ಕೇ ಇರಬೇಕು, ತುಂಬಿದ ಕುಟುಂಬದಲ್ಲಿದ್ದರೂ ಯುವಕವಿಗಳ ಪ್ರೇಮಗೀತೆಗಳು, ‘ಒಂಟಿ ಬಾಳಲ್ಲಿ ನೀ ಬಂದೆ, ಕತ್ತಲು ತುಂಬಿದ ಬದುಕಿಗೆ ಬೆಳಕಾದೆ’ ಎಂದು ಹಾಡುತ್ತವೆ!

ಮನೆಯಲ್ಲಿ ಮುಟ್ಟಿ, ಮುಟ್ಟಿಸಿಕೊಳ್ಳುವ ಆಪ್ತ ಸಂಬಂಧಗಳು ಏರ್ಪಡದೆ, ಹಸಿದ ಅವರ ದೇಹವು ಮುಟ್ಟಲು, ಮುಟ್ಟಿಸಿಕೊಳ್ಳಲು ಬಾಯ್ತೆರೆದು ಕಾದಿರುತ್ತದೆ. ಅಂತಹ ದಾಹದಲ್ಲಿ ನ್ಯಾಯ, ನೀತಿ, ವಿವೇಚನೆ ಕಳೆದುಹೋಗದಂತೆ ವಿವೇಕಯುತ ವ್ಯಕ್ತಿತ್ವ ರೂಪಿಸಿಕೊಳ್ಳಲು ಹಿರಿಯರು ತಾವೇ ಮಾದರಿಯಾಗಿ, ಬೆಂಬಲವಾಗಿ ನಿಲ್ಲಬೇಕು. ಆದರೆ ಭಾರತೀಯ ಪಿತೃಪ್ರಧಾನ ವ್ಯವಸ್ಥೆಯಲ್ಲಿ ಅಧಿಕಾರದ್ದಲ್ಲದ ಸಸ್ನೇಹ ಸಂಬಂಧವು ಪಾಲಕರು-ಮಕ್ಕಳ ನಡುವೆ ಇರುವುದಿಲ್ಲ.

ಇಂತಹ ಅಸಮ, ವಿಷಮ ವಾತಾವರಣದಲ್ಲಿ ಗಂಡುಗಳನ್ನು ಅಧಿಕಾರದ ತುಂಡುಗಳು ಎನ್ನುವಂತೆ ಶ್ರೇಣೀಕರಣಗೊಳಿಸಿ ಬೆಳೆಸಿ, ಅಧಿಕಾರ ಸ್ಥಾಪನೆ ಎಂದರೆ ಅಧಿಕಾರಹೀನ, ದುರ್ಬಲರ (ಹೆಣ್ಣುಗಳ) ಮೇಲಿನ ದಬ್ಬಾಳಿಕೆಯೆಂದೇ ಕಲಿಸಿದರೆ, ಬಹುಸಂಖ್ಯೆಯ ಗಂಡುಮಕ್ಕಳು ಇತ್ತೀಚೆಗೆ ರಾಜ್ಯದ ಜನರನ್ನು ನಡುಗಿಸಿರುವ ಸರಣಿ ಪ್ರಕರಣಗಳಿಗೆ ಕಾರಣಕರ್ತರಾಗಿರುವವರಂತೆ ದುಷ್ಟ ವ್ಯಕ್ತಿತ್ವದವರಾಗಿಯೇ ತಯಾರಾಗುತ್ತಾರೆ.

ದರ್ಪ, ಕೇಡಿಗತನ ಹುಟ್ಟಿನಿಂದ ಯಾರಿಗೂ ಬರುವುದಿಲ್ಲ. ತಾಯ್ತನದ ಹಾರ್ಮೋನುಗಳು ಹೆಣ್ಣು, ಗಂಡು ಇಬ್ಬರಲ್ಲೂ ಸ್ರವಿಸಲ್ಪಡುತ್ತವೆ. ಎಷ್ಟೋ ಪುರುಷರು ತಮ್ಮ ಆದಿಮ ಮಾನವ ಗುಣಗಳಾದ ಪ್ರೀತಿ, ಕರುಣೆ, ತಾಯ್ತನ, ಆರೈಕೆ, ಸಹಾಯ, ಸಾಂತ್ವನದ ಗುಣಗಳನ್ನು ಉಳಿಸಿಕೊಂಡು ಲೋಕಕ್ಕೆ ಸಮತೆಯ, ಮಮತೆಯ ಪಾಠ ಹೇಳಿಕೊಟ್ಟಿದ್ದಾರೆ. ಅದಕ್ಕಾಗಿ ಗಂಡನ್ನು ಮನುಷ್ಯನಾಗಲು ಸಮಾಜ ಬಿಡಬೇಕು. ಹುಡುಗರ ಹೆಣ್ಣುಗುಣವನ್ನು ಹೊಸಕಿ, ಕಣ್ಣೀರೂ ಬಾರದ ಅಧಿಕಾರಸ್ಥ ಗಂಡುಗಳನ್ನಾಗಿಸದೆ, ಅವರನ್ನು ಪ್ರೀತಿ, ಕರುಣೆ, ಮಮತೆಯ ಮನುಷ್ಯರನ್ನಾಗಿಸಬೇಕು. ಸಮತೆಯ ಕನಸಿನ ಹೆಣ್ಣು, ಗಂಡು ವಿಶ್ವಮಾನವತ್ವದೆಡೆಗೆ ಜಿಗಿಯಬೇಕು.

ಇದು ನಮ್ಮ ನಿಮ್ಮೆಲ್ಲರ ಹೊಣೆ. ಸಮತೆಯೆಂಬುದು ಸುಲಭಕ್ಕೆ ಎಟಕುವ ಫಲವಲ್ಲ ಅಲ್ಲವೇ?

ಚುರುಮುರಿ



ಪೊಲೀಸ್ ಫಿಟ್‌ನೆಸ್

• ಮಣ್ಣೆ ರಾಜು

ಡ್ಯೂಟಿಯಿಂದ ದಣಿದು ಬಂದ ಪೊಲೀಸ್ ಶಂಕ್ರಿ ಬೆವರು ಒರೆಸಿಕೊಂಡರು.

‘ನಿಮ್ಮ ಫಿಟ್‌ನೆಸ್ ಪರೀಕ್ಷೆ ರಿಸಲ್ಟ್ ಏನಾಯ್ತುರೀ?’ ಕಾಫಿ ತಂದುಕೊಟ್ಟು ಸುಮಿ ಕೇಳಿದರು.

‘ಬೊಜ್ಜು ಜಾಸ್ತಿಯಾಗಿದೆ, ಬಿ.ಪಿ., ಶುಗರ್ ಏರಿದೆ. ಎಲ್ಲವನ್ನೂ ಕಂಟ್ರೋಲ್ ಮಾಡಿಕೊ ಅಂದ್ರು ಸಾಹೇಬ್ರು. ನಮ್ಮಲ್ಲಿ ಕೆಲವರ ಬಿ.ಪಿ., ಶುಗರ್ ನಾರ್ಮಲ್ ಇದ್ರೂ ಬಾಡಿ ಅಬ್‌ನಾರ್ಮಲ್ ಆಗಿದೆ ಅಂತ ಸಾಹೇಬ್ರು ಸಿಟ್ಟಾದರು!’ ಎಂದರು ಶಂಕ್ರಿ.

‘ಬಿ.ಪಿ., ಶುಗರ್ ನಿಮ್ಮ ಇಲಾಖೆಯ ಕೊಡುಗೆ’ ಸುಮಿಗೆ ಆತಂಕ.

‘ನಮ್ಮಲ್ಲಿ ಸ್ಟಾಫ್ ಕಮ್ಮಿ, ವರ್ಕ್‌ಲೋಡ್ ಜಾಸ್ತಿ ಆಗಿದೆ’.

‘ನಿತ್ಯ ಯೋಗ, ವ್ಯಾಯಾಮ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ’.

‘ಡೈಲೀ ಡ್ಯೂಟಿ ಮಾಡಿ ಮುಗಿಸುವಷ್ಟರಲ್ಲೇ ವ್ಯಾಯಾಮ ಮಾಡಿದಷ್ಟು ಸುಸ್ತಾಗಿಬಿಡುತ್ತೆ’.

‘ಡ್ಯೂಟಿಗೆ ಸೇರಿದ ಹೊಸದರಲ್ಲಿ ನೀವೊಬ್ಬರೇ ಹತ್ತು ಜನರನ್ನು ಬಗ್ಗುಬಡಿಯುವಷ್ಟು ಸ್ಟ್ರಾಂಗ್ ಆಗಿದ್ರಿ, ಈಗ ಆ ಶಕ್ತಿ ನಿಮ್ಮಲ್ಲಿಲ್ಲ’.

ಶಂಕ್ರಿ ನಿಟ್ಟುಸಿರುಬಿಟ್ಟರು.

‘ನಾಲ್ಕು ದಿನ ರಜೆ ಹಾಕಿ ಎಲ್ಲರಂತೆ ನೀವೂ ಹೆಂಡ್ತಿ-ಮಕ್ಕಳ ಜೊತೆ ನೆಂಟರ ಮನೆಗೆ ಹೋಗಿಬರಲಿಲ್ಲ, ಮನೆಯಲ್ಲಿ ಆನಂದವಾಗಿ ಹಬ್ಬ ಆಚರಣೆ ಮಾಡಲಾಗ್ತಿಲ್ಲ’.

‘ಹಬ್ಬ, ಜಾತ್ರೆ, ಜಯಂತಿಗೆ ನಮ್ಮಲ್ಲಿ ರಜೆ ಇಲ್ಲ’.

‘ರೀ... ನಮ್ಮ ಕ್ವಾರ್ಟರ್ಸ್‌ನಲ್ಲಿ ನಿಮ್ಮಷ್ಟೇ ಸಂಬಳ ತರುವ ಪೊಲೀಸರ ಹೆಂಡತಿಯರು ಉಡುವ ಸೀರೆ, ತೊಡುವ ಒಡವೆ ಗಮನಿಸಿದ್ದೀರಾ? ಅವರ ಮಕ್ಕಳು ಓದುವ ಸ್ಕೂಲಿನಲ್ಲಿ ನಮ್ಮ ಮಕ್ಕಳನ್ನು ಓದಿಸಲಾಗ್ತಿಲ್ಲ ಎನ್ನುವುದು ನಿಮಗೆ ಅರ್ಥವಾಗಲ್ವಾ?’ ಸುಮಿಗೆ ಕೋಪ.

‘ಡ್ಯೂಟಿಯಲ್ಲಿದ್ದಾಗ ಸಾಹೇಬರ ಕಿರಿಕ್ಕು, ಮನೆಗೆ ಬಂದರೆ ನಿನ್ನ ಕಿರಿಕಿರಿ, ಛೇ...’ ಶಂಕ್ರಿಗೆ ಸಿಟ್ಟು, ಸಂಕಟ.

ಅಷ್ಟೊತ್ತಿಗೆ ಸಾಹೇಬ್ರು ಫೋನ್ ಮಾಡಿ, ‘ತಕ್ಷಣ ಬಾ’ ಅಂದ್ರು.

‘ಹೋಗಿಬರ್ತೀನಿ’ ಅಂತ ಹೆಂಡತಿಗೂ ಹೇಳದೆ ಶಂಕ್ರಿ ಬೈಕ್ ಸ್ಟಾರ್ಟ್ ಮಾಡಿಕೊಂಡು ಹೊರಟೇಬಿಟ್ಟರು.

ದಿನದ ಟ್ವೀಟ್




ಸವಾಲನ್ನು ಮೆಟ್ಟಿ ನಡೆದಾಗ...

ಚೇತರಿಸಿಕೊಂಡು ಮುನ್ನಡೆಯುವುದು ಮತ್ತು ಕಠಿಣ ಪರಿಶ್ರಮದಿಂದ ಬದುಕು ಕಟ್ಟಿಕೊಳ್ಳುವುದೇ ಜೀವನ. ಕೊಯಮತ್ತೂರಿನಲ್ಲಿ ಕೌಸಲ್ಯಾ ಅವರ ಮೂರನೇ ಸಲೂನ್ ಆರಂಭವಾಗಿದೆ. ವರ್ಷಗಳ ಹಿಂದೆ ಯುವತಿ ಕೌಸಲ್ಯಾ ಅವರ ಪತಿ ಕೊಲೆಗೀಡಾಗಿದ್ದರು. ಜಾತಿ ಕಾರಣದಿಂದ ನಡೆದಿದ್ದ ಈ ಹತ್ಯೆ ದೇಶವನ್ನೇ ತಲ್ಲಣಗೊಳಿಸಿತ್ತು. ಪಟ್ಟುಬಿಡದ ಪ್ರಯತ್ನದಿಂದ ಸಿಗುವ ಶಕ್ತಿ ಯಾವ ಬಗೆಯದು ಎಂಬುದನ್ನು ಅವರ ಕತೆ ನಮಗೆ ಹೇಳುತ್ತದೆ...

ಧನ್ಯಾ ರಾಜೇಂದ್ರನ್, ಪತ್ರಕರ್ತೆ

ಕಿಡಿನುಡಿ



ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ಸಿಗರು ನಮ್ಮ ಸರ್ಕಾರದ ಮೇಲೆ ಪದೇಪದೇ ಭ್ರಷ್ಟಾಚಾರದ ಹುಸಿ ಆರೋಪ ಮಾಡಿ ಅಧಿಕಾರಕ್ಕೆ ಬಂದರು. ಭ್ರಷ್ಟಾಚಾರದ ನಿರ್ಮೂಲನೆಯ ಬಗೆಗೆ ಆಗ ಇದ್ದ ಕಾಳಜಿ, ಪ್ರಾಮಾಣಿಕತೆ ಈಗ ಎಲ್ಲಿಗೆ ಹೋಯಿತು?

ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

25 ವರ್ಷಗಳ ಹಿಂದೆ

ಶನಿವಾರ, 29-5-1999

• **ಅಗತ್ಯಕ್ಕೆ ತಕ್ಕಂತೆ ಹಣ ಹಂಚಿಕೆಗೆ ಆಗ್ರಹ**

ಬೆಂಗಳೂರು, ಮೇ 28– ರಾಷ್ಟ್ರದ ಸಂಯುಕ್ತ ರಾಜ್ಯ ವ್ಯವಸ್ಥೆಯನ್ನು ಬಲಪಡಿಸುವ ದೃಷ್ಟಿಯಿಂದ ಪ್ರತಿಯೊಂದು ರಾಜ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಹಣಕಾಸಿನ ವ್ಯವಹಾರದಲ್ಲಿ ಸ್ಥಿರತೆ ತರುವ ರೀತಿಯಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಂಪನ್ಮೂಲಗಳ ಹಂಚಿಕೆ ಆಗಬೇಕೆಂದು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಒತ್ತಾಯಿಸಿದರು.

ಉದಾರೀಕರಣ ಹಾಗೂ ಜಾಗತೀಕರಣ ಹಿನ್ನೆಲೆಯಲ್ಲಿ ಸಂಪನ್ಮೂಲ ಹಂಚಿಕೆಯಲ್ಲಿ ಹಿಂದಿನ ಆಯೋಗಗಳು ಅನುಸರಿಸಿದ ಮಾನದಂಡಗಳಿಗೆ ಬದಲಾಗಿ 21ನೇ ಶತಮಾನಕ್ಕೆ ದಿಕ್ಸೂಚಿಯಾಗುವಂತಹ ಬದಲಿ ಮಾನದಂಡಗಳನ್ನು ಅನುಸರಿಸಬೇಕೆಂದು ಅವರು ರಾಜ್ಯಕ್ಕೆ ಭೇಟಿ ನೀಡಿರುವ 11ನೇ ಹಣಕಾಸು ಆಯೋಗದ ಸಭೆಯಲ್ಲಿ ಭಾಗವಹಿಸಿ ರಾಜ್ಯದ ಅಹವಾಲನ್ನು ಮಂಡಿಸಿದರು.

• **ಉಗ್ರಗಾಮಿಗಳಿಂದ ಸೇನಾ ಹೆಲಿಕಾಪ್ಟರ್ ನಾಶ- 4 ಸಾವು**

ನವದೆಹಲಿ, ಮೇ 28 (ಪಿಟಿಐ)– ಜಮ್ಮು-ಕಾಶ್ಮೀರದ ಡ್ರಾಸ್ ವಲಯದಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರಗಾಮಿಗಳ ವಿರುದ್ಧದ ಮುಂದುವರಿದ ಕಾರ್ಯಾಚರಣೆಯಲ್ಲಿ ಇಂದು ಪಾಲ್ಗೊಂಡಿದ್ದ ಭಾರತೀಯ ವಾಯುಪಡೆಯ ಎಂಐ–17 ಹೆಲಿಕಾಪ್ಟರ್ ಅನ್ನು ಪಾಕ್ ಬೆಂಬಲಿತ ಉಗ್ರಗಾಮಿಗಳು ಕ್ಷಿಪಣಿ ಉಡಾಯಿಸಿ ಹೊಡೆದುರುಳಿಸಿದ್ದಾರೆ.

ಈ ದಾಳಿಯಲ್ಲಿ ಇಬ್ಬರು ಚಾಲಕ ಸಿಬ್ಬಂದಿಯೂ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ.

ಈ ಮಧ್ಯೆ ವಾಸ್ತವ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ಸೇನೆಯನ್ನು ಜಮಾಯಿಸುತ್ತಿದೆ ಎಂದು ಭಾರತ ಆರೋಪಿಸಿದ್ದು, ಇದರಿಂದ ಶಿಮ್ಲಾ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ದೂರಿದೆ.

50 ವರ್ಷಗಳ ಹಿಂದೆ

ಬುಧವಾರ, 29-5-1974

• **ಬರಗಾಲ ಪರಿಹಾರ ವೆಚ್ಚದ ಹಣ ಕಸಿದ ಆರೋಪ: ತನಿಖೆಗೆ ಆಗ್ರಹ**

ಬೆಂಗಳೂರು, ಮೇ 28– ಬರಪರಿಹಾರ ಕಾಮಗಾರಿ ವೆಚ್ಚದಲ್ಲಿ ಶೇ 25ರಷ್ಟು ಹಣವನ್ನು ಸಂಸ್ಥಾ ಕಾಂಗ್ರೆಸ್ಸಿನ ಏಜೆಂಟರು ಕಸಿದುಕೊಂಡಿದ್ದಾರೆಂದು ಮುಖ್ಯಮಂತ್ರಿ ದೇವರಾಜ ಅರಸು ಅವರು ಮಾಡಿದ್ದರೆನ್ನಲಾದ ಚುನಾವಣೆ ಭಾಷಣವನ್ನು ವಿಧಾನ ಪರಿಷತ್ತಿನಲ್ಲಿ ಇಂದು ತೀವ್ರವಾಗಿ ಆಕ್ಷೇಪಿಸಿದ ವಿರೋಧ ಪಕ್ಷದ ನಾಯಕ ರಾಮಕೃಷ್ಣ ಹೆಗಡೆ ಅವರು, ಆ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಸವಾಲು ಹಾಕಿದರು.

‘ಗಂಡಸುತನ ಇದ್ದರೆ ನ್ಯಾಯಾಂಗ ತನಿಖೆ ನಡೆಸಿ ಆಪಾದನೆಯನ್ನು ಸಾಬೀತು ಮಾಡಿ. ಇಲ್ಲವಾದರೆ ಆ ಮಾತನ್ನು ವಾಪಸು ತೆಗೆದುಕೊಳ್ಳಿ’ ಎಂದರು.

• **ಹಿಡುವಳಿ ಘೋಷಣೆ ಅವಧಿ ವಿಸ್ತರಣೆ: ಇಂದು ತುರ್ತು ಶಾಸನ**

ಬೆಂಗಳೂರು, ಮೇ 28– ರಾಜ್ಯದ ಭೂಸುಧಾರಣೆ ತಿದ್ದುಪಡಿ ಶಾಸನದ ರೀತ್ಯ ಹಿಡುವಳಿದಾರರು ಸರ್ಕಾರಕ್ಕೆ ತಮ್ಮ ಜಮೀನಿನ ಬಗ್ಗೆ ಘೋಷಣೆ ಸಲ್ಲಿಸಲು ಇದ್ದ ಅವಧಿಯನ್ನು 90 ದಿನಗಳಷ್ಟು ಹೆಚ್ಚಿಸಲು ಸರ್ಕಾರ ನಿರ್ಧರಿಸಲಿದೆ.

ಸಂಗತ

ಶಾಲೆ ಶುರು: ಸಿದ್ಧರಾಗಿದ್ದೇವೆಯೇ?

ಮಗುವಿನ ಕಲಿಕೆಗಾಗಿ ನಾವೆಲ್ಲಾ ಹೊಸತಾಗಿ ಸಿದ್ಧರಾಗಬೇಕಾಗಿದೆ

• ಸದಾಶಿವ್ ಸೊರಟೂರು

ಒಂದು ಕಾಲದಲ್ಲಿ ಮುಂಗಾರು ಮತ್ತು ಶಾಲೆಗಳು ಒಟ್ಟಿಗೆ ಶುರುವಾಗುತ್ತಿದ್ದವು. ಈಗ ಎರಡರ ಲಯ ಕೊಂಚ ಬದಲಾಗಿದೆ. ಮುಂಗಾರು ತಡವಾಗಿಯೂ ಶಾಲೆಗಳು ಬೇಗನೇ ಶುರುವಾಗುತ್ತವೆ. ಮುಂಗಾರು ತಡವಾಗುವುದಕ್ಕೆ ಕಾರಣಗಳಿರುವಂತೆ, ಶಾಲೆಗಳು ಬೇಗ ಬಾಗಿಲು ತೆರೆಯುವುದಕ್ಕೂ ಕಾರಣಗಳಿರಬಹುದು.

ಮಗುವಿಗೆ ಕೊಡಬೇಕಾದ ಶಿಕ್ಷಣದ ಬಗ್ಗೆ ಸಮಾಜ ಈಗ ಹೆಚ್ಚು ಆಸಕ್ತಿದಾಯಕವಾಗಿದೆ. ಸರ್ಕಾರವೂ ಶಿಕ್ಷಣವನ್ನು ಆದ್ಯತೆಯಾಗಿ ಸ್ವೀಕರಿಸಿದೆ. ಪೋಷಕರು, ಶಿಕ್ಷಕರು ಮತ್ತು ಮಗು ಕಲಿಯಬೇಕಾದ ಪಠ್ಯಕ್ರಮ ಈ ಮೂರರ ಮೇಲೆ ಮಗುವಿನ ಓದಿನ ಸೌಧ ಎದ್ದೇಳಬೇಕು. ಕಲಿಕೆಯನ್ನು ಹೆಚ್ಚು ಹೆಚ್ಚು ಮಕ್ಕಳಸ್ನೇಹಿ ಆಗಿಸುವಲ್ಲಿ ವ್ಯವಸ್ಥೆ ಸತತ ಪ್ರಯತ್ನದಲ್ಲಿದೆ.

ಆದರೆ ಶಿಕ್ಷಣ ಕ್ರಮದ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಬಂದಷ್ಟು ದೂರುಗಳು ಎಂದೂ ಬಂದಿರಲಿಲ್ಲ ಅನ್ನಿಸುತ್ತದೆ. ಕನಿಷ್ಠ ಕಲಿಕಾ ಸಾಮರ್ಥ್ಯ ರೂಢಿಸಿಕೊಳ್ಳಲು ಮಕ್ಕಳಿಗೆ ಆಗದಿರುವುದು, ವರ್ತನೆಯಲ್ಲಿನ ಲೋಪ, ಕಲಿತ ಮಕ್ಕಳು ಸಮಾಜದಲ್ಲಿ ನಡೆದುಕೊಳ್ಳುತ್ತಿರುವ ರೀತಿ, ಕಲಿತ ಮಕ್ಕಳೇ ಸವಾಲಾಗಿರುವ ಪರಿ, ಓದಿಗೂ ಬದುಕಿಗೂ ನಡುವೆ ದೊಡ್ಡ ಕಂದಕ ಇರುವುದು, ಮಕ್ಕಳ ಮೇಲಿನ ಸತತ ಒತ್ತಡದಂತಹ ಸಂಗತಿಗಳು ನಮ್ಮನ್ನು ಗಂಭೀರವಾಗಿ ಯೋಚಿಸುವಂತೆ ಮಾಡಿವೆ.


ಹೆಚ್ಚು ದುಡ್ಡು ಕೇಳುವ ಶಾಲೆಯಲ್ಲಿ ಸೀಟು, ಚೆಂದದ ಮಣಭಾರದ ಬ್ಯಾಗು, ಒಂದು ಹಳದಿ ಬಸ್ಸು, ಸತತ ಹೋಮ್‌ವರ್ಕ್, ಅಂಕಪಟ್ಟಿಯಲ್ಲಿ ‘ಎ’ ಪ್ಲಸ್– ಇವಿಷ್ಟನ್ನು ನಾವು ಶಿಕ್ಷಣವೆಂದು ವ್ಯಾಖ್ಯಾನಿಸುವ ಕಾಲದಲ್ಲಿ ಇದ್ದೇವೆ. ಪೋಷಕರು ಮತ್ತು ಶಿಕ್ಷಕರು ಇಬ್ಬರೂ ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕಾದ ಕಾಲವೊಂದು ಎಂದೋ ಬರಬೇಕಿತ್ತು. ಶಿಕ್ಷಣ ಕ್ರಮದ ಹೆಗಲು ಸೋಲಲು ಇಬ್ಬರೂ ಕಾರಣರೆ.

‘ನನ್ನ ಮಗುವನ್ನು ನಾನೇಕೆ ಶಾಲೆಗೆ ಕಳುಹಿಸುತ್ತಿದ್ದೇನೆ? ನೌಕರಿಯ ಕಾರಣಕ್ಕಾ? ನೌಕರಿ ಸಿಗದೇಹೋದರೆ ಅವನ ಬದುಕು ಮುಗಿದು ಹೋಗುವುದೇ? ಮಗುವಿನ ಕಲಿಕೆಯ ಪ್ರಗತಿ ಹೇಗಿದೆ? ಮನೆಯ ಆಚೆ ಅದರ ವರ್ತನೆಗಳು ಹೇಗಿವೆ? ಕಲಿಕೆಯಲ್ಲಿ ಮಗು ಯಾಕೆ ಹಿಂದುಳಿದಿದೆ? ಶಾಲೆ, ಓದು, ಬರಹ ಅಲ್ಲದೆ ನಾನು ನನ್ನ ಮಗುವಿಗೆ ಬೇರೆ ಏನು ಕಲಿಸುತ್ತಿದ್ದೇನೆ? ನಾಳಿನ ಪ್ರಜೆಯಾದ ಈ ಮಗು ಮುಂದೆ ಗೌರವಯುತವಾಗಿ ಬದುಕು ನಡೆಸುವುದಕ್ಕೆ ಪೂರಕವಾಗಿ ನಾನೇನು ಕೊಡುಗೆ ನೀಡುತ್ತಿದ್ದೇನೆ? ಇಂತಹ ಪ್ರಶ್ನೆಗಳನ್ನು ಪೋಷಕರು ಆಗಾಗ ಕೇಳಿಕೊಂಡು ಉತ್ತರ ಕಂಡುಕೊಳ್ಳಬೇಕು.

ಮಗು ಹುಟ್ಟಿದ ದಿನ ಅಪ್ಪನೂ ಹುಟ್ಟುತ್ತಾನೆ, ಅಮ್ಮನೂ ಹುಟ್ಟುತ್ತಾಳೆ. ಹಾಗೇ ಮಗು ಬೆಳೆದಂತೆ ಅಪ್ಪ ಅಮ್ಮ ಇಬ್ಬರೂ ಬೆಳೆಯುತ್ತಾ ಹೋಗಬೇಕು. ಮಕ್ಕಳನ್ನು ಬೆಳೆಸುತ್ತಾ ನಾವು ಮಾತ್ರ ದಂಪತಿಯಾಗಷ್ಟೇ ಉಳಿದುಹೋಗಬಾರದು. ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸುವಲ್ಲಿ ಎಡವಿದರೆ ನಮ್ಮ ಮಕ್ಕಳನ್ನು ನಾವೇ ಹಾಳುಗೆಡವಿದಂತೆ. ನೆನಪಿರಲಿ, ಒಳ್ಳೆಯ ಶಿಕ್ಷಣ ಅಂದರೆ ಅಂಕಪಟ್ಟಿಯಲ್ಲಿರುವ ‘ಎ’ ಪ್ಲಸ್ ಗ್ರೇಡ್ ಅಲ್ಲ.

ಮನೆಯಿಂದ ಹೊರಬೀಳುವ ಮಗು ಶಾಲೆಯಲ್ಲಿ ತನ್ನ ಬದುಕಿನ ಕಾಲು ಭಾಗವನ್ನು ಕಳೆದುಬಿಡುತ್ತದೆ. ಪೋಷಕರ ನಂತರ ಶಿಕ್ಷಕರೇ ಮಗುವನ್ನು ಹೆಚ್ಚು ಆವರಿಸಿಕೊಳ್ಳುವವರು. ಅವರ ಜವಾಬ್ದಾರಿ ದೊಡ್ಡದು. ಆದರೆ ಈಗೀಗ ಶಿಕ್ಷಕರ ಬಗ್ಗೆ ಸಮಾಜದಲ್ಲಿ ಒಂದು ಬಗೆಯ ಅಸಹನೆ ಮೂಡತೊಡಗಿದೆ. ಅವರ ಬಗ್ಗೆ ದೂರುಗಳು ಕೇಳಿಬರುತ್ತಿವೆ.

ಈ ದಿಸೆಯಲ್ಲಿ ಶಿಕ್ಷಕರು ಕೂಡ ಆತ್ಮಾವಲೋಕನ ಮಾಡಿಕೊಳ್ಳಬೇಕಾದದ್ದು ಸೂಕ್ತ. ‘ಕಲಿಸುವ ನಾನು ದಿನಕ್ಕೆ ಎಷ್ಟು ಗಂಟೆ ಓದಿ ಹೊಸದು ಕಲಿಯುತ್ತಿದ್ದೇನೆ? ನಾನು ನನ್ನ ವೃತ್ತಿಗೆ ಎಷ್ಟು ನಿಷ್ಠನಾಗಿದ್ದೇನೆ? ಪಡೆಯುವ ಸಂಬಳಕ್ಕೆ ನಾನು ಮಾಡುತ್ತಿರುವ ಕೆಲಸ ತೃಪ್ತಿ ತರುವಂತೆ ಇದೆಯೇ? ಕಲಿಸಬೇಕಾದದ್ದನ್ನು ಕಲಿಸಿದ್ದೇನೆಯೇ? ನನ್ನ ಮಕ್ಕಳಿಗೆ ನಾನೆಷ್ಟು ಮಾದರಿ? ಪುಸ್ತಕದ ಹೊರತಾಗಿ ಮತ್ತೇನು ಕಲಿಸಿದೆ? ಬರೀ ಅಂಕ ತೆಗೆಸುವ ಯಂತ್ರವೇ ನಾನು?’ ಹೀಗೆ ಆಗಾಗ್ಗೆ ಪ್ರಶ್ನೆಗಳನ್ನು ಕೇಳಿಕೊಳ್ಳುತ್ತಾ ಸಜ್ಜುಗೊಳ್ಳಬೇಕು.



ಶಿಕ್ಷಕರಿಗೂ ಸಮಸ್ಯೆಗಳು ಇರುತ್ತವೆ. ಹೊರಲಾರದಷ್ಟು ಒತ್ತಡ, ನೋವು ಎಲ್ಲಾ ಇರುತ್ತವೆ. ಎಷ್ಟೋ ಬಾರಿ ತಾನೇನು ಮಾಡಬೇಕು ಎಂದು ಗೊತ್ತಾಗದಷ್ಟು ಆತ ಕಂಗಾಲಾಗುತ್ತಾನೆ. ನಿಜಕ್ಕೂ ನಮ್ಮ ವ್ಯವಸ್ಥೆ ಶಿಕ್ಷಕರನ್ನು ಸತತವಾಗಿ ನಿಯಂತ್ರಿಸುವುದನ್ನು ನಿಲ್ಲಿಸಬೇಕು. ಒಳ್ಳೆಯ ಶಿಕ್ಷಕರಿಂದ ಮಾತ್ರ ಒಳ್ಳೆಯ ನಾಡು. ಶಿಕ್ಷಕನನ್ನು ಬಲವಂತವಾಗಿ ತರಗತಿಯ ವರೆಗೂ ಕಳಿಸಬಹುದು. ಒಳಗೆ ಪಾಠ ಮಾಡುವವನು ಅವನೇ ಆಗಿರುತ್ತಾನೆ. ಶಿಕ್ಷಕ ನೆಮ್ಮದಿಯಿಂದ ಕಲಿಸಿದರೆ ಮಕ್ಕಳೂ ನೆಮ್ಮದಿಯಿಂದ ಕಲಿಯುತ್ತಾರೆ.

ಶಾಲೆಯು ಸಮುದಾಯದೊಳಗೆ ಬಂದು, ಸಮುದಾಯವು ಶಾಲೆಯೊಳಗೆ ಧಾವಿಸಿ, ಎರಡೂ ಸೇರಿ ಮಕ್ಕಳನ್ನು ನಾಳೆಗೆ ಕೈ ಹಿಡಿದು ನಡೆಸಬೇಕಾಗಿದೆ. ನಮ್ಮ ಈ ಕಾಲದ ಎಲ್ಲ ಸಮಸ್ಯೆಗಳಿಗೂ ನಾವು ಕೊಡುವ ಶಿಕ್ಷಣದಲ್ಲಿ ಉತ್ತರವಿದೆ. ಅಂಬೇಡ್ಕರ್ ಕೂಡ ಅದನ್ನೇ ಪ್ರತಿಪಾದಿಸುತ್ತಿದ್ದರು.

ಶಾಲಾಂಗಣವು ಗಂಟೆಯ ಸದ್ದಿಗೆ ಸಿದ್ಧವಾಗಬೇಕಾಗಿದೆ. ಆ ಸದ್ದು, ಅರೆಮಂಪರಿನಲ್ಲಿ ಕಳೆದುಹೋಗಿರುವ ನಮ್ಮೆಲ್ಲರನ್ನೂ ಎಚ್ಚರಿಸಬೇಕಾಗಿದೆ. ಮಗುವಿನ ಕಲಿಕೆಗಾಗಿ ನಾವೆಲ್ಲಾ ಹೊಸತಾಗಿ ಸಿದ್ಧರಾಗಬೇಕು. ಶಿಕ್ಷಣದ ಮೂಲಕ ಆಸ್ತಿ ಮಾಡುವ ಯೋಚನೆ ಹೊಂದಿರುವ ನಾವು, ಶಿಕ್ಷಣವನ್ನೇ ಪ್ರತಿ ಮಗುವಿನ ಆಸ್ತಿಯನ್ನಾಗಿ ಮಾಡಬೇಕು.

ವಾಚಕರ ವಾಣಿ

ಡೆತ್‌ನೋಟ್ ಗಂಭೀರವಾಗಿ ಪರಿಗಣಿಸಿ

ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರ್ ಅವರು ಯಾರೋ ಎಸಗಿದ್ದಾರೆ ಎನ್ನಲಾದ ತಪ್ಪಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವುದು ದುರ್ದೈವ. ನಿಗಮದಲ್ಲಿ ನಡೆದಿದೆ ಎನ್ನಲಾದ ಒಂದೊಂದು ತಪ್ಪನ್ನೂ ತಮ್ಮ ಡೆತ್‌ನೋಟಲ್ಲಿ ಅವರು ಎಳೆಎಳೆಯಾಗಿ ಬಿಡಿಸಿಟ್ಟಿದ್ದಾರೆ, ತಮ್ಮದೇನೂ ತಪ್ಪಿಲ್ಲ ಎಂದು ಪಶ್ಚಾತ್ತಾಪದ ರೂಪದಲ್ಲಿ ಹೇಳಿದ್ದಾರೆ ಎನ್ನಲಾಗಿದೆ. ಅವರು ಬರೆದಿರುವ ವಿಷಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ‘ನಾನು ಹೇಡಿಯಲ್ಲ’ ಎಂದು ಚಂದ್ರಶೇಖರ್ ಬರೆದಿದ್ದಾರಾದರೂ ತಮ್ಮ ಕುಟುಂಬವನ್ನು ಮರೆತು ಆತ್ಮಹತ್ಯೆ ಮಾಡಿಕೊಂಡಿರುವುದು ಅವರ ಭಯದ ಮನಃಸ್ಥಿತಿಯನ್ನು ತಿಳಿಸುತ್ತದೆ. ತಮ್ಮ ಮೇಲಧಿಕಾರಿಗಳೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಿದ್ದರೆ ಅದನ್ನು ವಿರೋಧಿಸುವ ಎದೆಗಾರಿಕೆ ತೋರಿಸಬೇಕಿತ್ತು.

ಪ್ರಾಮಾಣಿಕರಾಗಿ ಇರುವವರು ಯಾರದೇ ಮುಲಾಜಿಗೆ ಒಳಗಾಗಬಾರದು. ತಮ್ಮನ್ನು ಎಲ್ಲಿಗೆ ವರ್ಗಾವಣೆ ಮಾಡಿದರೂ ಹೋಗುವುದಕ್ಕೆ ಸಿದ್ಧರಿರಬೇಕು. ಆತ್ಮಹತ್ಯೆಯಿಂದ ಸಾಧಿಸಿದ್ದಾದರೂ ಏನು? ತಾನು ಹೀಗೆ ಮಾಡಿದರೆ ತನ್ನ ಕುಟುಂಬದ ಗತಿ ಏನು ಎಂದು ಸಾಯುವ ಮುನ್ನ ಅವರು ಯೋಚನೆ ಮಾಡಬೇಕಿತ್ತು. ಇಂತಹ ಬೆಳವಣಿಗೆಗಳಿಂದ ಭ್ರಷ್ಟಾಚಾರಿಗಳಿಗೆ ಇನ್ನಷ್ಟು ಅನುಕೂಲ ಮಾಡಿಕೊಟ್ಟಂತೆ ಆಗುತ್ತದೆ ಅಷ್ಟೆ.

ಎಚ್.ತುಕಾರಾಂ, ಬೆಂಗಳೂರು

ಅತಿಥಿ ಶಿಕ್ಷಕರಿಗೆ ಬೇಕು ಸೇವಾ ಭದ್ರತೆ

ರಾಜ್ಯದಾದ್ಯಂತ ಇಂದಿನಿಂದ (ಮೇ 29) ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಆರಂಭವಾಗಲಿವೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಪೂರ್ಣ ಪ್ರಮಾಣದ ಶಿಕ್ಷಕರಿರದೇ ಸಕಾಲದಲ್ಲಿ ತರಗತಿಗಳು ನಡೆಯುವುದು ಕನಸಿನ ಮಾತು.

ಸರ್ಕಾರ ಮತ್ತೆ ಅತಿಥಿ ಶಿಕ್ಷಕರ ನೇಮಕಾತಿಗೆ ಮುಂದಾಗುತ್ತದೆ. ಆದರೆ ನೇಮಕಾತಿ ಪ್ರಕ್ರಿಯೆ ಆರಂಭಿಸಿ, ಅವರು ಶಾಲೆಗೆ ಹಾಜರಾಗಿ ಪಾಠ ಬೋಧನೆ ಮಾಡಲು ಕನಿಷ್ಠ ಎರಡು–ಮೂರು ವಾರಗಳಾದರೂ ಬೇಕು. ಅತಿಥಿ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದಂತೆ ಸ್ಪಷ್ಟ ನಿಯಮ ಇಲ್ಲದಿರುವುದರಿಂದ ಆಕಾಂಕ್ಷಿಗಳು ಪ್ರತಿವರ್ಷ ಬಕಪಕ್ಷಿಗಳಂತೆ ಕಾಯಬೇಕಾಗಿದೆ. ವರ್ಷ ವರ್ಷವೂ ಹೊಸದಾಗಿ ನೇಮಕ ಮಾಡಿಕೊಳ್ಳುವುದರಿಂದ, ಹಿಂದಿನ ವರ್ಷ ಸೇವೆ ಸಲ್ಲಿಸಿದ ಎಲ್ಲರಿಗೂ ಮತ್ತೆ ಅವಕಾಶ ಸಿಗುತ್ತದೆ ಎಂಬ ಖಾತರಿ ಇರುವುದಿಲ್ಲ.

ಹಿಂದಿನ ವರ್ಷ ಅತಿಥಿ ಶಿಕ್ಷಕರಾಗಿದ್ದವರನ್ನು ಅದೇ ಶಾಲೆಯಲ್ಲಿಯೇ ಮುಂದುವರಿಸಬೇಕು. ಸೇವಾ ಹಿರಿತನಕ್ಕೆ ಆದ್ಯತೆ ನೀಡಬೇಕು. ವರ್ಷದ 12 ತಿಂಗಳೂ ವೇತನ ನೀಡಬೇಕು.

ಎನ್.ವಿ.ಗಾಣಿಗೇರ, ಯಾವಗಲ್

ಬನ್ನಿ ‘ಹೂ’ಗಳೇ ಶಾಲೆಗೆ

ತೆರೆದಿದೆ ಶಾಲೆಯ ಬಾಗಿಲು
ಬನ್ನಿ ಹೂಗಳೇ ಕಾದಿದೆ ಗುರು ಮನಸು
ಬೇಸಿಗೆ ಹೋಗಿ ಮಳೆ ಜೊತೆಯಲಿ
ಗರಿಗೆದರಿದೆ ಪುಸ್ತಕದೊಳಗಿನ ಕನಸು
ಬನ್ನಿ ನವಿರು ಹೂಗಳೇ
ಬಹಳ ದಿನಗಳಾದವು
ನಿಮ್ಮ ಮುದ್ದು ಮುಖ ನೋಡಿ
ಓದು ಬರಹದ ಜೊತೆಗೆ ಆಡೋಣ ಆಟ
ಮಾಡೋಣ ಕೂಡಿ ಸಿಹಿ ಊಟ!

ಸಂತೆಬೆನ್ನೂರು ಫೈಜ್ನಟ್ರಾಜ್
ತಳಕು, ಚಳ್ಳಕೆರೆ

ರಾಜಕಾಲುವೆ ಒತ್ತುವರಿ: ಅಧಿಕಾರಿಗಳೂ ಹೊಣೆಯಾಗಲಿ

ಮಳೆಗಾಲ ಸಮೀಪಿಸುತ್ತಿದ್ದಂತೆ ಬೆಂಗಳೂರಿಗರ ಎದೆಯಲ್ಲಿ ಢವಢವ ಪ್ರಾರಂಭವಾಗುತ್ತದೆ. ರಾಜಕಾಲುವೆ ಒತ್ತುವರಿ ಹಾಗೂ ಅವುಗಳ ಅಸಮರ್ಪಕ ನಿರ್ವಹಣೆಯಿಂದ ಮಳೆನೀರು ಸರಾಗವಾಗಿ ಹರಿದುಹೋಗದೆ, ಕೆಲವು ಪ್ರದೇಶಗಳು ಜಲಾವೃತವಾಗಿ ಜನಜೀವನ ನರಕಸದೃಶವಾಗುತ್ತದೆ. ನೂರಾರು ಕಿ.ಮೀ. ಉದ್ದದ ರಾಜಕಾಲುವೆಗಳ ಹೂಳೆತ್ತಲು ಹಾಗೂ ಸ್ವಚ್ಛಗೊಳಿಸಲು ಅಪಾರ ಹಣ ಖರ್ಚಾಗುತ್ತದೆ. ಹೀಗಾಗಿ, ಕೆಲವೇ ಪ್ರದೇಶಗಳಲ್ಲಿ ಅವುಗಳನ್ನು ತಕ್ಕಮಟ್ಟಿಗೆ ನಿರ್ವಹಣೆ ಮಾಡಲಾಗುತ್ತಿದೆ. ಇದರಿಂದ ಮಳೆಗಾಲದಲ್ಲಿ ಇತರ ಪ್ರದೇಶಗಳಲ್ಲಿ ನೆರೆ ತಪ್ಪಿದ್ದಲ್ಲ ಎಂಬಂತಾಗಿದೆ. ರಾಜಕಾಲುವೆಗಳ ಒತ್ತುವರಿಯನ್ನು ಒಂದುಕಡೆಯಿಂದ ತೆರವುಗೊಳಿಸುತ್ತಿದ್ದರೂ ಮತ್ತೊಂದು ಕಡೆಯಿಂದ ಹೊಸದಾಗಿ ಒತ್ತುವರಿ ನಡೆಯುತ್ತಿದೆ. ಈ ದುಷ್ಕೃತ್ಯಕ್ಕೆ ಸಂಪೂರ್ಣವಾಗಿ ಕಡಿವಾಣ ಹಾಕಲಾಗುತ್ತಿಲ್ಲ.

ಒತ್ತುವರಿ ತೆರವುಗೊಳಿಸುವಾಗ ಕಟ್ಟಡದ ಮಾಲೀಕನನ್ನಷ್ಟೇ ಹೊಣೆಯಾಗಿಸುವ ಬದಲಿಗೆ, ಕಟ್ಟಡ ನಿರ್ಮಿಸಲು ಪರವಾನಗಿ ನೀಡಿದ ಅಧಿಕಾರಿಗಳನ್ನೂ ಹೊಣೆಗಾರರನ್ನಾಗಿಸಿ ಕ್ರಮ ಜರುಗಿಸಬೇಕು. ಇದರಿಂದ ರಾಜಕಾಲುವೆ ಒತ್ತುವರಿಗೆ ಹಾಗೂ ಒತ್ತುವರಿಯಿಂದ ಆಗಬಹುದಾದ ತೊಂದರೆಗಳಿಗೆ ಸ್ವಲ್ಪಮಟ್ಟಿಗೆ ಕಡಿವಾಣ ಹಾಕಬಹುದು.

ಜಿ.ನಾಗೇಂದ್ರ ಕಾವೂರು, ಸಂಡೂರು

ಅವರಿಗೆ ತಿಳಿಯಲೇ ಇಲ್ಲ!

ಮಧ್ಯಮವರ್ಗವೊಂದು
ಮಲ್ಟಿಪ್ಲೆಕ್ಸ್‌ನಲ್ಲಿ ಕೂತು
ಅರ್ಧ ಲೀಟರ್ ನೀರಿಗೆ
₹ 100 ನೀಡಿ ಗಂಟಲು
ಒಣಗಿಸಿಕೊಂಡಿದ್ದು
ಚಿತ್ರೋದ್ಯಮಕ್ಕೆ ತಿಳಿಯಲೇ ಇಲ್ಲ
ಅದು ಬಾಕ್ಸ್ ಆಫೀಸ್ ಹಿಟ್
ಕೋಟಿ ಕ್ಲಬ್ ಎಂದು ಬೀಗುತ್ತಿತ್ತು!
ಈಗ ಬಿಸಿ ಮುಟ್ಟಿಸಿಕೊಂಡ ಪ್ರೇಕ್ಷಕ
ಚಿತ್ರಮಂದಿರಕ್ಕೆ ಬೆನ್ನು ತಿರುಗಿಸಿದ್ದಾನೆ
ಹೊಸ ಚಿತ್ರ ಬಿಡುಗಡೆಗೊಂಡ ಇಷ್ಟೇ ದಿನಕ್ಕೆ
ಟಿ.ವಿ. ಚಾನೆಲ್‌ಗೆ ಬರುತ್ತದೆಂದು
ಲೆಕ್ಕಹಾಕಿರುತ್ತಾನೆ!


ಜೆ.ಬಿ.ಮಂಜುನಾಥ, ಪಾಂಡವಪುರ

Printed and published by B A Ravi on behalf of The Printers (Mysore) Private Ltd., at The Printers (Mysore) Private Ltd, Plot Nos. 7-12, Kumbalgodu Industrial Area, Bengaluru-560 074. News Editor (Responsible for selection of news under the PRB Act): Praveen Kulkarni. Editorial Office: 75, Mahatma Gandhi Road, Bengaluru-560 001. E-mail: editorpv@prajavani.co.in. Phone: 080-45557333, Editorial: 080-45557251, Circ: 080-45557204, Advt: 080-45557163/080-45557164. Also printed at Hubballi-Dharwad, Mangaluru, Kalaburagi, Davanagere, Mysuru and Hosapete. To know more about The Printers (Mysore) Private Ltd, visit www.printersmysore.com.

ಬಯಲು ಕುಗ್ಗಿ, ಕಟ್ಟಡ ಹಿಗ್ಗಿ ಬಿಸಿ ಏರುತ್ತಿದೆ ಬೆಂಗಳೂರು

ಪ್ರಜಾವಾಣಿ ವಾರ್ತೆ

ಈ ಸಾಲಿನ ಬೇಸಿಗೆಯಲ್ಲಿ ಬೆಂಗಳೂರು ಅಕ್ಷರಶಃ 'ಓವನ್'ನಲ್ಲಿ ಇದ್ದಂತಿತ್ತು. ಈಚಿನ ವರ್ಷಗಳಲ್ಲಿ ನಗರದಲ್ಲಿ ಗರಿಷ್ಠ ಉಷ್ಣಾಂಶ ಏರಿಕೆಯಾಗುತ್ತಿರುವುದು ಮತ್ತು ರಾತ್ರಿಯ ವೇಳೆ ಉಷ್ಣಾಂಶ ಗಣನೀಯ ಪ್ರಮಾಣದಲ್ಲಿ ಕುಸಿಯದೇ ಇರುವುದರಿಂದ ಹೀಗಾಗುತ್ತಿದೆ. ಆದರೆ ಎರಡು ದಶಕಗಳ ಹಿಂದೆ ಹೀಗೆ ಇರಲಿಲ್ಲ. ನಡು ಬೇಸಿಗೆಯ ದಿನವೊಂದರ ಮಧ್ಯಾಹ್ನದಲ್ಲಿ ಇರುತ್ತಿದ್ದ ಉಷ್ಣಾಂಶವು ರಾತ್ರಿಯ ವೇಳೆಗೆ ಕುಸಿಯುತ್ತಿತ್ತು. ಬೆಂಗಳೂರು ನಗರದಲ್ಲಿದ್ದ ಬಯಲು ಪ್ರದೇಶಗಳು, ಗುಂಡುತೋಪುಗಳು, ನಗರದ ಹೊರವಲಯದಲ್ಲಿದ್ದ ಹೊಲ-ಗದ್ದೆ ಬಯಲುಗಳು ದಿನದ ಉಷ್ಣಾಂಶವನ್ನು ತಗ್ಗಿಸುವ ಕೆಲಸ ಮಾಡುತ್ತಿದ್ದವು. ಈಗ ಇಂತಹ ಬಯಲು ಪ್ರದೇಶಗಳು ಇಲ್ಲವೇ ಇಲ್ಲ ಎನ್ನುವಷ್ಟು ಕುಸಿದಿರುವುದು ಮತ್ತು ಕಾಂಕ್ರಿಟೀಕರಣದಿಂದ ನಗರವು ತನ್ನಿಂದ ತಾನೇ ತಂಪಾಗುವ ಶಕ್ತಿಯನ್ನು ಇಲ್ಲವಾಗಿಸಿದೆ. ಪರಿಣಾಮವಾಗಿ ನಗರವು ಕಾದ ಕಾವಲಿಯಂತಾಗಿದೆ ಎನ್ನುತ್ತಾರೆ ವಿಜ್ಞಾನಿಗಳು.




ಬೆಂಗಳೂರು ಸೇರಿ ದೇಶದ ಆರು ನಗರಗಳ ಉಷ್ಣಾಂಶದಲ್ಲಿ, 20 ವರ್ಷಗಳ ಅವಧಿಯಲ್ಲಿ ಆದ ಬದಲಾವಣೆಯನ್ನು ವಿಜ್ಞಾನಿಗಳು ಅಧ್ಯಯನ ಮಾಡಿದ್ದಾರೆ. 'ಅರ್ಬನ್ ಲ್ಯಾಬ್- ಸೆಂಟರ್ ಫಾರ್ ಸೈನ್ಸ್ ಆ್ಯಂಡ್ ಎನ್ವಿರಾನ್‌ಮೆಂಟಲ್ ಅನಾಲಿಸಿಸ್'ನ ಅಡಿಯಲ್ಲಿ ಈ ಅಧ್ಯಯನ ವನ್ನು ನಡೆಸಲಾಗಿದೆ. ಬೆಂಗಳೂರಿಗೆ ಸಂಬಂಧಿಸಿದ ಅಧ್ಯಯನದಲ್ಲಿ 20 ವರ್ಷಗಳ ಉಪಗ್ರಹ ಚಿತ್ರಗಳನ್ನು ಬಳಸಿಕೊಂಡು, ಬೆಂಗಳೂರಿನ ಭೂಬಳಕೆಯ ಸ್ವರೂಪವನ್ನು ಪರಿಶೀಲಿಸಲಾಗಿದೆ. ಈ ಅವಧಿಯಲ್ಲಿ ಬೆಂಗಳೂರಿನ ನೆಲವನ್ನು ಕಟ್ಟಡೀಕರಣವು ತೀವ್ರಮಟ್ಟದಲ್ಲಿ ವ್ಯಾಪಿಸಿರುವುದೇ ಉಷ್ಣಾಂಶದಲ್ಲಿನ ಏರುಪೇರಿಗೆ ಕಾರಣ ಎಂದು ವಿಶ್ಲೇಷಿಸಲಾಗಿದೆ.

20 ವರ್ಷಗಳ ಹಿಂದೆ ಬೆಂಗಳೂರು ಉತ್ತರ ಭಾಗದಲ್ಲಿ ಶ್ರೀಗಂಧದ ಕಾವಲು, ಸಣ್ಣಕ್ಕಿ ಬಯಲು, ದಕ್ಷಿಣ ಭಾಗದಲ್ಲಿ ತುರುಹಳ್ಳಿ ಬಯಲು ಸೇರಿದಂತೆ ಹತ್ತಾರು ಬಯಲು ಪ್ರದೇಶಗಳು ಮತ್ತು ಗುಂಡುತೋಪುಗಳು ಇದ್ದವು. ಈ ಪ್ರದೇಶಗಳ ಸುತ್ತ-ಮುತ್ತ ಕೃಷಿ ಚಟುವಟಿಕೆಗಳು ನಡೆಯುತ್ತಿದ್ದ ಹೊಲ-ಗದ್ದೆಗಳೂ ಇದ್ದವು. ಆದರೆ ವ್ಯಾಪಕ ನಗರೀಕರಣದ ಪರಿಣಾಮವಾಗಿ ಈ ಎಲ್ಲಾ ಪ್ರದೇಶಗಳು ಈಗ ವಸತಿ ಪ್ರದೇಶಗಳಾಗಿವೆ. ನಾಲ್ಕಾರು ಮಹಡಿ ಎತ್ತರದ ಕಟ್ಟಡಗಳು, ಹತ್ತಾರು ಮಹಡಿಗಳ ವಸತಿ ಸಮುಚ್ಚಯಗಳು ತಲೆ ಎತ್ತಿನಿಂತಿವೆ. ವೃಷಭಾವತಿ ನದಿ ಪಾತ್ರದ ಇಕ್ಕೆಲದುದ್ದಕ್ಕೂ ಕೆರೆ, ಬಯಲು ಮತ್ತು ಹೊಲ-ಗದ್ದೆಗಳು ಇದ್ದವು. ಈಗ ಅಲ್ಲೆಲ್ಲಾ ಕಟ್ಟಡಗಳು ಬಂದಿವೆ. ನಗರದೊಳಗೂ ರಸ್ತೆ ವಿಸ್ತರಣೆ, ಮೆಟ್ರೊ ಲೇನ್ ಮತ್ತು ಮೇಲ್ಸೇತುವೆ ನಿರ್ಮಾಣಕ್ಕಾಗಿ ಇದ್ದ ಮರಗಳನ್ನು ಕಡಿಯಲಾಗಿದೆ.


2003ರಲ್ಲಿ ಬೆಂಗಳೂರಿನ ಒಟ್ಟು ವಿಸ್ತೀರ್ಣದಲ್ಲಿ ಹೊಲಗದ್ದೆಗಳು, ಖಾಲಿ ನಿವೇಶನಗಳು ಮತ್ತು ಬಯಲು ಪ್ರದೇಶಗಳ ಪ್ರಮಾಣ ಶೇ 43.1ರಷ್ಟು ಇತ್ತು. ಆದರೆ 2023ರ ವೇಳೆಗೆ ಇಂತಹ ಪ್ರದೇಶಗಳ ಪ್ರಮಾಣವು ಶೇ 0.7ರಷ್ಟಕ್ಕೆ ಕುಸಿದಿದೆ. 2003ರಲ್ಲಿ ನಗರದ ಒಟ್ಟು ಭೂಪ್ರದೇಶದಲ್ಲಿ ಶೇ 37.5ರಷ್ಟಿದ್ದ ಕಟ್ಟಡ ಮತ್ತು ರಸ್ತೆಗಳು, 2023ರ ವೇಳೆಗೆ ನಗರದ ಒಟ್ಟು ಭೂಪ್ರದೇಶದ ಶೇ 71.5ರಷ್ಟು ಭಾಗವನ್ನು ವ್ಯಾಪಿಸಿವೆ. ಈ 20 ವರ್ಷಗಳಲ್ಲಿ ನಗರದ ಹಸಿರು ಹೊದಿಕೆ (ರಸ್ತೆ ಬದಿ ಮರಗಳು, ಕೆರೆ-ಕಟ್ಟೆಗಳ ಸುತ್ತಲಿನ ನೆಡುತೋಪುಗಳು) ಹೆಚ್ಚಾಗಿದ್ದರೂ, ನಗರದ ಉಷ್ಣಾಂಶವನ್ನು ಕಡಿಮೆ ಮಾಡುವಷ್ಟು ಸಾಮರ್ಥ್ಯ ಅವುಗಳಿಗೆ ಇಲ್ಲ. ಹಸಿರಿನ ಹೊದಿಕೆ ಇದ್ದೆಡೆಯಷ್ಟೇ ಅಹ್ಲಾದಕರ ವಾತಾವರಣ ಇರುತ್ತದೆ. ಬೇರೆಡೆ ಕಡುಬಿಸಿ ಇರುತ್ತದೆ. ಈ ಎಲ್ಲವುಗಳ ಪರಿಣಾಮವಾಗಿ ನಗರವು ತನ್ನಿಂದ ತಾನೇ ಉಷ್ಣಾಂಶ ವನ್ನು ತಗ್ಗಿಸಿಕೊಳ್ಳುವ ಶಕ್ತಿಯನ್ನು ಕಳೆದುಕೊಂಡಿದೆ. ನಗರದ ಭೂಬಳಕೆ ಸ್ವರೂಪವನ್ನು ಮಾರ್ಪಡಿಸುವ ಮತ್ತು ಉಷ್ಣಾಂಶವನ್ನು ಹೆಚ್ಚಿಸುವ ಮಾನವನ ಚಟುವಟಿಕೆಗಳನ್ನು ನಿಯಂತ್ರಿಸುವ ಮೂಲಕ ಈ ಪರಿಸ್ಥಿತಿಯನ್ನು ಬದಲಿಸಲು ಅವಕಾಶವಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಬೇಸಿಗೆಯ ಸರಾಸರಿ ಉಷ್ಣಾಂಶ ಏರಿಕೆ




* ಪ್ರತಿ ವರ್ಷದ ಮಾರ್ಚ್-ಆಗಸ್ಟ್ ಅವಧಿಯ ದಿನದ ವೇಳೆಯ ಸರಾಸರಿ ಉಷ್ಣಾಂಶ **ಮೇವರೆಗೆ

ಒಣಹವೆ ಪ್ರಮಾಣ ಏರಿಕೆ




* ಪ್ರತಿ ವರ್ಷದ ಮಾರ್ಚ್-ಮೇ ಅವಧಿಯ ಸರಾಸರಿ ಒಣಹವೆ ಪ್ರಮಾಣ

ಭೂಬಳಕೆ ಸ್ವರೂಪ: ನಗರದ ಮುಕ್ಕಾಲು ಪ್ರದೇಶ ವ್ಯಾಪಿಸಿದ ಕಟ್ಟಡಗಳು



ರಾತ್ರಿ ವೇಳೆಯ ಸರಾಸರಿ ಉಷ್ಣಾಂಶ



* ಪ್ರತಿ ವರ್ಷ ಮಾರ್ಚ್-ಮೇ ಅವಧಿಯ ಉಷ್ಣಾಂಶ

ರಾತ್ರಿಯಲ್ಲಿ ತಗ್ಗದ ಉಷ್ಣಾಂಶ

ಹತ್ತು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಬೇಸಿಗೆಯ ದಿನದ ವೇಳೆಯಲ್ಲಿ ಇರುತ್ತಿದ್ದ ಗರಿಷ್ಠ ಉಷ್ಣಾಂಶವು ರಾತ್ರಿಯ ವೇಳೆಗೆ ಸರಾಸರಿ 12 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿಯುತ್ತಿತ್ತು. ಇದರಿಂದ ರಾತ್ರಿಯ ವೇಳೆ ಬೆಂಗಳೂರಿನಲ್ಲಿ ತಂಪು ಮತ್ತು ಅಹ್ಲಾದಕರ ವಾತಾವರಣ ಇರುತ್ತಿತ್ತು. ಬಿರು ಬೇಸಿಗೆಯ ಬಿಸಿಲಿನಲ್ಲಿ ಜನರು ಬಸವಳಿದರೂ, ರಾತ್ರಿಯು ತಂಪಾಗಿರುತ್ತಿದ್ದ ಕಾರಣ ದೇಹವು ಸುಧಾರಿಸಿಕೊಳ್ಳುತ್ತಿತ್ತು. ಜನರ ಆರೋಗ್ಯದಲ್ಲಿ ಸಮತೋಲನ ಕಾಪಾಡಿಕೊಳ್ಳಲು ಇದು ನೆರವಾಗುತ್ತಿತ್ತು. ಆದರೆ ಈಚಿನ ವರ್ಷಗಳಲ್ಲಿ ರಾತ್ರಿಯ ವೇಳೆ ಉಷ್ಣಾಂಶ ತಗ್ಗುವ ಪ್ರಮಾಣವೇ ಕಡಿಮೆಯಾಗಿದೆ.

2023ರ ಮಾರ್ಚ್-ಮೇ ಅವಧಿಯಲ್ಲಿ ನಗರದ ದಿನದ ವೇಳೆ ಇದ್ದ ಗರಿಷ್ಠ ಉಷ್ಣಾಂಶವು ರಾತ್ರಿಯ ವೇಳೆಗೆ ಸರಾಸರಿ 9.2 ಡಿಗ್ರಿ ಸೆಲ್ಸಿಯಸ್‌ನಷ್ಟು ಮಾತ್ರ ಇಳಿಕೆಯಾಗುತ್ತಿದೆ. ಒಂದೆಡೆ ದಿನದ ವೇಳೆಯ ಗರಿಷ್ಠ ಉಷ್ಣಾಂಶ ಭಾರಿ ಏರಿಕೆಯಾಗಿದ್ದರೆ, ರಾತ್ರಿ ವೇಳೆ ಅದು ಇಳಿಕೆಯಾಗುವ ಪ್ರಮಾಣವೂ ಕಡಿಮೆಯಾಗಿದೆ. ಪರಿಣಾಮವಾಗಿ ಬೆಂಗಳೂರು ಬಿಸಿಯ ರಾತ್ರಿಗಳನ್ನು ಎದುರಿಸಿತ್ತು. 2024ರಲ್ಲಿ ಈ ಸ್ಥಿತಿ ಇನ್ನಷ್ಟು ಬಿಗಡಾಯಿಸಿತ್ತು.

ಪ್ರಮುಖ ಕಾರಣಗಳು

- ಒಂದು ಕಟ್ಟಡದಿಂದ ಇನ್ನೊಂದು ಕಟ್ಟಡಕ್ಕೆ, ಗಾಳಿ ಆಡುವಷ್ಟು ಜಾಗ ನೀಡದೆ ನಿರ್ಮಾಣ ಮಾಡುವುದು. ಒಂದು ವಸತಿ ಪ್ರದೇಶ ಎಂದಿಟ್ಟುಕೊಂಡರೆ, ಆ ಪ್ರದೇಶದಲ್ಲಿನ ಮನೆಗಳ ನಡುವೆ ಅಂತರವೇ ಇಲ್ಲದೆ ಹೋಗುವುದು. ಇದರಿಂದ ಒಂದಿಡೀ ಪ್ರದೇಶದಲ್ಲಿ ಗಾಳಿಯೇ ಆಡದಂತೆ ಆಗುತ್ತದೆ
- ದೊಡ್ಡ ದೊಡ್ಡ ಕಟ್ಟಡಗಳೂ ಗಾಳಿ ಆಡದಂತೆ ಮಾಡುತ್ತವೆ. ದೊಡ್ಡ ದೊಡ್ಡ ಕಟ್ಟಡಗಳು, ನಡುವೆ ಸಣ್ಣ ಸಣ್ಣ ಕಟ್ಟಡಗಳು ಇರುವುದು ನಗರ ಪ್ರದೇಶಗಳಲ್ಲಿ ಸಾಮಾನ್ಯ ಸಂಗತಿ. ದೊಡ್ಡ ದೊಡ್ಡ ಕಟ್ಟಡಗಳು ಗಾಳಿಬೀಸುವುದನ್ನು ತಡೆಯುತ್ತವೆ. ಸಣ್ಣ ಕಟ್ಟಡಗಳಿಗೆ ಗಾಳಿ ತಲುಪದಂತೆ ಮಾಡುತ್ತವೆ
- ಒಂದು ಕಡೆ ದೊಡ್ಡ ದೊಡ್ಡ ಕಟ್ಟಡಗಳಿಂದಾಗಿ ನೆಲಮಟ್ಟದಲ್ಲಿ ಗಾಳಿಯಾಡದ ಸ್ಥಿತಿ. ಇನ್ನೊಂದೆಡೆ, ನಗರಗಳ ಕಾಂಕ್ರೀಟೀಕರಣವಾಗುತ್ತಿರುವುದು. ಮಾನವನ ಚಟುವಟಿಕೆಗಳಿಂದ ಉಷ್ಣಾಂಶ ಹೆಚ್ಚುತ್ತಿದೆ. ಸಿಮೆಂಟಿನಿಂದ ನಿರ್ಮಿಸಿದ ಕಟ್ಟಡ, ರಸ್ತೆ ಮುಂತಾದವುಗಳು ಉಷ್ಣಾಂಶಗಳನ್ನು ಹಿಡಿದಿಟ್ಟುಕೊಳ್ಳುತ್ತವೆ. ಆ ಕಾರಣ, ರಾತ್ರಿಯೂ ಸೇರಿದಂತೆ, ದಿನವಿಡೀ ಕಟ್ಟಡಗಳು ರಸ್ತೆಗಳು ಉಷ್ಣಾಂಶವನ್ನು ಬಿಡುತ್ತವೆ
- ಉಷ್ಣಾಂಶ ಹೆಚ್ಚಿದೆ ಎನ್ನುವ ಕಾರಣಕ್ಕೆ ಎ.ಸಿ ಮುಂತಾದ ತಂಪು ಸೂಸುವ ಯಂತ್ರಗಳನ್ನು ಜನರು ಖರೀದಿಸುತ್ತಾರೆ. ಇಂಥ ಯಂತ್ರಗಳ ಹೆಚ್ಚು ಹೆಚ್ಚು ಖರೀದಿಯೂ ವಿದ್ಯುತ್ ಬಳಕೆಯನ್ನು ಹೆಚ್ಚಿಗೆ ಮಾಡುತ್ತವೆ. ಇದು ಪರಿಸರಕ್ಕೂ ಹಾನಿ. ಜೊತೆಗೆ, ಮಾನವನ ಆರೋಗ್ಯದ ಮೇಲೂ ಪರಿಣಾಮ ಬೀರುತ್ತವೆ
- ರಸ್ತೆಗಳ ಮೇಲೆ ವಾಹನಗಳು ಹೆಚ್ಚು ಹೆಚ್ಚು ಓಡಾಡಿದಷ್ಟು ದಟ್ಟಣೆ ಮಾತ್ರವಲ್ಲ, ಮಾಲಿನ್ಯವೂ ಹೆಚ್ಚುತ್ತದೆ. ವಾಹನಗಳೂ ಉಷ್ಣಾಂಶವನ್ನು ಹೊರಸೂಸುತ್ತವೆ
- ನಗರದ ಎಲ್ಲ ಭೂಮಿಯನ್ನೂ ಕಟ್ಟಡ ನಿರ್ಮಾಣಕ್ಕೆ ಮೀಸಲಿಡಲಾಗುತ್ತಿದೆ. ಖಾಲಿ ಜಾಗದಲ್ಲಿ ಒಂದೋ ನಿವೇಶನ, ಇಲ್ಲವೆ ಮಾಲ್‌ಗಳು, ದೊಡ್ಡ ದೊಡ್ಡ ರೆಸ್ಟೋರೆಂಟ್‌ಗಳು ಹೀಗೆ ಕಟ್ಟಡಗಳ ನಿರ್ಮಾಣವೇ ಹೆಚ್ಚುತ್ತಿದೆ

ಆಧಾರ: 'ಅರ್ಬನ್ ಹೀಟ್ ಸ್ಟ್ರೆಸ್ ಟ್ರ್ಯಾಕರ್: ಬೆಂಗಳೂರು' ಅಧ್ಯಯನ ವರದಿ

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ

2ನೇ ಆವೃತ್ತಿ


'ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ'ದ ಎರಡನೇ ಆವೃತ್ತಿಯ ಸಮಾರಂಭ ಶೀಘ್ರದಲ್ಲೇ ನಡೆಯಲಿದ್ದು, 19 ವಿಭಾಗಗಳಲ್ಲಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡವರ ಹೆಸರುಗಳನ್ನು, ನಾಮನಿರ್ದೇಶನಗೊಂಡ ಸಿನಿಮಾಗಳ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ. ಇದೀಗ 'ವರ್ಷದ ಅತ್ಯುತ್ತಮ ಚಿತ್ರ'ವನ್ನು ಪರಿಚಯಿಸುವ ಸಮಯ. ಇನ್ನಷ್ಟು ಮಾಹಿತಿಗಳಿಗಾಗಿ ವೆಬ್‌ಸೈಟ್ ನೋಡಿ.

https://www.prajavani.net/cinesamman/season2




ಪಿಂಕಿ ಎಲ್ಲಿ?

ಇದು ಪೃಥ್ವಿ ಕೊಣನೂರು ನಿರ್ದೇಶಿಸಿದ ಚಿತ್ರ. ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು, ಪ್ರಶಸ್ತಿ ಪಡೆದ ಈ ಚಿತ್ರವು, 13ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಪ್ರಥಮ ಪ್ರಶಸ್ತಿ ಪಡೆದಿದೆ. ಕಳೆದುಹೋದದ್ದನ್ನು ಹುಡುಕುತ್ತ ಸಾಗುವ ಮಾದರಿಯ ಕಥಾವಸ್ತು ಇದರಲ್ಲಿದೆ. ಕಳೆದುಹೋದ ಕೂಸು 'ಪಿಂಕಿ'ಯನ್ನು ಹುಡುಕುವ ಪ್ರಕ್ರಿಯೆಯಲ್ಲಿ, ಹಲವು ಸೂಕ್ಷ್ಮ ಜಗತ್ತುಗಳನ್ನು ಪೃಥ್ವಿ ತೋರಿಸುತ್ತ ಹೋಗುತ್ತಾರೆ. ಇವುಗಳನ್ನು ಪರಿಣಾಮಕಾರಿಯಾಗಿ ಅವರು ತೆರೆಮೇಲೆ ತಂದಿದ್ದಾರೆ. ಅಕ್ಷತಾ ಪಾಂಡವಪುರ, ದೀಪಕ್ ಸುಬ್ರಹ್ಮಣ್ಯ, ಅನೂಪ್ ಶೂನ್ಯರಂತಹ ಕಲಾವಿದರ ಜೊತೆಗೆ ಗುಂಜಾಲಮ್ಮ, ಸುಭದ್ರ, ಲಕ್ಷ್ಮಿ ಮೊದಲಾದ ವೃತ್ತಿಪರರಲ್ಲದ ನಟ-ನಟಿಯರ ಅಭಿನಯವೂ ಗಮನ ಸೆಳೆಯುತ್ತದೆ.



ಸ್ವಾತಿ ಮುತ್ತಿನ ಮಳೆ ಹನಿಯೇ

ಮಾಸ್ ಸಿನಿಮಾಗಳ ಭರಾಟೆಯ ನಡುವೆ ನಿರ್ದೇಶಕ ರಾಜ್ ಬಿ. ಶೆಟ್ಟಿ ಕಟ್ಟಿದ ತಿಳಿ ನೀರ ಕೊಳ ಈ ಸಿನಿಮಾ. ಯಾವುದೇ ಆರ್ಭಟಗಳು ಇಲ್ಲಿಲ್ಲ. ಧಾವಂತವೂ ಇಲ್ಲ. ಮೌನಕ್ಕೆ ಇಲ್ಲಿ ಹೆಚ್ಚಿನ ಆದ್ಯತೆ, ಇರುವ ಸಂಭಾಷಣೆಗಳಲ್ಲಿ ಗಾಢತೆ. ರೂಪಕಗಳ ಸರಪಳಿಯಲ್ಲಿ ಜೀವನದ ಕಥೆಯನ್ನು ರಾಜ್ ಬಿ.ಶೆಟ್ಟಿ ಇಲ್ಲಿ ಕಟ್ಟಿಕೊಟ್ಟಿದ್ದಾರೆ. 'ಹಾಸ್‌ಪಿಸ್', ಎಂದರೆ ಗುಣ ಆಗದಂಥ ಕಾಯಿಲೆ ಇರುವವರು ತಂಗಿರುವ ಕೇಂದ್ರ ಕಥೆಯ ವೇದಿಕೆ. ಅಲ್ಲಿ ಕ್ಯಾನ್ಸರ್‌ನ ಕೊನೆಯ ಹಂತ ತಲುಪಿದ ವ್ಯಕ್ತಿಯ ಪಾತ್ರದಲ್ಲಿ ರಾಜ್, ಕೌನ್ಸಿಲರ್ ಪಾತ್ರದಲ್ಲಿ ಸಿರಿ ರವಿಕುಮಾರ್ ನಟಿಸಿದ್ದಾರೆ. ರಮ್ಯಾ ನಿರ್ಮಾಣದ ಈ ಚಿತ್ರದಲ್ಲಿ ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಜೆ.ಪಿ. ತುಮ್ಮಿನಾಡು ಮುಂತಾದವರು ಅಭಿನಯಿಸಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಾಚಿತ್ರಗ್ರಹಣ, ಮಿಥುನ್ ಮುಕುಂದನ್ ಸಂಗೀತ ಚಿತ್ರಕ್ಕೆ ಇಂಬು ನೀಡಿದೆ.



ವಿರಾಟಪುರ ವಿರಾಗಿ

ಹಾನಗಲ್ ಕ್ಷೇತ್ರದ ವಿರಾಟಪುರದ ಶ್ರೀ ಕುಮಾರ ಶಿವಯೋಗಿಸ್ವಾಮಿ ಅವರ ಕುರಿತು ಸಾಕಷ್ಟು ಅಧ್ಯಯನ ನಡೆಸಿ, ಚಿತ್ರಕಥೆ ಸಿದ್ಧಪಡಿಸಿ ತಯಾರಿಸಿದ ಸಿನಿಮಾ 'ವಿರಾಟಪುರ ವಿರಾಗಿ'. ಬಿ.ಎಸ್. ಲಿಂಗದೇವರು ಈ ಸಿನಿಮಾ ನಿರ್ದೇಶಕರು. ಸುಚೇಂದ್ರ ಪ್ರಸಾದ್, ಕುಮಾರಸ್ವಾಮಿಗಳ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪುಟ್ಟರಾಜ ಗವಾಯಿಗಳಿಗೆ ಸಂಗೀತ ಸರಸ್ವತಿ ಒಲಿಯಲು ಕಾರಣರಾದ ಕುಮಾರಸ್ವಾಮಿಗಳ ಬದುಕಿನಲ್ಲಿ ಕಣ್ಣರಳಿಸುವಂತಹ ಸಾಮಾಜಿಕ ಕಥನಗಳಿವೆ. ಅವುಗಳಲ್ಲಿ ಮಹತ್ವವಾದ ಕೆಲವನ್ನು ಆಯ್ದು ಸಿನಿಮಾದಲ್ಲಿ ಸಾವಧಾನದಿಂದ ಕಟ್ಟಿಕೊಡಲಾಗಿದೆ. ಚಿತ್ರಕ್ಕೆ ಮಣಿಕಾಂತ್ ಕದ್ರಿ ಸ್ವರ ಸಂಯೋಜನೆ ಮಾಡಿದ್ದಾರೆ. ಸಂಗೀತದ ದೃಷ್ಟಿಯಿಂದ, ಸಾಮಾಜಿಕ ಪರಿಣಾಮದ ಪಾಠವೂ ಆಗುವ ಕಾರಣದಿಂದ ಈ ಸಿನಿಮಾ ಭಿನ್ನವೂ ಹೌದು, ಮುಖ್ಯವೂ ಹೌದು.



ಕಾಟೇರ

ತರುಣ್‌ಕಿಶೋರ್ ಸುಧೀರ್ ಹಾಗೂ ದರ್ಶನ್ ಕಾಂಬಿನೇಷನ್‌ನ ಎರಡನೇ ಸಿನಿಮಾ ಇದು. ಭೂ ಸುಧಾರಣಾ ಕಾಯ್ದೆಯನ್ನು ಎಳೆಯಾಗಿಟ್ಟುಕೊಂಡು ದಬ್ಬಾಳಿಕೆ, ಜಾತಿ ವ್ಯವಸ್ಥೆ, ಅಸ್ಪೃಶ್ಯತೆ ವಿರುದ್ಧ ಈ ಚಿತ್ರದ ಕಥೆ ಹೆಣೆಯಲಾಗಿದೆ. 'ಕಾಟೇರ' ಒಂದು ಭಿನ್ನ ಪ್ರಯೋಗ; ಗಟ್ಟಿ ಕಥೆಯಿದ್ದ ಕಮರ್ಷಿಯಲ್ ಪ್ಯಾಕೇಜ್. ನೆಲದ ಕಥೆ ಹೊತ್ತ ಈ ಸಿನಿಮಾದಲ್ಲಿ ದರ್ಶನ್-ಆರಾಧನಾ ಮುಖ್ಯಭೂಮಿಕೆಯಲ್ಲಿದ್ದಾರೆ. ರಾಕ್‌ಲೈನ್ ವೆಂಕಟೇಶ್ ನಿರ್ಮಾಣದ ಈ ಸಿನಿಮಾದಲ್ಲಿ ಜಗಪತಿ ಬಾಬು, ಅವಿನಾಶ್, ಶ್ರುತಿ, ಕುಮಾರ್ ಗೋವಿಂದ್, ವೈಜನಾಥ ಬಿರಾದಾರ್ ಮುಂತಾದವರು ನಟಿಸಿದ್ದಾರೆ. ಜಡೇಶ್ ಕೆ.ಹಂಪಿ ಹಾಗೂ ತರುಣ್ ಅವರ ಕಥೆ ಮತ್ತು ಮಾಸ್ತಿ ಅವರ ಸಂಭಾಷಣೆಯು ಸಿನಿಮಾದ ಆಸ್ತಿಯಾಗಿ ಮಾರ್ಪಟ್ಟಿತು. ಸಿನಿಮಾ ನೂರು ದಿನಗಳನ್ನು ಪೂರೈಸಿತು.



ಡೇರ್‌ಡೆವಿಲ್ ಮುಸ್ತಾಫಾ

ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಕೃತಿಗಳನ್ನು ಓದುವುದೇ ಒಂದು ರೀತಿಯಲ್ಲಿ ಸಿನಿಮಾ ನೋಡಿದ ಅನುಭವ. ತೇಜಸ್ವಿಯವರ ಇಂತಹದ್ದೇ ಒಂದು ಕಥೆಯನ್ನಾಧರಿಸಿದ ಚಿತ್ರ 'ಡೇರ್‌ಡೆವಿಲ್ ಮುಸ್ತಾಫಾ'. ಶಶಾಂಕ್ ಸೋಗಾಲ್ ಇದರ ರೂವಾರಿ. ಪೂರ್ತಿ ಹಿಂದೂಗಳೇ ಇರುವ ಮೂಡಿಗೆರೆಯ ಕಾಲೇಜಿಗೆ ಪ್ರವೇಶ ಪಡೆಯುವ ಏಕೈಕ ಮುಸ್ಲಿಂ ವಿದ್ಯಾರ್ಥಿ 'ಮುಸ್ತಾಫಾ'ನ ಬದುಕಿನ ಸುತ್ತ ಚಿತ್ರದ ಕಥೆ ಸಾಗುತ್ತದೆ. ಮುಸ್ತಾಫಾನ ಪಾತ್ರದಲ್ಲಿ ನಟ ಶಿಶಿರ್, ಅಯ್ಯಂಗಾರಿ ಪಾತ್ರದಲ್ಲಿ ನಟ ಆದಿತ್ಯ ನಟಿಸಿದ್ದಾರೆ. ನಟ ನಾಗಭೂಷಣ್ ಕನ್ನಡ ಪ್ರಾಧ್ಯಾಪಕರಾಗಿ ಕಾಣಿಸಿಕೊಂಡಿದ್ದಾರೆ. ಪೂರ್ಣಚಂದ್ರ ಮೈಸೂರು, ವಿಜಯ್ ಶೋಭರಾಜ್, ಮಂಡ್ಯ ರಮೇಶ್ ಮೊದಲಾದವರು ನಟಿಸಿದ್ದಾರೆ. ನವನೀತ್ ಶಾಮ್ ಅವರ ಹಿನ್ನೆಲೆ ಸಂಗೀತ ಚಿತ್ರಕ್ಕೆ ಬೆನ್ನೆಲುಬು.

ಜೀವನ ಬದಲಿಸಿದ ಹಕ್ಕಿಗಳ ಸಂಗಾತ

ನುಡಿ ಬೆಳಗು



ಕಲೀಮ್ ಉಲ್ಲಾ, ಕನ್ನಡ ಉಪನ್ಯಾಸಕ

ಡಾರ್ಜಲಿಂಗ್ ಚಿತ್ರ ಪ್ರವಾಸದಲ್ಲಿ ಸಿಕ್ಕ ಇವನು ಮೊದಲಿಗೆ ರೌಡಿಸಂನಲ್ಲೇ ತನ್ನ ಜೀವನ ಕಳೆದವನು. ಮುಖದ ಮೇಲಿನ ಗಾಯಗಳು ಆರಿದ್ದರೂ ಗುರುತು ಹೋಗಿಲ್ಲ. ಸಣಕಲು ಕಡ್ಡಿಯಂತಿರುವ ಇವನು ಗಲಾಟೆ ದೊಂಬಿ ಮಾಡಿರಲು ಸಾಧ್ಯವೇ ಎಂದು ಅನುಮಾನ ಮೂಡುವಂತಿದ್ದ. ರಂತೂ ಸಾಹು ಎಂಬ ಗೆಳೆಯನೊಬ್ಬ ಇವನಿಗೆ ಸಿಕ್ಕು ಪಕ್ಷಿ ತೋರುಗೆಯ ಕೆಲಸ ಕಲಿಸಿದ್ದ. ಫೋಟೋಗ್ರಫಿಗೆ ಬರುವ ಜನರಿಗೆ ಕಾಡಿನ ಪಕ್ಷಿಗಳನ್ನು ಪರಿಚಯಿಸುತ್ತಾ ಇವನು ನಮ್ರವಾಗಿ ಬದಲಾದ. ಮೊದಲಿನ ಮಾರಾಮಾರಿ ಮರೆತು ವನ್ಯಲೋಕದ ಸೊಬಗಿನೊಳಗೆ ಬೆರೆತು ಹೋದ.

'ಎಂಥ ಕೆಟ್ಟ ಜೀವನ ಆರಿಸಿಕೊಂಡಿದ್ದೆ. ಎಲ್ಲರೂ ಹೆದರಿ ನನ್ನ ಗೌರವಿಸುವ ನಾಟಕ ಆಡುತ್ತಿದ್ದರೇ ಹೊರತು ಯಾರೂ ಪ್ರೀತಿಸುತ್ತಿರಲಿಲ್ಲ. ಮನೆಯೊಳಗೂ ಮರ್ಯಾದೆ ಇರಲಿಲ್ಲ. ಈಗ ನೋಡಿ ಅಪ್ಪ, ಅಮ್ಮ, ಹೆಂಡತಿ, ಮಕ್ಕಳು, ಎಲ್ಲರೂ ಇಷ್ಟಪಡುತ್ತಾರೆ. ನಮ್ಮೂರಿನ ಜನರಿಗೆ ಶನಿಯಂತೆ ಕಾಡುತ್ತಿದ್ದೆ. ಆಗವರು ಶಾಪ ಹಾಕುತ್ತಿದ್ದರು. ಈಗ ಎಲ್ಲಾ ನಗುನಗುತ್ತಾ ಮಾತಾಡಿಸುತ್ತಾರೆ. ಎಲ್ಲರ ಬಳಿ ಕ್ಷಮೆ ಕೇಳಿದ್ದೇನೆ. ಈ ಹಕ್ಕಿಗಳು ನೋಡಿ ತಮಗೆಷ್ಟು ಬೇಕೋ ಅಷ್ಟು ಊಟ, ಅಷ್ಟೇ ಮನೆ ಕಟ್ಟಿಕೊಳ್ಳುತ್ತವೆ. ದುರಾಸೆಯಿಲ್ಲದೆ ಬದುಕುತ್ತವೆ. ದುಡಿಮೆ ಜೊತೆಗೆ ಹೊಸ ಜೀವನ ಕಲಿಸಿರುವ ಹಕ್ಕಿಗಳ ಋಣ ನನ್ನ ಮೇಲಿದೆ' ಎಂದ.

ಇದೇ ಪಯಣದಲ್ಲಿ ಮಹಾನಂದ ಬಳಿ ಸಿಕ್ಕ ಮತ್ತೊಬ್ಬ ಸ್ಥಳೀಯ ಹುಡುಗ. ಇವನೂ ಈಗ ನ್ಯಾಚುರಲಿಸ್ಟ್ ಆಗಿ ಬದಲಾಗಿದ್ದಾನೆ. ಮೊದಲಿಗೆ ಹಕ್ಕಿಗಳನ್ನು ಕೊಲ್ಲವುದೇ ಇವನ ಹವ್ಯಾಸವಾಗಿತ್ತು. ಗೆಳೆಯರ ಜೊತೆ ಶರತ್ತು ಕಟ್ಟಿಕೊಂಡು ವಿದೇಶಗಳಿಂದ ಬರುವ ಅಪರೂಪದ ಪಕ್ಷಿಗಳನ್ನು ಚಾಟಿಬಿಲ್ಲಿನಲ್ಲಿ ಹೊಡೆದು ಉರುಳಿಸುತ್ತಿದ್ದ. 'ತಿನ್ನಲು ಹಕ್ಕಿಗಳನ್ನು ಕೊಲ್ಲುತ್ತಿದ್ದೆಯಾ' ಎಂದು ಕೇಳಿದೆ. 'ಇಲ್ಲ, ಸುಮ್ಮನೆ ಶೋಕಿಗಾಗಿ. ಈ ಕಾಡಿನಲ್ಲಿ ನಮಗೆ ಯಾವುದೇ ಮನರಂಜನೆಗಳಿಲ್ಲ. ಮಾಡಲು ಹೆಚ್ಚು ಕೆಲಸಗಳಿಲ್ಲ. ಬೇಕಾರ್ ಸಮಯದಲ್ಲಿ ಈ ಕೆಲಸ ಮಾಡುತ್ತಿದ್ದೆವು. ಹಂಟರ್ ಆಗಿದ್ದ ನನಗೆ ಸಾಹು ಅಣ್ಣ ಪಕ್ಷಿಗಳನ್ನು ತೋರಿಸುವ ಕೆಲಸ ಕಲಿಸಿದ. ಅವತ್ತಿನಿಂದ ಎಲ್ಲವನ್ನೂ ಬಿಟ್ಟು ಇಲ್ಲಿಗೆ ಬರುವ ನಿಮ್ಮಂಥವರಿಗೆ ಪಕ್ಷಿಗಳ ತೋರಿಸುತ್ತೇನೆ. ಇದರಿಂದ ಒಳ್ಳೆಯ ಕಮಾಯಿ ಕೂಡ ಆಗುತ್ತಿದೆ. ನೋಡಿ ಹೊಸ ಗಾಡಿ ಕೂಡ ಖರೀದಿಸಿದ್ದೇನೆ. ಇಲ್ಲೇ ಹುಟ್ಟಿ ಬೆಳೆದ ನನಗೆ ಪಕ್ಷಿಗಳ ಇರುವಿಕೆ, ಅವುಗಳ ಚಲನವಲನ, ಜೀವನ ವಿಧಾನ ಎಲ್ಲವೂ ಗೊತ್ತು. ಕೂಗು ಕೇಳಿ ಇಂತಹದ್ದೇ ಹಕ್ಕಿ ಎಂದು ಹೇಳುತ್ತೇನೆ. ಆಗ ತಿಳಿವಳಿಕೆಯಿಲ್ಲದೆ ಸಾಯಿಸಿದ ಈ ದೇವರ ಮರಿಗಳು ನನ್ನನ್ನು ಕ್ಷಮಿಸುವವರೆಗೂ ನಾನು ಅವುಗಳ ರಕ್ಷಣೆ ಮಾಡುತ್ತಲೇ ಇರುತ್ತೇನೆ' ಎಂದ.

ಬದುಕಿನಲ್ಲಿ ಹೀಗೆ ನೆಲೆ ತಪ್ಪಿದ ಅದೆಷ್ಟೋ ಜನರನ್ನು ಸರಿ ದಾರಿಗೆ ತಂದು ಮಾನವೀಯತೆಯ ಪಾಠವನ್ನು ಮಾತರಿಯದ ಪಕ್ಷಿಗಳು ಕಲಿಸಿವೆ. ವಾಲ್ಮೀಕಿ ಮಹರ್ಷಿಗಳ ಮನಸ್ಸು ಕರಗಿಸಿ ಅವರಿಂದ ಮಹಾಕಾವ್ಯ ಬರೆಸಿದ್ದೂ ಕೂಡ ಪಕ್ಷಿಗಳೇ ಅಲ್ಲವೇ? ಕಣ್ಣಿಗೆ ಕಾಣದ ಇಂತಹ ನೂರಾರು ಸೂಕ್ಷ್ಮ ಸಂಗತಿಗಳು ನಿಸರ್ಗದಲ್ಲಿ ಸಾಕಷ್ಟಿವೆ. ಕಣ್ತೆರೆದು ನೋಡುವ ಸಂದರ್ಭಗಳು ಸಿಗಬೇಕಷ್ಟೆ. ❖

ಗುಂಡಣ್ಣ



ದಿನ ಭವಿಷ್ಯ

ವಿದ್ಯಾಶಂಕರ ಸೋಮಯಾಜಿ. ಕಮ್ಮರಡಿ — ಬುಧವಾರ ಮೇ 29, 2024

ಶ್ರೀ ಕ್ರೋಧಿ ನಾಮ ಸಂವತ್ಸರ ಉತ್ತರಾಯಣ ವಸಂತ ಋತು ತಿಥಿ: ವೈಶಾಖ ಕೃಷ್ಣಷಷ್ಠಿ ಗಂ. 13-40 ನಕ್ಷತ್ರ: ಶ್ರವಣ ಗಂ. 8-39 ಯೋಗ: ಐಂದ್ರ ಗಂ. 23-34 ಕರಣ : ವಣಿಜ ಗಂ. 13-40, ವೃಷಭ ಮಾಸದ ನೇ 15 ದಿನ, ಮಳೆನಕ್ಷತ್ರ: ರೋಹಿಣಿ 2.
ರಾಹುಕಾಲ : ಮಧ್ಯಾಹ್ನ 12-00 – 01-30
ಸೂರ್ಯೋದಯ : 06-06 ಸೂರ್ಯಾಸ್ತ : 06-50
ಮುಸ್ಲಿಂ ದಿನಾಂಕ : 20 ಜುಲ್ಕಾಯದ್
ಅದೃಷ್ಟ ಸಂಖ್ಯೆ : 1, 10

ಮೇಷ: ವಿನಾಶಕಾರಿ ಪ್ರವೃತ್ತಿಗಳನ್ನು ಪ್ರಯೋಗಿಸುವ ಯೋಚನೆ ಮಾಡದಿರಿ. ಸಂಸಾರ ನಿರ್ವಹಣೆಯ ವಿಷಯದಲ್ಲಿ ಖಚಿತ ನಿರ್ಧಾರ ತೆಗೆದುಕೊಳ್ಳಬೇಕಾಗುವುದು. ವ್ಯವಹಾರದಲ್ಲಿ ಚಾಣಾಕ್ಷತೆ ಇರಲಿ.

ವೃಷಭ: ದೂರದ ಸಂಬಂಧಿಗಳು ವೈಯಕ್ತಿಕ ವಿಷಯದಲ್ಲಿ ಮೂಗು ತೂರಿಸುವುದು ಮನಸ್ತಾಪಕ್ಕೆ ಕಾರಣವಾಗುತ್ತದೆ. ಸ್ವಯಂ ಸಾಮರ್ಥ್ಯದಿಂದ ಅವಕಾಶ ಪಡೆದುಕೊಳ್ಳುವಂತಾಗಲಿದೆ. ವೃತ್ತಿಯು ಉತ್ತಮ ಸ್ಥಿತಿಯಲ್ಲಿರುವುದು.

ಮಿಥುನ: ಕಾರ್ಯರಂಗದಲ್ಲಿ ಶ್ರದ್ಧೆಗೆ ಮತ್ತು ಶ್ರಮಕ್ಕೆ ತಕ್ಕ ಫಲವನ್ನು ನಿರೀಕ್ಷಿಸಬಹುದು. ನಿಜ ಮಾರ್ಗದಿಂದ ಕಾರ್ಯ ಪ್ರವೃತ್ತರಾದಲ್ಲಿ ಅಭಿವೃದ್ಧಿ ಅನುಭವಕ್ಕೆ ಬರಲಿದೆ. ವ್ಯವಹಾರದಲ್ಲಿ ಉತ್ತಮ ಲಾಭವಿರುವುದು.

ಕರ್ಕಾಟಕ: ಪ್ರತಿ ವಿಷಯದಲ್ಲೂ ಮುಂದಾಲೋಚನೆ ಹಾಗೂ ವಿವೇಚನೆಯಿಂದ ನಡೆದುಕೊಂಡಲ್ಲಿ ಏಳಿಗೆ ಸಾಧಿಸಬಹುದು. ವಿಪರೀತ ಶ್ರಮ ಪಡಬೇಕಾಗಿ ಬರುವುದು. ವ್ಯಾಪಾರದಲ್ಲಿ ಲಾಭವಿದೆ.

ಸಿಂಹ: ಸ್ವಂತ ಪ್ರಯತ್ನದಿಂದ ಆಸ್ತಿ ಸಂಪಾದನೆ ಮಾಡುವಿರಿ. ಮಿತ್ರರ ಸಹಕಾರದಿಂದ ಮತ್ತು ಅವರ ಚಾಣಾಕ್ಷ ವರ್ತನೆಯಿಂದ ವ್ಯಾಪಾರದಲ್ಲಿ ಪ್ರಗತಿ ಇರುವುದು. ನವಗ್ರಹ ಸ್ತೋತ್ರವನ್ನು ಪಠಿಸುವುದರಿಂದ ಶುಭವಾಗುತ್ತದೆ.

ಕನ್ಯಾ: ರಾಜಕೀಯ ಪ್ರತಿಸ್ಪರ್ಧಿಗಳು ಗಲಾಟೆಯನ್ನು ಉಂಟುಮಾಡಬಹುದು ಅಥವಾ ಈ ದಿನ ಹಿಂದಿಕ್ಕುವ ಪ್ರಯತ್ನವನ್ನು ಮಾಡಲಿದ್ದಾರೆ. ಚಿನ್ನ, ಬೆಳ್ಳಿ ವ್ಯಾಪಾರಿಗಳು ಈ ದಿನ ಹೆಚ್ಚಿನ ಅಭಿವೃದ್ಧಿ ಹೊಂದುವರು.

ತುಲಾ: ಮುಕ್ತ ಮಾತುಕತೆ ಮೂಲಕ ಕಾರ್ಮಿಕರ ಸಮಸ್ಯೆ ಬಗೆಹರಿಸಿಕೊಂಡು ಇರುವ ಅವಕಾಶಗಳನ್ನು ಬಳಸಿಕೊಂಡು ಮುಂದುವರಿಸುವಿರಿ. ಅನ್ವೇಷಣೆಯ ಸ್ವಭಾವವು ವೃತ್ತಿಯ ಬದುಕಿನಲ್ಲಿ ಹೊಸ ತಿರುವನ್ನು ತರಲಿದೆ.

ವೃಶ್ಚಿಕ: ಪ್ರಕೃತಿಯ ಸಣ್ಣಸಣ್ಣ ಬದಲಾವಣೆಗಳನ್ನು ಗಮನಿಸಿ ಬರೆದಂಥ ಕಾವ್ಯವು ಜನಮಾನಸವನ್ನು ಗೆಲ್ಲಲಿದೆ. ವೃತ್ತಿ ವಿಷಯಗಳಲ್ಲಿ ಬಯಸದೇ ಅವಕಾಶ ಎದುರಾಗುತ್ತದೆ. ಬಂದಂಥ ಅವಕಾಶಗಳನ್ನು ತಪ್ಪಿಸಿಕೊಳ್ಳಬೇಡಿ.

ಧನು: ಇಷ್ಟು ದಿನದವರೆಗೂ ಹುಡುಕುತ್ತಿದ್ದ ಇಷ್ಟದ ವಸ್ತು ಉಡುಗೊರೆಯ ರೂಪದಲ್ಲಿ ಕೈಸೇರುತ್ತದೆ. ಮೇಲಧಿಕಾರಿಗಳು ಹಾಗೂ ಹಿರಿಯರು ಇಂದಿನ ನಿಮ್ಮ ಕೆಲಸಗಳಲ್ಲಿ ಸಹಕಾರ ನೀಡುತ್ತಾರೆ.

ಮಕರ: ವೃತ್ತಿರಂಗದಲ್ಲಿ ಬೆಳವಣಿಗೆ ಕಂಡುಬಂದು ಮಹತ್ವದ ಕೆಲಸಗಳು ಕಾರ್ಯರೂಪ ಪಡೆಯುವವು. ಹಾಗೆಯೇ ಕೆಟ್ಟ ಜನರ ದೃಷ್ಟಿ ದೋಷಕ್ಕೂ ಒಳಗಾಗುವಿರಿ. ಕಚೇರಿ ಕೆಲಸಗಳು ಸುಗಮವಾಗಿ ನೆರವೇರಬಹುದು.

ಕುಂಭ: ಮನಸ್ಸಿಗೆ ಒಪ್ಪಿಗೆ ಇಲ್ಲದಂಥ ಕೆಲಸಗಳನ್ನು ಮಾಡುವ ಸಾಹಸಕ್ಕೆ ಕೈಹಾಕಲು ಹೋಗದಿರಿ. ದಿನದ ಮಧ್ಯಾಹ್ನದ ಸಮಯದಲ್ಲಿ ಸಂತಸ ಭರಿತ ಸುದ್ದಿ ತಲುಪುತ್ತದೆ. ಭೂ ವ್ಯವಹಾರಗಳು ಲಾಭದಾಯಕವೆನಿಸುವುದು.

ಮೀನ: ಮಗನ ಕೆಲಸಗಳಿಗಾಗಿ ಅಲೆದಾಟ ಹೆಚ್ಚಿ ದಣಿವಾದರೂ ಕೆಲಸ ಕೈಗೂಡಿದ್ದಕ್ಕೆ ಮನಸ್ಸಿಗೆ ಸಮಾಧಾನ ಸಿಗುವುದು. ನಿವೇಶನ ಅಥವಾ ಜಮೀನು ಖರೀದಿಸುವ ಯೋಚನೆಗಳು ಬರಲಿವೆ. ಆಪ್ತರೊಬ್ಬರು ನೆರವಿಗೆ ನಿಲ್ಲಲಿದ್ದಾರೆ.

ಪದಬಂಧ 5695


– ವಿದ್ಯಾ ವಿನಯ್

ಎಡದಿಂದ ಬಲಕ್ಕೆ

3.ಗುಳೆ ಹೋಗುವುದು (3)
4.ಮಠದ ಹತ್ತಿರ ಕಾಣಿಸಿಕೊಂಡಿರುವ ಆಮೆ (3)
5.ಕೊನೆಗೆ ವಿಕ್ರಯಿಸಿ ಮೋಸ ಹೋಗು (3)
6.ಯುದ್ಧಕ್ಕೊಂದು ಪರ್ಯಾಯ ಪದ (3)
8.ಕಳೆಯುವ ಲೆಕ್ಕವಿದು (5)
10.ಮುಳ್ಳುಗಳ ನಡುವೆ ಅರಳುವ ಹೂವು (3)
12.ಸಾವು ಈ ರೀತಿ ಬಂದಿದೆ (3)
13.ಜಡಿ ಮಳೆಯಲ್ಲಿ ಖರೀದಿಸಿರುವ ವಂದರಿ (3)
15.ನದಿಯನ್ನು ಹೀಗೂ ಹೇಳುವರು (3)

ಮೇಲಿಂದ ಕೆಳಕ್ಕೆ

1.ಬಿಸಿಲಲ್ಲಿ ಕಾಣುತ್ತಿರುವ ಡೊಗರು (2)
2.ಪಂಚಪಾಂಡವರಲ್ಲಿ ಎರಡನೆಯವನು (2)
3.ಪ್ರವರ್ತಕನ ಬಳಿಯಿರುವ ವ್ಯಾಪಾರಿ (3)
4.ಹಸುವಿನ ಮರಿಯಿದು (2)
5.ಎಲ್ಲರನ್ನೂ ಒಂದುಗೂಡಿಸುವುದು (5)
7.ಇದು ಹೊಸದು (2)
9.ಅಳು ಪದದ ವಿರುದ್ಧ ಪದ (2)
11.ಸೂರ್ಯನ ಕಾವು ಇಲ್ಲಿದೆ (3)
12.ಮಹಡಿಯಲ್ಲೇ ಮಾಡಿದ ಪಾತಿ (2)
14.ಬೆಲೆ ಬಾಳುವ ಮಣಿ (2)
16.ನಲ್ಲಿಯ ಬಳಿ ಕಾಣಿಸಿಕೊಂಡಿರುವ ಏಡಿ (2)



5694ನೇ ಪದಬಂಧದ ಉತ್ತರ

ಎಡದಿಂದ ಬಲಕ್ಕೆ:
1.ಪಿತಾಮಹ 3.ಮನೋಬಲ
5.ಕೀಚಕ 6.ಕಸರತ್ತು
7.ದಳಪತಿ 9.ತರದೂದು
11.ಸಡಗರ 13.ಚಾಕರ
14.ಪಾದಾಚಾರಿ 15 ಸದ್ಭಾವನೆ

ಮೇಲಿಂದ ಕೆಳಕ್ಕೆ:
2.ಹಕೀಕತ್ತು 3.ಮಕರಂದ
4.ಲಕ್ಷ್ಮಿ 6.ಕಡಿತ
8.ತಿಮಿರ 10.ದುರಾಚಾರಿ
11.ಸಮರಸ 12.ಕೋಪಾ

ಸುಡೊಕು 6080

	4					6		1
9						2	7	
	7	2						8
		4		3		1		2
2	8		6	9				
		7			8		6	5
	5			1		4		7
		6	8		2		3	
4	2			5	7	8		6


ಆಡುವುದು ಹೇಗೆ?

ಮನೆಗಳನ್ನು 1ರಿಂದ 9ರವರೆಗಿನ ಅಂಕಿಗಳಿಂದ ತುಂಬಿ. ಮೇಲಿನಿಂದ ಕೆಳಕ್ಕೆ, ಎಡದಿಂದ ಬಲಕ್ಕೆ ಪ್ರತಿ ಸಾಲಿಗೂ ಇದೇ ನಿಯಮ. ದೊಡ್ಡ ಚೌಕದ ಒಳಗಿನ ಮಧ್ಯಮ ಚೌಕದ ಮನೆಗಳನ್ನೂ ತುಂಬಬೇಕು. ಯಾವ ಅಂಕಿಯೂ ಯಾವುದೇ ಸಾಲು, ಮಧ್ಯಮ ಚೌಕದಲ್ಲಿ ಪುನರಾವರ್ತನೆ ಆಗಬಾರದು.

6079 ಸುಡೊಕು

3	5	1	7	4	2	9	8	6
6	9	2	1	5	8	3	7	4
4	7	8	3	6	9	2	1	5
1	6	4	8	9	5	7	2	3
9	2	5	4	3	7	8	6	1
8	3	7	6	2	1	4	5	9
2	1	3	9	7	6	5	4	8
5	4	6	2	8	3	1	9	7
7	8	9	5	1	4	6	3	2

ಷೇರುಪೇಟೆ ವಹಿವಾಟು 220



ಎನ್‌ಎಸ್‌ಇ ನಿಫ್ಟಿ

ಹಿಂದಿನ ಅಂತ್ಯ	22,932
ಇಂದಿನ ಅಂತ್ಯ	22,888
▼	44
ದಿನದ ಕನಿಷ್ಠ	22,894

ವಿನಿಮಯ ದರ

$ ಡಾಲರ್	83.16
£ ಪೌಂಡ್	106.28
€ ಯುರೊ	90.49
¥ ಯೆನ್ (100ಕ್ಕೆ)	53

ಎನ್‌ಇಸಿಸಿ ಸೂಚಿಸಿರುವ ಮೊಟ್ಟೆ ಧಾರಣೆ



ಬೆಂಗಳೂರು	
100ಕ್ಕೆ	₹565
12 ಕ್ಕೆ	₹75
ಮೈಸೂರು	
100ಕ್ಕೆ	₹565

ರಾಮನಗರ ರೇಷ್ಮೆಗೂಡು



ಮಿಶ್ರತಳಿ (ಸಿ.ಬಿ) ₹281-486

ದ್ವಿತಳಿ (ಬಿ.ವಿ) ₹365-670

ಸೆನ್ಸೆಕ್ಸ್ 220 ಅಂಶ ಇಳಿಕೆ

ಮುಂಬೈ (ಪಿಟಿಐ): ಲೋಕಸಭಾ ಚುನಾವಣಾ ಫಲಿತಾಂಶದ ಅನಿಶ್ಚಿತತೆಯಿಂದಾಗಿ ಹೂಡಿಕೆದಾರರು ಲಾಭದ ಉದ್ದೇಶಕ್ಕಾಗಿ ಷೇರುಗಳ ಮಾರಾಟಕ್ಕೆ ಮುಂದಾಗಿದ್ದರಿಂದ ದೇಶದ ಷೇರುಪೇಟೆಗಳಲ್ಲಿ ಮಂಗಳವಾರ ನಕಾರಾತ್ಮಕ ವಹಿವಾಟು ನಡೆಯಿತು.

ಆರಂಭಿಕ ವಹಿವಾಟಿನಲ್ಲಿ ಕಂಡು ಕೊಂಡಿದ್ದ ಏರಿಕೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 220 ಅಂಶ ಕುಸಿತ (ಶೇ 0.29ರಷ್ಟು) ಕಂಡು, 75,170 ಅಂಶಗಳಲ್ಲಿ ವಹಿವಾಟು ಸ್ಥಿರಗೊಂಡಿತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 44 ಅಂಶ ಇಳಿಕೆ (ಶೇ 0.19ರಷ್ಟು) ಕಂಡು 22,888 ಅಂಶಗಳಲ್ಲಿ ವಹಿವಾಟು ಮುಕ್ತಾಯಗೊಂಡಿತು.

ಸೆನ್ಸೆಕ್ಸ್ ಗುಚ್ಛದಲ್ಲಿನ ಪವರ್ ಗ್ರಿಡ್, ಎನ್‌ಟಿಪಿಸಿ, ಟೆಕ್ ಮಹೀಂದ್ರ, ಭಾರ್ತಿ ಏರ್‌ಟೆಲ್, ಟಾಟಾ ಮೋಟರ್ಸ್, ಇಂಡಸ್‌ಇಂಡ್ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್, ಕೋಟಕ್ ಮಹೀಂದ್ರ ಬ್ಯಾಂಕ್ ಹಾಗೂ ಮಾರುತಿ ಸುಜುಕಿ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.

ಏಷ್ಯನ್ ಪೇಂಟ್ಸ್, ವಿಪ್ರೊ, ಜೆಎಸ್‌ಡಬ್ಲ್ಯು ಸ್ಟೀಲ್, ಹಿಂದುಸ್ತಾನ್ ಯೂನಿಲಿವರ್, ಬಜಾಜ್ ಫಿನ್‌ಸರ್ವ್, ಮಹೀಂದ್ರ ಆ್ಯಂಡ್ ಮಹೀಂದ್ರ ಕಂಪನಿಯ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.

ಬೆಳ್ಳಿ ದರ ₹3,100 ಏರಿಕೆ

ನವದೆಹಲಿ (ಪಿಟಿಐ): ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ಬೆಳ್ಳಿ ಧಾರಣೆಯು ಕೆ.ಜಿಗೆ ₹3,100 ಏರಿಕೆಯಾಗಿದ್ದು, ₹95,950ಕ್ಕೆ ತಲುಪಿದೆ.

ಆದರೆ, ಹಳದಿ ಲೋಹದ ದರದಲ್ಲಿ ಹೆಚ್ಚಿನ ಏರಿಕೆಯಾಗಿಲ್ಲ. 10 ಗ್ರಾಂ ಚಿನ್ನದ ದರ ₹130 ಏರಿಕೆಯಾಗಿ, ₹72,950 ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ.

'ಅಮೆರಿಕದಲ್ಲಿ ಚಿಲ್ಲರೆ ಹಣದುಬ್ಬರವು ಇಳಿಕೆಯಾದರಷ್ಟೇ ಫೆಡರಲ್ ರಿಸರ್ವ್ ಬಡ್ಡಿದರ ಕಡಿತಗೊಳಿಸುವ ಸಾಧ್ಯತೆಯಿದೆ. ಹಾಗಾಗಿ, ಹೂಡಿಕೆದಾರರು ಹಣದುಬ್ಬರದ ಇಳಿಕೆಯತ್ತ ದೃಷ್ಟಿ ನೆಟ್ಟಿದ್ದಾರೆ. ಬಡ್ಡಿದರ ಕಡಿತವಾದರೆ ಚಿನ್ನದ ಬೆಲೆ ಮೇಲೆ ಮತ್ತಷ್ಟು ಪರಿಣಾಮ ಬೀರಲಿದೆ' ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ತಿಳಿಸಿದ್ದಾರೆ.

ಜಿಡಿಪಿ ಇಳಿಕೆ– ಆರ್‌ಬಿಐನಿಂದ ಬಿಗಿ ನಿಯಮ ಸಾಧ್ಯತೆ: ಕ್ರಿಸಿಲ್

ಬ್ಯಾಂಕ್ ಸಾಲ ನೀಡಿಕೆ ಇಳಿಕೆ



ಮುಂಬೈ (ಪಿಟಿಐ): ಕಳೆದ ಆರ್ಥಿಕ ವರ್ಷಕ್ಕೆ ಹೋಲಿಸಿದರೆ 2024–25ನೇ ಆರ್ಥಿಕ ವರ್ಷದಲ್ಲಿ ಬ್ಯಾಂಕ್‌ಗಳ ಸಾಲ ನೀಡಿಕೆಯು ಶೇ 2ರಷ್ಟು ಕುಸಿತಗೊಳ್ಳುವ ಸಾಧ್ಯತೆಯಿದೆ ಎಂದು ಕ್ರೆಡಿಟ್ ರೇಟಿಂಗ್ ಸಂಸ್ಥೆ ಕ್ರಿಸಿಲ್ ಹೇಳಿದೆ.

2023–24ನೇ ಆರ್ಥಿಕ ವರ್ಷದಲ್ಲಿ ಬ್ಯಾಂಕ್‌ಗಳ ಸಾಲ ನೀಡಿಕೆ ಪ್ರಮಾಣವು ಶೇ 16ರಷ್ಟಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ 14ರಷ್ಟಕ್ಕೆ ಇಳಿಕೆಯಾಗಲಿದೆ ಎಂದು ವರದಿ ತಿಳಿಸಿದೆ.

2023–24ನೇ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿಯು ಶೇ 7.6ರಷ್ಟು ಹಾಗೂ 2024–25ನೇ ಆರ್ಥಿಕ ವರ್ಷದಲ್ಲಿ ಶೇ 6.8ರಷ್ಟು ಪ್ರಗತಿ ಕಾಣಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಅಂದಾಜಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಡಿಪಿ ಇಳಿಕೆಯಾಗಲಿರುವುದೇ ಸಾಲ ನೀಡಿಕೆಯ ಮೇಲೆ ಪರಿಣಾಮ ಬೀರಲಿದೆ ಎಂದು ತಿಳಿಸಿದೆ.

ಜಿಡಿಪಿ ಇಳಿಕೆಯಾಗಲಿರುವ ಕಾರಣ ದೇಶದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಎದುರಾಗಬಹುದಾದ ಅಪಾಯ ತಡೆಗಟ್ಟುವ ನಿಟ್ಟಿನಲ್ಲಿ ಆರ್‌ಬಿಐ ಮುನ್ನೆಚ್ಚರಿಕೆಯ ಹೆಜ್ಜೆ ಇಡಲಿದೆ. ಇದರ ಭಾಗವಾಗಿ ಅಡಮಾನರಹಿತ ವೈಯಕ್ತಿಕ ಸಾಲ ನೀಡಿಕೆಯ ನಿಯಮಗಳನ್ನು ಬಿಗಿಗೊಳಿಸಲಿದೆ ಎಂದು ವಿವರಿಸಿದೆ.

ಅಲ್ಲದೆ, ಅಡಮಾನರಹಿತ ವೈಯಕ್ತಿಕ ಸಾಲ ನೀಡುವುದರಿಂದ ಆಗಬಹುದಾದ ನಷ್ಟ ಭರಿಸಲು ತೆಗೆದಿರಿಸುವ ಮೊತ್ತದ ಪ್ರಮಾಣವನ್ನು (ರಿಸ್ಕ್ ವೇಯ್ಟ್) ಹೆಚ್ಚಿಸುವ ಸಾಧ್ಯತೆಯಿದೆ. ಆರ್‌ಬಿಐನ ಈ ಕ್ರಮದಿಂದಾಗಿ ಸಾಲ ನೀಡಿಕೆಯಲ್ಲಿ ಇಳಿಕೆಯಾಗಲಿದೆ ಎಂದು ಹೇಳಿದೆ.

ನಿಧಾನಗತಿಯ ಠೇವಣಿ ಸಂಗ್ರಹವು ಸಾಲ ನೀಡಿಕೆ ಮೇಲೆ ಪರಿಣಾಮ ಬೀರಬಹುದು. ಕಳೆದ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಠೇವಣಿ ಸಂಗ್ರಹವು ಕುಸಿತವಾಗಬಹುದು ಎಂದು ಹೇಳಿದೆ.

ಕಾರ್ಪೊರೇಟ್ ಸಾಲದಲ್ಲೂ ಕುಸಿತ

ಬ್ಯಾಂಕ್‌ಗಳು ನೀಡುವ ಒಟ್ಟು ಸಾಲದಲ್ಲಿ ಕಾರ್ಪೊರೇಟ್ ವಲಯದ ಸಾಲದ ಪಾಲು ಶೇ 45ರಷ್ಟಿದೆ. 2023–24ನೇ ಹಣಕಾಸು ವರ್ಷದಲ್ಲಿ ಈ ವಲಯಕ್ಕೆ ಶೇ 14ರಷ್ಟು ಸಾಲ ನೀಡಲಾಗಿತ್ತು. ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ 13ಕ್ಕೆ ಇಳಿಕೆಯಾಗಲಿದೆ ಎಂದು ವರದಿ ತಿಳಿಸಿದೆ.

ಬ್ಯಾಂಕೇತರ ಹಣಕಾಸು ಕಂಪನಿಗಳಿಗೆ (ಎನ್‌ಬಿಎಫ್‌ಸಿ) ಆರ್‌ಬಿಐ ವಿಧಿಸಿರುವ ನಿರ್ಬಂಧಗಳಿಂದಾಗಿ ಕಾರ್ಪೊರೇಟ್ ವಲಯಕ್ಕೆ ನೀಡುವ ಸಾಲದ ಪ್ರಮಾಣದಲ್ಲಿ ಕುಸಿತವಾಗಲಿದೆ.

ಕಳೆದ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ರೀಟೇಲ್ ವಲಯಕ್ಕೆ ಸಾಲ ನೀಡಿಕೆ ಪ್ರಮಾಣವು ಶೇ 17ರಿಂದ ಶೇ 16ಕ್ಕೆ ಕುಗ್ಗಲಿದೆ. ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಪ್ರಮಾಣದ (ಎಂಎಸ್‌ಎಂಇ) ಉದ್ದಿಮೆ ವಲಯಕ್ಕೆ ನೀಡುವ ಸಾಲದ ಬೆಳವಣಿಗೆ ಪ್ರಮಾಣವು ಶೇ 19ರಿಂದ ಶೇ 15ಕ್ಕೆ ಕುಸಿತವಾಗಲಿದೆ ಎಂದು ವಿವರಿಸಿದೆ.

ಆದರೆ, ಕೃಷಿ ವಲಯದ ಸಾಲವು ಮಾನ್ಸೂನ್ ಆರಂಭದ ಮೇಲೆ ನಿಂತಿದೆ ಎಂದು ಹೇಳಿದೆ.

'ಉಕ್ಕು, ಸಿಮೆಂಟ್ ಮತ್ತು ಔಷಧಗಳು ಕಾರ್ಪೊರೇಟ್ ವಲಯದ ಬಂಡವಾಳ ವೆಚ್ಚದ ಚೇತರಿಕೆಗೆ ನೆರವಾಗಲಿದೆ. ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್, ವಿದ್ಯುತ್ ಚಾಲಿತ ವಾಹನಗಳು ಮತ್ತು ಸೌರ ಫಲಕಗಳು ಕೂಡ ಬಂಡವಾಳ ವೆಚ್ಚಕ್ಕೆ ಸಹಕಾರಿಯಾಗಲಿವೆ' ಎಂದು ಕ್ರಿಸಿಲ್‌ನ ಹಿರಿಯ ನಿರ್ದೇಶಕ ಅಜಿತ್ ವೆಲೋನಿ ಹೇಳಿದ್ದಾರೆ.

ಆರೋಗ್ಯ ವಿಮಾ ವಲಯ ಪ್ರವೇಶಕ್ಕೆ ಎಲ್‌ಐಸಿ ಸಿದ್ಧತೆ

ನವದೆಹಲಿ (ಪಿಟಿಐ): ಭಾರತೀಯ ಜೀವ ವಿಮಾ ನಿಗಮವು ಆರೋಗ್ಯ ವಿಮಾ ವಲಯವನ್ನು ಪ್ರವೇಶಿಸುವುದಕ್ಕೆ ನಿರ್ಧರಿಸಿದ್ದು, ಈ ಕುರಿತು ಆಂತರಿಕ ಮಟ್ಟದಲ್ಲಿನ ಕೆಲಸಗಳಿಗೆ ಚಾಲನೆ ನೀಡಲಾಗಿದೆ ಎಂದು ಎಲ್‌ಐಸಿ ಅಧ್ಯಕ್ಷ ಸಿದ್ಧಾರ್ಥ ಮೊಹಂತಿ ಹೇಳಿದ್ದಾರೆ.

ವಿಮಾ ಕಾಯ್ದೆ 1938 ಮತ್ತು ಭಾರತೀಯ ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ (ಐಆರ್‌ಡಿಎಐ) ನಿಯಮಾವಳಿಗಳ ಅನ್ವಯ ಒಂದೇ ಕಂಪನಿಗೆ ಜೀವ ವಿಮೆ, ಸಾಮಾನ್ಯ ಅಥವಾ ಆರೋಗ್ಯ ವಿಮಾ ಸೌಲಭ್ಯ ಒದಗಿಸಲು ಸಂಯೋಜಿತ ಪರವಾನಗಿ ನೀಡುವಂತಿಲ್ಲ. ಹಾಗಾಗಿ, ವಿಮಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಎಲ್‌ಐಸಿಗೆ ಈ ಪರವಾನಗಿ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

'ಎಂಜಿನಿಯರಿಂಗ್ ಹಾಗೂ ಅಗ್ನಿ ಅವಘಡಕ್ಕೆ ಸಂಬಂಧಿಸಿದ ವಿಮಾ ಸೌಲಭ್ಯ ಕಲ್ಪಿಸುವಲ್ಲಿ ನಿಗಮವು ಪರಿಣತಿ ಹೊಂದಿಲ್ಲ. ಆದರೆ, ಆರೋಗ್ಯ ವಿಮಾ ವಲಯದ ಸೌಲಭ್ಯ ಕಲ್ಪಿಸುವ ಸಾಮರ್ಥ್ಯ ಹೊಂದಿದೆ. ಮೂಲ ಸೇವೆಗೆ (ಜೀವ ವಿಮೆ) ನೇರವಾಗಿ ಸಂಬಂಧವಿಲ್ಲದ ಹೊಸ ಸೇವಾ ಕ್ಷೇತ್ರಕ್ಕೂ ವಹಿವಾಟು ವಿಸ್ತರಿಸಲಿದೆ' ಎಂದು ಮೊಹಾಂತಿ ಹೇಳಿದ್ದಾರೆ.

ಸಂಸದೀಯ ಸಮಿತಿ ಹೇಳಿದ್ದೇನು?: ದೇಶದ ನಾಗರಿಕರಿಗೆ ವಿಮಾ ಸೌಲಭ್ಯ ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಬಿಜೆಪಿ ಸಂಸದ ಜಯಂತ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ಸಂಸದೀಯ ಸಮಿತಿ ಸಮಿತಿ ರಚಿಸಿತ್ತು.

ಈ ಸಮಿತಿಯು ದೇಶದೊಳಗೆ ವಿಮಾ ಸೌಲಭ್ಯ ಹೆಚ್ಚಿಸಲು ಒಂದು ಕಂಪನಿಗೆ ಜೀವ ವಿಮೆ, ಸಾಮಾನ್ಯ ಅಥವಾ ಆರೋಗ್ಯ ವಿಮೆ ಸೌಲಭ್ಯ ನೀಡಲು ಸಂಯೋಜಿತ ಪರವಾನಗಿ ನೀಡಬಹುದು ಎಂದು ಶಿಫಾರಸು ಮಾಡಿದೆ.

ಅಲ್ಲದೆ ವಿಮಾದಾರರಿಗೆ ಜೀವ ವಿಮೆ, ಆರೋಗ್ಯ ಮತ್ತು ಉಳಿತಾಯ ಒಳಗೊಂಡಂತೆ ಒಂದೇ ಪಾಲಿಸಿಯ ಆಯ್ಕೆ ಸೌಲಭ್ಯ ಕಲ್ಪಿಸಬೇಕಿದೆ. ಇದು ವಿಮಾ ಮೌಲ್ಯವನ್ನು ಹೆಚ್ಚಿಸಲಿದೆ ಎಂದು ಸಂಸತ್‌ನಲ್ಲಿ ಮಂಡಿಸಿರುವ ಈ ವರದಿ ತಿಳಿಸಿದೆ.

ವಿಮಾದಾರರು ಒಂದೇ ಕಂಪನಿಯಿಂದ ಕಡಿಮೆ ಪ್ರೀಮಿಯಂ ಪಾವತಿಸಿ ಸೌಲಭ್ಯ ಪಡೆಯುವುದರಿಂದ ವಿಮೆಯ ಮಹತ್ವದ ಬಗ್ಗೆ ಅವರಲ್ಲಿ ಜಾಗೃತಿ ಹೆಚ್ಚಲಿದೆ ಎಂದು ಹೇಳಿದೆ.

ಪ್ಯಾನ್–ಆಧಾರ್ ಜೋಡಣೆಗೆ ಮೂರೇ ದಿನ ಬಾಕಿ

ಒಂದನೇ ಪುಟದಿಂದ

ನಿಗದಿತ ಗಡುವಿನೊಳಗೆ ಜೋಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ತೆರಿಗೆ ಕಡಿತಗೊಳಿಸುವುದಿಲ್ಲ ಎಂದು ಕಳೆದ ತಿಂಗಳು ಹೊರಡಿಸಿದ್ದ ಸುತ್ತೋಲೆಯಲ್ಲಿ ಇಲಾಖೆಯು ತಿಳಿಸಿತ್ತು.

ಅಲ್ಲದೆ, ಮೇ 31ರೊಳಗೆ ಹಣಕಾಸು ವ್ಯವಹಾರಗಳ ಹೇಳಿಕೆ (ಎಸ್‌ಎಫ್‌ಟಿ) ಸಲ್ಲಿಸುವಂತೆ ಬ್ಯಾಂಕ್‌ಗಳು, ವಿದೇಶಿ ವಿನಿಮಯ ವಿತರಕರು, ಸರ್ಕಾರೇತರ ಹಣಕಾಸು ಸಂಸ್ಥೆಗಳು, ಬಾಂಡ್ ಮತ್ತು ಡಿಬೆಂಚರ್‌ಗಳ ವಿತರಕರು, ಮ್ಯೂಚುವಲ್ ಫಂಡ್ ಟ್ರಸ್ಟಿಗಳಿಗೆ ಸೂಚಿಸಿದೆ.

ಈ ಹಣಕಾಸು ವ್ಯವಹಾರಗಳ ಹೇಳಿಕೆಯಲ್ಲಿ ಇರುವ ದತ್ತಾಂಶಗಳನ್ನು ವಿಶ್ಲೇಷಿಸುವ ಮೂಲಕ ತೆರಿಗೆ ರಿಟರ್ನ್ಸ್ ಸಲ್ಲಿಸದ ವ್ಯಕ್ತಿಗಳ ಬಗ್ಗೆ ಇಲಾಖೆಯು ಮಾಹಿತಿಯನ್ನು ಕಲೆ ಹಾಕುತ್ತದೆ. ಬಳಿಕ ಅಂತಹ ತೆರಿಗೆದಾರರಿಗೆ ಎಸ್‌ಎಂಎಸ್, ಇ-ಮೇಲ್ ಮತ್ತು ಪತ್ರಗಳ ಮೂಲಕ ಮಾಹಿತಿ ರವಾನಿಸಲಿದೆ.

ಪ್ರಶ್ನೋತ್ತರ



ಪ್ರಮೋದ ಶ್ರೀಕಾಂತ ದೈತೋಟ

ತೆರಿಗೆ ಮತ್ತು ವೈಯಕ್ತಿಕ ಹಣಕಾಸು ತಜ್ಞ

ಪವನ್ ಆರ್., ಬೆಂಗಳೂರು.

• **ಪ್ರಶ್ನೆ: ನಾನು ಕಳೆದ ಕೆಲವು ತಿಂಗಳಿನಿಂದ ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡುತ್ತಿದ್ದೇನೆ. ಇದರಲ್ಲಿ ನನ್ನ ಆಯ್ಕೆ ಹೆಚ್ಚಾಗಿ ಇಂಡೆಕ್ಸ್ ಫಂಡ್ ಆಗಿದೆ. ಇತ್ತೀಚೆಗೆ ಇಂಡೆಕ್ಸ್ ಮಾಹಿತಿ ನೋಡುತ್ತಿದ್ದಾಗ ತಿಳಿದು ಬಂದ ಅಂಶವೆಂದರೆ, ನಾನು ಹೂಡಿಕೆ ಆರಂಭಿಸಿದಾಗ ಇಂಡೆಕ್ಸ್ ಭಾಗವಾಗಿದ್ದ ಕೆಲವು ಷೇರುಗಳು ಪ್ರಸ್ತುತ ಬದಲಾಗುತ್ತಾ ಹೋಗಿವೆ. ನನ್ನ ಪ್ರಶ್ನೆ ಏನೆಂದರೆ, ಈ ಬದಲಾವಣೆಯಿಂದಾಗಿ ನಮಗೆ ಯಾವುದಾದರೂ ಲಾಭ, ನಷ್ಟ ಇದೆಯೇ? ನಾನು ಹೂಡಿಕೆ ಆರಂಭಿಸಿದ ಸಂದರ್ಭದಲ್ಲಿ ಇದ್ದ ಅದೇ ಷೇರುಗಳ ಏರಿಳಿತದ ಪರಿಣಾಮ ನಮ್ಮ ಎನ್‌ಎವಿ ಮೇಲೆ ಇದೆಯೇ?**

ಉತ್ತರ: ಯಾವುದೇ ಇಂಡೆಕ್ಸ್ ಫಂಡ್‌ಗಳು ಆಯಾ ಸೂಚ್ಯಂಕದ ಆಧಾರದಲ್ಲಿ ಮೌಲ್ಯಮಾಪನಕ್ಕೆ ಒಳಪಡುತ್ತವೆ. ನಾವು ಹೂಡಿಕೆ ಮಾಡುವ ಮೊತ್ತವು ಒಟ್ಟಾರೆ ಸೂಚ್ಯಂಕದಲ್ಲಿ ಅಡಕವಾದ ಷೇರುಗಳ ಸಮ ಪ್ರಮಾಣದಲ್ಲಿ ಖರೀದಿಸಲಾಗುತ್ತದೆ. ಈ ಕೆಲಸವನ್ನು ಹೂಡಿಕೆದಾರರ ಪರವಾಗಿ ಫಂಡ್ ನಿರ್ವಹಣಾ ಸಂಸ್ಥೆಗಳು ಮಾಡುತ್ತವೆ. ಆಯಾ ಸಮಕ್ಕೆ ತಕ್ಕಂತೆ ಸೂಚ್ಯಂಕದಲ್ಲಿ ಬದಲಾವಣೆಯಾದಾಗ ಸಹಜವಾಗಿ ಫಂಡ್ ಎನ್‌ಎವಿಯಲ್ಲೂ ಬದಲಾವಣೆಯಾಗುತ್ತದೆ.

ಸಾಮಾನ್ಯವಾಗಿ ಸೂಚ್ಯಂಕ ಬದಲಾವಣೆಯಾಗುವ ಮೊದಲೇ ಸೂಚ್ಯಂಕ ನಿರ್ವಹಣಾ ಸಂಸ್ಥೆಗಳು ಪ್ರಕಟಣೆ ನೀಡುತ್ತವೆ. ಇದರಂತೆ ಆಯಾ ಫಂಡ್ ನಿರ್ವಹಣಾ ಸಂಸ್ಥೆಗಳು ಬದಲಾಗುವ ಸೂಚ್ಯಂಕದ ಭಾಗವಾಗಿರುವ ಕಂಪನಿಯ ಷೇರುಗಳನ್ನು ಮಾರಾಟ ಮಾಡಿ ಹೊಸದಾಗಿ ಸೇರ್ಪಡೆಗೊಳ್ಳುವ ಕಂಪನಿಯ ಷೇರುಗಳನ್ನು ಖರೀದಿಸುತ್ತವೆ. ಇದರಿಂದ ಆಯಾ ಸಂದರ್ಭದ ಷೇರುಗಳ ಮೌಲ್ಯವೇ ಹೂಡಿಕೆದಾರರಿಗೆ ಲಭ್ಯವಾಗುತ್ತದೆ.

ಒಂದು ಬಾರಿ ಷೇರು ಸೂಚ್ಯಂಕದ ಪಟ್ಟಿಯಿಂದ ಹೊರಬಿದ್ದ ಮೇಲೆ ಆ ಷೇರಿನ ಮೌಲ್ಯದಲ್ಲಿ ಯಾವುದೇ ಬದಲಾವಣೆಯಾದರೂ ಎನ್‌ಎವಿ ಮೇಲೆ ಪರಿಣಾಮ ಬೀರದು. ಬದಲಾಗಿ, ಹೊಸದಾಗಿ ಸೇರ್ಪಡೆಗೊಂಡ ಷೇರಿನ ಮೌಲ್ಯವನ್ನೇ ಪರಿಗಣಿಸಲಾಗುತ್ತದೆ.

ಈ ರೀತಿಯ ಬದಲಾವಣೆಗಳು ವರ್ಷದಲ್ಲಿ ಕೆಲವೊಮ್ಮೆ ಆಗುತ್ತಿರುವುದು ಸಹಜ. ಹೀಗಾಗಿ, ಯಾವುದೇ ಷೇರು ಸೂಚ್ಯಂಕದ ಪಟ್ಟಿಯಿಂದ ಹೊರ ಹೋದಾಗ ಅಥವಾ ಸೇರ್ಪಡೆಯಾದಾಗ ಬಹುದೊಡ್ಡ ಬದಲಾವಣೆಯಾಗದ ಕಾರಣ ಹೂಡಿಕೆದಾರರ ಗಮನಕ್ಕೆ ಇದು ಬರದೆ ಹೋಗುತ್ತದೆ. ಹೀಗಾಗಿ, ಯಾವುದೇ ಆತಂಕ ಬೇಡ.

ಕೃಷ್ಣರಾವ್ ಸುಬ್ಬರಾವ್, ಬೋಳ ಗ್ರಾಮ, ಕೊಪ್ಪಳ ಜಿಲ್ಲೆ.

• **ಪ್ರಶ್ನೆ: ನನಗೆ 68 ವರ್ಷ. ಗ್ರಾಮೀಣ ಬ್ಯಾಂಕ್‌ವೊಂದರಲ್ಲಿ ಹಣವನ್ನು ಠೇವಣಿ ಇಟ್ಟಿದ್ದೇನೆ. ಈ ಮೊತ್ತ ಸುಮಾರು ₹18.84 ಲಕ್ಷ. ಇದನ್ನು ಬೇರೆ ಬೇರೆ ದಿನಗಳಂದು ಹೂಡಿಕೆ ಮಾಡಿದ್ದೇನೆ. ಇದರ ಮೇಲೆ ಬಂದ ವಾರ್ಷಿಕ ಬಡ್ಡಿ ₹1.83 ಲಕ್ಷ ಆಗಿದೆ. ಕೊರೊನಾ ಆರಂಭವಾಗುವ ಮೊದಲು ಒಂದು ಅಂಗಡಿ ಇಟ್ಟು ವ್ಯಾಪಾರ ಮಾಡುತ್ತಿದ್ದೆವು. ಈಗ ಬಡ್ಡಿ ಆದಾಯವಲ್ಲದೆ ನನಗೆ ಬೇರೆ ಯಾವುದೇ ನಿಶ್ಚಿತ ಆದಾಯ ಇಲ್ಲ. ಕೆಲವೊಮ್ಮೆ ಪೌರೋಹಿತ್ಯಕ್ಕೆ ಹೋಗುತ್ತೇನೆ.**

ಕಳೆದ 29 ವರ್ಷಗಳ ಹಿಂದೆ ಕಟ್ಟಿಸಿದ ಸ್ವಂತ ಮನೆ ಇದೆ. ಈ ಆಸ್ತಿ ಹೊರತಾಗಿ ಬೇರೆ ಯಾವುದೇ ಆಸ್ತಿ ಇಲ್ಲ. ಅಲ್ಲದೆ, ನನ್ನ ಪತ್ನಿ ಹೆಸರಲ್ಲಿ ಸುಮಾರು ₹4 ಲಕ್ಷ ಡೆಪಾಸಿಟ್ ಇದೆ. ಇದಕ್ಕೆ ಬಡ್ಡಿ ಬರುತ್ತದೆ. ನನ್ನ ಪ್ರಶ್ನೆ ಏನೆಂದರೆ ಬ್ಯಾಂಕ್‌ನವರು ಫಾರಂ 15ಜಿ/ಎಚ್ ಪಡೆದಿದ್ದಾರೆ. ಇದರ ಪರಿಣಾಮ ನಾನು ಆದಾಯ ತೆರಿಗೆ ರಿಟರ್ನ್ಸ್ ಭರಿಸಬೇಕೇ? ಬ್ಯಾಂಕ್‌ನಿಂದ ಎಷ್ಟು ಬಡ್ಡಿ ಬಂದರೆ ರಿಟರ್ನ್ಸ್ ಸಲ್ಲಿಸಬೇಕು?

ಉತ್ತರ: ತೆರಿಗೆ ರಿಟರ್ನ್ಸ್ ಸಲ್ಲಿಸಲು ನಿಮ್ಮ ಒಟ್ಟು ಆದಾಯ ಎಷ್ಟೆಂಬುದು ಮುಖ್ಯ. ಈಗಾಗಲೇ, ನೀವು ತಿಳಿಸಿರುವಂತೆ ಬರುವ ವಾರ್ಷಿಕ ಬಡ್ಡಿ ₹1.83 ಲಕ್ಷ ಎಂಬುದಾಗಿ ತಿಳಿಸಿದ್ದೀರಿ. ಬ್ಯಾಂಕ್‌ಗಳು ಸಾಮಾನ್ಯವಾಗಿ ಹಿರಿಯ ನಾಗರಿಕರಿಗೆ ಒಂದು ವರ್ಷಕ್ಕೆ ₹50,000 ಮೇಲಿನ ಮೊತ್ತವನ್ನು ಬಡ್ಡಿಯಾಗಿ ಒಂದು ವರ್ಷದಲ್ಲಿ ಪಾವತಿಸಿದಾಗ, ಫಾರಂ 15ಎಚ್ ಇಲ್ಲದಿದ್ದ ಸನ್ನಿವೇಶಗಳಲ್ಲಿ ಶೇ 10ರ ದರದಲ್ಲಿ ತೆರಿಗೆ ಕಡಿತ ಮಾಡುತ್ತವೆ.

ಆದರೆ, ನಿಮ್ಮ ವಿಚಾರದಲ್ಲಿ ನೀವು ಹಿರಿಯ ನಾಗರಿಕರಾಗಿರುವುದರಿಂದ ಈಗಾಗಲೇ ಫಾರಂ 15ಎಚ್ ಸಲ್ಲಿಸಿದ್ದೀರಿ ಹಾಗೂ ಬೇರೆ ಯಾವುದೇ ಆದಾಯ ಇಲ್ಲ ಎಂಬುದನ್ನು ಹೇಳಿದ್ದೀರಿ. ಒಂದು ವೇಳೆ ನಿಮ್ಮ ಒಟ್ಟು ತೆರಿಗೆಗೊಳಪಡುವ ಆದಾಯ, ತೆರಿಗೆ ಮಿತಿ ಮೀರಿರದಿದ್ದರೆ ಇಂತಹ ಫಾರಂ ಸಲ್ಲಿಸಬಹುದು. ತೆರಿಗೆಗೊಳಪಡುವ ಆದಾಯಕ್ಕಿಂತ ಹೆಚ್ಚಿನ ಬಡ್ಡಿ ಆದಾಯ ಇದ್ದ ಸಂದರ್ಭದಲ್ಲಿ ಬ್ಯಾಂಕ್‌ಗಳು ಇಂತಹ ಫಾರಂ ಅನ್ನು ತಿರಸ್ಕರಿಸಬಹುದು. ಕಾರಣ ತೆರಿಗೆಗೊಳಪಡುವ ಮಿತಿಗಿಂತ ಅಧಿಕ ಆದಾಯ ಇದ್ದಾಗ ಸಹಜವಾಗಿ ತೆರಿಗೆ ಅನ್ವಯವಾಗುತ್ತದೆ ಎಂಬುದೇ ಇದಕ್ಕೆ ಕಾರಣ.

ತೆರಿಗೆಗೊಳಪಡುವ ಆದಾಯ ₹3 ಲಕ್ಷ ಮೀರಿದಾಗ ರಿಟರ್ನ್ಸ್ ಸಲ್ಲಿಸಿ ಹಾಗೂ ನಿಮಗೆ ಲಭ್ಯವಿರುವ ವಿನಾಯಿತಿ ಪಡೆಯಿರಿ. ಇದರ ಅರ್ಥ ತೆರಿಗೆ ಅನ್ವಯವಾಗುತ್ತದೆ ಎಂಬ ಕಾರಣಕ್ಕಲ್ಲ. ಆದರೆ, ಅದು ನಮ್ಮ ಆದಾಯ ವಿವರ ಸಲ್ಲಿಕೆಯ ಕರ್ತವ್ಯದ ಭಾಗವಾಗಿ ಅಷ್ಟೇ.

ನೀವು ಈಗಾಗಲೇ ಮೂಲ ವಿನಾಯಿತಿ ಮಿತಿಯೊಳಗೆ ಬರುವ ಕಾರಣ ನಿಮಗೆ ತೆರಿಗೆ ಬರುವುದಿಲ್ಲ ಹಾಗೂ ರಿಟರ್ನ್ಸ್ ಸಲ್ಲಿಸುವ ಅಗತ್ಯ ಇಲ್ಲ. ಹಿರಿಯ ನಾಗರಿಕರಿಗೆ, ಹೊಸ ಹಾಗೂ ಹಳೆಯ ತೆರಿಗೆ ಪದ್ಧತಿಯಡಿ ಈ ಮಿತಿ ₹3 ಲಕ್ಷ ಇದೆ. ಒಂದು ವೇಳೆ ಈ ಫಾರಂ 15ಎಚ್ ಅನ್ನು ಪ್ರತಿವರ್ಷ ಸಲ್ಲಿಸದಿದ್ದಲ್ಲಿ ಬ್ಯಾಂಕ್‌ಗಳು ತೆರಿಗೆ ಕಡಿತ ಮಾಡಿ ತೆರಿಗೆಯನ್ನು ನಿಮ್ಮ ಪ್ಯಾನ್ ಸಂಖ್ಯೆಯಡಿ ಸರ್ಕಾರಕ್ಕೆ ಪಾವತಿಸುತ್ತವೆ. ಯಾವುದೇ ಕಾರಣಕ್ಕೆ ಹೆಚ್ಚುವರಿ ಕಡಿತವಾದ ತೆರಿಗೆಯನ್ನು ರಿಫಂಡ್ ಪಡೆದುಕೊಳ್ಳಬಹುದು.

ಹಣಕಾಸು, ತೆರಿಗೆ ಸಮಸ್ಯೆಗೆ ಪರಿಹಾರ

ಹಣಕಾಸಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಪತ್ರದಲ್ಲಿ (ದೂರವಾಣಿ ಸಂಖ್ಯೆ ಸಹಿತ) ಬರೆದು ಕಳುಹಿಸಿ. ವಿಳಾಸ: ಪ್ರಶ್ನೋತ್ತರ, ವಾಣಿಜ್ಯ ವಿಭಾಗ, ಪ್ರಜಾವಾಣಿ, ನಂ.75, ಮಹಾತ್ಮ ಗಾಂಧಿ ರಸ್ತೆ, ಬೆಂಗಳೂರು–560001

ಇ–ಮೇಲ್:businessdesk@prajavani.co.in

ರಾಧಿಕಾ ಸೇನ್‌ಗೆ ವಿಶ್ವಸಂಸ್ಥೆಯ ವಾರ್ಷಿಕ ಪ್ರಶಸ್ತಿ

ವಿಶ್ವಸಂಸ್ಥೆ (ಪಿಟಿಐ): ಸೇನೆಯಲ್ಲಿ ಲಿಂಗ ಸಮಾನತೆಯನ್ನು ಪ್ರತಿಪಾದಿಸುವ ಪ್ರಮುಖರಿಗೆ ವಿಶ್ವಸಂಸ್ಥೆ ನೀಡಲಿರುವ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿಯ 2023ನೇ ಸಾಲಿಗೆ ಭಾರತದ ಮೇಜರ್ ರಾಧಿಕಾ ಸೇನ್ ಅವರು ಆಯ್ಕೆಯಾಗಿದ್ದಾರೆ.

ರಾಧಿಕಾ ಸೇನ್ ಅವರು ಪ್ರಸ್ತುತ ಕಾಂಗೊದಲ್ಲಿ ವಿಶ್ವಸಂಸ್ಥೆಯ ಸೇವಾ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ವಿಶ್ವಸಂಸ್ಥೆಯ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ ಅವರು ಸೇನ್ ಅವರನ್ನು, 'ನಿಜವಾದ ಮಾದರಿ ನಾಯಕಿ' ಎಂದು ಬಣ್ಣಿಸಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಮೇ 30ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಕಾಂಗೊದಲ್ಲಿ ಇಂಡಿಯನ್ ರ‍್ಯಾಪಿಡ್ ಡಿಪ್ಲಾಯ್‌ಮೆಂಟ್ ಬೆಟಾಲಿಯನ್ (ಐಎನ್‌ಡಿಆರ್‌ಡಿಬಿ) ಕಮಾಂಡರ್ ಆಗಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

'ದಾಳಿ ದುರಂತಮಯ ಪ್ರಮಾದ'

ರಫಾ ಮೇಲೆ ಸೋಮವಾರ ನಡೆದ ದಾಳಿ ಬಗ್ಗೆ ಇಸ್ರೇಲ್ ಪ್ರಧಾನಿ ಪ್ರತಿಕ್ರಿಯೆ

ಟೆಲ್ ಅವಿವ್ (ಎ.ಪಿ): ಗಾಜಾದ ದಕ್ಷಿಣ ಭಾಗದ ನಗರ ರಫಾವನ್ನು ಗುರಿಯಾಗಿಸಿ ಸೋಮವಾರ ಇಸ್ರೇಲ್‌ನ ಸೇನೆಯು ನಡೆಸಿದ ವಾಯುದಾಳಿಯು 'ದುರಂತಮಯ ಪ್ರಮಾದ' ಎಂದು ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸೋಮವಾರ ಹೇಳಿದ್ದಾರೆ.

ಇಸ್ರೇಲ್ ಸೇನೆಯ ದಾಳಿಯಿಂದಾಗಿ ಪ್ಯಾಲೆಸ್ಟೀನಿಯರು ಆಶ್ರಯ ಪಡೆದಿದ್ದ ಶಿಬಿರಗಳಿಗೆ ಬೆಂಕಿ ಹೊತ್ತಿಕೊಂಡಿತ್ತು. ಹಲವರು ನಿರಾಶ್ರಿತರಾಗಿದ್ದರು. 45 ಮಂದಿ ಮೃತಪಟ್ಟಿದ್ದರು.

'ಈ ದಾಳಿಯಿಂದಾಗಿ ಇಸ್ರೇಲ್ ವಿರುದ್ಧ ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ಈಗಾಗಲೇ ಹಮಾಸ್ ವಿರುದ್ಧದ ಯುದ್ಧಕ್ಕೆ ಟೀಕೆಗೆ ಗುರಿಯಾಗಿದ್ದೇವೆ. ನಾಗರಿಕರ ಸಾವಿಗೆ ಕಾರಣವಾಗಿದ್ದ ಸೋಮವಾರದ ದಾಳಿಗೆ ಆಪ್ತರಾಷ್ಟ್ರಗಳೂ ಅಸಮಾಧಾನ ವ್ಯಕ್ತಪಡಿಸಿವೆ' ಎಂದು ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಅಂತರರಾಷ್ಟ್ರೀಯ ಕಾಯ್ದೆಗೆ ಬದ್ಧವಿರುವುದಾಗಿ ಇಸ್ರೇಲ್ ಹೇಳುತ್ತಿದೆ. ಆದರೂ ಅದರ ಹಲವು ನಡೆಗಳು ವಿಶ್ವದ ಉನ್ನತ ಕೋರ್ಟ್‌ಗಳಲ್ಲಿ ವಿಚಾರಣೆಯ ಹಂತದಲ್ಲಿವೆ.



ರಫಾ ನಗರದ ಮೇಲೆ ಇಸ್ರೇಲ್ ಸೇನೆಯ ದಾಳಿ ಹಿನ್ನೆಲೆಯಲ್ಲಿ ಪ್ಯಾಲೆಸ್ಟೀನಿಯರು ಟಲ್ ಅಲ್ ಸುಲ್ತಾನ್ ಪ್ರದೇಶದಿಂದ ಸುರಕ್ಷಿತ ಸ್ಥಳದತ್ತ ಗುಳೆ ಹೊರಟರು —ಎಎಫ್‌ಪಿ ಚಿತ್ರ

ಪ್ರಮಾದ ಯಾವ ಸ್ವರೂಪದ್ದು ಎಂದು ನೆತನ್ಯಾಹು ಹೇಳಿಲ್ಲ. ಇಸ್ರೇಲ್ ಸೇನೆಯು ಆರಂಭದಲ್ಲಿ ಹಮಾಸ್ ನೆಲೆ ಗುರಿಯಾಗಿಸಿ ದಾಳಿ ನಡೆಸಿದ್ದಾಗಿ ಹೇಳಿತ್ತು. ದಾಳಿಯ ವಿವರಗಳು ಬಯಲಾಗುತ್ತಿದ್ದಂತೆ, ನಾಗರಿಕರ ಸಾವಿಗೆ ಸಂಬಂಧಿಸಿದಂತೆ ತನಿಖೆ ನಡೆಸುವುದಾಗಿ ಇಸ್ರೇಲ್‌ನ ಸೇನೆಯು ತಿಳಿಸಿತ್ತು.

ಸೋಮವಾರದ ದಾಳಿ ಕುರಿತು ಹೇಳಿಕೆ ನೀಡಿರುವ ಇಸ್ರೇಲ್ ಸೇನೆಯ ವಕ್ತಾರ ಅಡ್ಮಿರಲ್ ಡೇನಿಯಲ್ ಹಗರಿ ಅವರು, 'ವಾಯುದಾಳಿಗೆ 17 ಕೆ.ಜಿ. ತೂಕದ ಎರಡು ಶಸ್ತ್ರಾಸ್ತ್ರಗಳನ್ನಷ್ಟೆ ಬಳಸಿದ್ದು, ನಂತರ ಆದ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿರಬಹುದು' ಎಂದು ತಿಳಿಸಿದ್ದಾರೆ.

ದಾಳಿ ನಡೆಸಿದ ಸ್ಥಳದಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಡಲಾಗಿತ್ತೆ ಎಂಬ ಸಾಧ್ಯತೆ ಕುರಿತು ಸೇನೆಯು ಪರಿಶೀಲನೆ ನಡೆಸಿದೆ ಎಂದು ತಿಳಿಸಿದ್ದಾರೆ.

ಎರಡು ಬಾರಿ ಪರ್ವತಾರೋಹಣ ಇತಿಹಾಸ ಸೃಷ್ಟಿಸಿದ ಸತ್ಯದೀಪ್

ಕಠ್ಮಂಡು: ಭಾರತೀಯ ಪರ್ವತಾರೋಹಿ ಸತ್ಯದೀಪ್ ಗುಪ್ತಾ ಅವರು ಒಂದು ಋತುಮಾನದಲ್ಲಿ ಎರಡು ಬಾರಿಗೆ ಮೌಂಟ್ ಎವರೆಸ್ಟ್ ಮತ್ತು ಮೌಂಟ್ ಲೋಟ್ಸೆ ಪರ್ವತಗಳನ್ನು ಏರುವ ಮೂಲಕ ಇತಿಹಾಸ ಬರೆದಿದ್ದಾರೆ. ಅಲ್ಲದೇ ಅವರು ಎರಡೂ ಪರ್ವತಗಳನ್ನು 11 ಗಂಟೆ 15 ನಿಮಿಷಗಳಲ್ಲಿ ಏರಿದ ಪ್ರಥಮ ಭಾರತೀಯ ಎಂಬ ಹೆಗ್ಗಳಿಕೆಗೂ ಭಾಜನರಾಗಿದ್ದಾರೆ.




ಸತ್ಯದೀಪ್ ಗುಪ್ತಾ

ಗುಪ್ತಾ ಅವರು 8,516 ಮೀಟರ್ ಎತ್ತರದ ಮೌಂಟ್ ಲೋಟ್ಸೆ ಪರ್ವತವನ್ನು ಸೋಮವಾರ ಮಧ್ಯಾಹ್ನ 12 ಗಂಟೆಗೆ ಏರಿದ್ದರು. 8,849 ಮೀಟರ್ ಎತ್ತರದ ಮೌಂಟ್ ಎವರೆಸ್ಟ್ ಪರ್ವತವನ್ನು ಅದೇ ದಿನ ಮಧ್ಯರಾತ್ರಿ 12:45ಕ್ಕೆ ಏರಿದ್ದರು ಎಂದು ಪರ್ವತಾರೋಹಣ ಆಯೋಜಿಸುವ 'ಪಯನಿಯರ್ ಅಡ್ವೆಂಚರ್ ಎಕ್ಸ್‌ಪೆಡಿಷನ್' ಸಂಸ್ಥೆ ಹೇಳಿದೆ.

ಮಾರ್ಗದರ್ಶಕರಾದ ಪಸ್ತೆಂಬ ಶೆರ್ಪಾ ಮತ್ತು ನಿಮಾ ಉಂಗ್ದಿ ಶೆರ್ಪಾ ಅವರು ಜತೆಗೂಡಿದ್ದರು.

ಗುಪ್ತಾ ಅವರು ಇದಕ್ಕೂ ಮೊದಲು ಮೇ 21ರಂದು ಮೌಂಟ್ ಎವರೆಸ್ಟ್ ಮತ್ತು ಮೇ 22ರಂದು ಮೌಂಟ್ ಲೋಟ್ಸೆ ಏರಿದ್ದರು. ಎರಡೂ ಪರ್ವತಗಳನ್ನು ಒಂದರ ನಂತರ ಮತ್ತೊಂದು ಏರಿದ ಮೊದಲ ಪರ್ವತಾರೋಹಿ ಎಂಬ ಹೆಗ್ಗಳಿಕೆ ಇವರದ್ದು.

'ಒಪ್ಪಂದ ಮುರಿದಿದ್ದು ನಾವೇ'



ಲಾಹೋರ್ (ಪಿಟಿಐ): 'ಭಾರತದ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ತಾವು 1999ರಲ್ಲಿ ಮಾಡಿಕೊಂಡಿದ್ದ ಒಪ್ಪಂದವನ್ನು ಪಾಕಿಸ್ತಾನವೇ ಮುರಿಯಿತು' ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಮಂಗಳವಾರ ಹೇಳಿದ್ದಾರೆ.

'1998ರ ಮೇ 28ರಂದು ಪಾಕಿಸ್ತಾನ ಐದು ಅಣ್ವಸ್ತ್ರ ಪರೀಕ್ಷೆಗಳನ್ನು ನಡೆಸಿತು. ಅದಾದ ಮೇಲೆ ವಾಜಪೇಯಿ ಸಾಹೇಬರು ಇಲ್ಲಿಗೆ ಬಂದು, ನಮ್ಮ ಜತೆ ಒಪ್ಪಂದ ಮಾಡಿಕೊಂಡರು. ಆ ಒಪ್ಪಂದವನ್ನು ನಾವೇ ಮುರಿದೆವು. ಅದು ನಮ್ಮದೇ ತಪ್ಪು' ಎಂದು ಅವರು ಆಡಳಿತಾರೂಢ ಪಾಕಿಸ್ತಾನ್ ಮುಸ್ಲಿಂ ಲೀಗ್– ನವಾಜ್ (ಪಿಎಂಎಲ್– ಎನ್) ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾಡಿದ ಭಾಷಣದಲ್ಲಿ ತಿಳಿಸಿದ್ದಾರೆ.

ಉಭಯ ದೇಶಗಳ ನಡುವೆ ಶಾಂತಿ, ಸೌಹಾರ್ದ ಸ್ಥಾಪಿಸಲು 1999ರಲ್ಲಿ ಲಾಹೋರ್ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಪಾಕಿಸ್ತಾನದ ಆಗಿನ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ನಿರ್ಧಾರದಿಂದಾಗಿ ಕೆಲವೇ ತಿಂಗಳುಗಳನಂತರ ಕಾರ್ಗಿಲ್ ಯುದ್ಧ ನಡೆಯುವ ಪರಿಸ್ಥಿತಿಯನ್ನು ಪಾಕ್ ಸೃಷ್ಟಿಸಿತು ಎಂದು ನೆನಪಿಸಿಕೊಂಡಿದ್ದಾರೆ.

ಪಾಕಿಸ್ತಾನವು ಮೊದಲ ಅಣ್ವಸ್ತ್ರ ಪರೀಕ್ಷೆ ನಡೆಸಿ 26 ವರ್ಷಗಳಾದ ಸಂದರ್ಭದಲ್ಲಿ ಅವರು ಈ ರೀತಿ ಮಾತನಾಡಿದ್ದಾರೆ.

ಪಿಎಂಎಲ್–ಎನ್ ಅಧ್ಯಕ್ಷರಾಗಿ ನವಾಜ್: ಪಾಕಿಸ್ತಾನದ ಆಡಳಿತಾರೂಢ ಪಾಕಿಸ್ತಾನ್ ಮುಸ್ಲಿಂ ಲೀಗ್– ನವಾಜ್ (ಪಿಎಂಎಲ್– ಎನ್) ಪಕ್ಷದ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ಅವಿರೋಧವಾಗಿ ಮಂಗಳವಾರ ಆಯ್ಕೆ ಆಗಿದ್ದಾರೆ.

ಪನಾಮ ಪೇಪರ್ ಹಗರಣಕ್ಕೆ ಸಂಧಿಸಿದಂತೆ ಆದೇಶ ನೀಡಿದ್ದ ಅಲ್ಲಿಯ ಸುಪ್ರೀಂ ಕೋರ್ಟ್, ನವಾಜ್ ಅವರಿಗೆ ಆ ಹುದ್ದೆಯಿಂದ ತೊರೆಯುವಂತೆ ಸೂಚಿಸಿತ್ತು.

ಆರು ವರ್ಷಗಳ ನಂತರ ಇದೀಗ ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ.

ದಲಿತ ಯುವತಿ ಶಂಕಾಸ್ಪದ ಸಾವು

ವರ್ಷದ ಹಿಂದೆ ಸೋದರ, ಶನಿವಾರ ಸಂಬಂಧಿ ಕೊಲೆ • ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಸಾಗರ್, ಮಧ್ಯಪ್ರದೇಶ (ಪಿಟಿಐ): ಕಿರುಕುಳ ಪ್ರಕರಣದಲ್ಲಿ ರಾಜಿಯಾಗುವಂತೆ ಒತ್ತಡ ಹೇರಲು, ಕೆಲ ಅಪರಿಚಿತರು ಸೋದರನನ್ನು ಹತ್ಯೆ ಮಾಡಿದ್ದಾರೆ ಎಂದು ದೂರು ನೀಡಿದ್ದ ದಲಿತ ಯುವತಿ ಅಂಜನಾ ಅಹಿರ್‌ವಾರ್ ಮಂಗಳವಾರ ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.

ಇದರೊಂದಿಗೆ ಯುವತಿ ಸೇರಿದಂತೆ ಆ ಕುಟುಂಬದ ಮೂವರು ಒಂದು ವರ್ಷದಲ್ಲಿ ಮೃತಪಟ್ಟಂತಾಗಿದೆ. ವರ್ಷದ ಹಿಂದೆ ಯುವತಿ ಸಹೋದರ ನಿತಿನ್‌ನನ್ನು ಅಪರಿಚಿತರು ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಆ ಬಗ್ಗೆ ಯುವತಿ ದೂರು ನೀಡಿದ್ದು ತನಿಖೆ ನಡೆಯುತ್ತಿದೆ. ಖುರೈ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದ್ದ ಘರ್ಷಣೆಯಲ್ಲಿ ಸಂಬಂಧಿ ರಾಜೇಂದ್ರ ಹಲ್ಲೆಗೀಡಾಗಿ ಮೃತಪಟ್ಟಿದ್ದರು.

ಯುವತಿ ಸಾವಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು, ಗೃಹ ಖಾತೆಯನ್ನೂ ಹೊಂದಿರುವ ಸಿ.ಎಂ ಮೋಹನ್ ಯಾದವ್ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಂತ ಸ್ಥಿತಿ ಸಾಗರ್ ಅಷ್ಟೇ ಅಲ್ಲ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿದೆ. ಕಾನೂನು ಸುವ್ಯವಸ್ಥೆ ಇಲ್ಲಿ ನಗೆಪಾಟಲಾಗಿದೆ. ಕ್ರಿಮಿನಲ್‌ಗಳಿಗೆ ಪೂರಕವಾದ ವಾತಾವರಣವಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಿತು ಪಟ್ವಾರಿ ಅವರು ಟೀಕಿಸಿದ್ದಾರೆ.

'ಅಂಜನಾ ಅವರ ಸಹೋದರನ ಹತ್ಯೆಯಾಗಿತ್ತು. ಕುಟುಂಬಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ. ಈಗ ದಲಿತ ಯುವತಿಯೂ ಶಂಕಾಸ್ಪದವಾಗಿ ಸತ್ತಿದ್ದಾರೆ' ಎಂದು ಪಟ್ವಾರಿ ಅವರು ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆಯ ಮಂಗಳವಾರ ತನ್ನ ಮಾವನ ಶವ ಒಯ್ಯುತ್ತಿದ್ದಾಗ ಆಂಬುಲೆನ್ಸ್‌ನಿಂದ ಬಿದ್ದು ಯುವತಿ ಸತ್ತಿದ್ದಾರೆ. ಕುಟುಂಬದವರು ಆಗ ಜೊತೆಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಶನಿವಾರ ರಾಜೇಂದ್ರ ಅಹಿರವಾರ್ ಅವರ ಮೇಲೆ ಕೆಲವರು ತೀವ್ರ ಹಲ್ಲೆ ನಡೆಸಿ ಕೊಂದಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಸಿನ್ಹಾ ತಿಳಿಸಿದ್ದಾರೆ.

ರಾಜಿ ಆಗುವಂತೆ ಒತ್ತಡ ಹೇರುವ ಕ್ರಮವಾಗಿ ರಾಜೇಂದ್ರ ಅಹಿರ್‌ವಾರ್ ಅವರ ಕೊಲೆ ಆಗಿದೆಯೇ ಎಂಬ ಪ್ರಶ್ನೆಗೆ ತನಿಖೆಯಿಂದ ಇದಕ್ಕೆ ಉತ್ತರ ಸಿಗಬೇಕಾಗಿದೆ ಎಂದರು. ನಿತಿನ್ ಕೊಲೆ ಪ್ರಕರಣದಲ್ಲಿ ರಾಜೇಂದ್ರ ಸಾಕ್ಷಿಯಾಗಿದ್ದರು.

> **ದಲಿತರು, ಪರಿಶಿಷ್ಟರು, ಹಿಂದುಳಿದವರು ಘನತೆಯಿಂದ ಬದುಕುವುದು ಬಿಜೆಪಿಯವರಿಗೆ ಬೇಕಾಗಿಲ್ಲ. ಅವರಿಗೆ ನೊಂದವರ ಧ್ವನಿ ಕೇಳುವುದಿಲ್ಲ. ಆರೋಪಿಗಳನ್ನೇ ರಕ್ಷಿಸಲಾಗುತ್ತದೆ.**
> **ಪ್ರಿಯಾಂಕಾ ಗಾಂಧಿ,** ಕಾಂಗ್ರೆಸ್ ನಾಯಕಿ

> **ದಲಿತ ಯುವತಿ ಸಾವಿನ ಕಾರಣ ಸಾಗರ್ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಎತ್ತಂಗಡಿ ಮಾಡಬೇಕು. ಕುಟುಂಬಕ್ಕೆ ನ್ಯಾಯ ಒದಗಿಸಬೇಕು.**
> **ದಿಗ್ವಿಜಯ್ ಸಿಂಗ್**
> ಕಾಂಗ್ರೆಸ್ ನಾಯಕ

> **ಮೋದಿ ಅವರು ನೆಲದ ಕಾನೂನುಗಳಿಗೆ ಅಂತ್ಯ ಹಾಡಿದ್ದಾರೆ. ದಮನಕಾರಿ ಪ್ರವೃತ್ತಿಯ ವಿರುದ್ಧ ಅತಿ ದುರ್ಬಲ ವ್ಯಕ್ತಿಯು ಧ್ವನಿ ಎತ್ತುವಂತಹ ವ್ಯವಸ್ಥೆಯನ್ನು ನಾವು ರೂಪಿಸಲಿದ್ದೇವೆ**
> **ರಾಹುಲ್ ಗಾಂಧಿ,** ಕಾಂಗ್ರೆಸ್ ನಾಯಕ

ವ್ಯಕ್ತಿ ಅಪಹರಣ, ಮೂತ್ರ ಕುಡಿಸಿದ ಗುಂಪು

ಗುನಾ(ಮಧ್ಯಪ್ರದೇಶ) (ಪಿಟಿಐ): ವಿವಾದವೊಂದಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ವ್ಯಕ್ತಿಯನ್ನು ಗುಂಪೊಂದು ಅಪಹರಿಸಿ, ಆತನನ್ನು ನೆರೆಯ ರಾಜಸ್ಥಾನಕ್ಕೆ ಕರೆದೊಯ್ದಿದೆ. ವ್ಯಕ್ತಿಗೆ ಬಲವಂತದಿಂದ ಮೂತ್ರ ಕುಡಿಸಿರುವ ಗುಂಪು, ಮಹಿಳೆಯ ಉಡುಗೆ ತೊಡಿಸಿ ಆತನ ಮೆರವಣಿಗೆ ಮಾಡಿದೆ ಎನ್ನಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಗಳು ವ್ಯಕ್ತಿಯ ತಲೆ ಬೋಳಿಸಿದ್ದಲ್ಲದೇ, ಆತನಿಗೆ ಶೂಗಳ ಹಾರ ಹಾಕಿದ್ದರು ಎನ್ನಲಾಗಿದೆ. ಮೇ 22ರಂದು ರಾಜಸ್ಥಾನದಲ್ಲಿ ಈ ಘಟನೆ ನಡೆದಿದೆ. ಆದರೆ, ವ್ಯಕ್ತಿಯನ್ನು ಗುನಾ ಜಿಲ್ಲೆಯಿಂದ ಅಪಹರಣ ಮಾಡಿರುವ ಕಾರಣ, ಇಲ್ಲಿನ ಫತೇಹಗಢ ಪೊಲೀಸ್ ಠಾಣೆಯಲ್ಲಿ 7 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಪಿ ಸಂಜೀವ್ ಸಿನ್ಹಾ ಹೇಳಿದ್ದಾರೆ.

ವ್ಯಕ್ತಿಗೆ ನೀಡಲಾಗಿದೆ ಎನ್ನಲಾದ ಚಿತ್ರಹಿಂಸೆಯ ವಿಡಿಯೊ ಚಿತ್ರೀಕರಣ ಮಾಡಿರುವ ಆರೋಪಿಗಳು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ, ₹25 ಲಕ್ಷ ನೀಡುವಂತೆ ಆತನಿಗೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ. '10–12 ಜನರಿದ್ದ ಗುಂಪು ವ್ಯಕ್ತಿಯನ್ನು ಅಪಹರಿಸಿ, ರಾಜಸ್ಥಾನದ ಝುಲ್ವಾರ ಹಾಗೂ ಪಟನ್ ಎಂಬಲ್ಲಿಗೆ ಜೀಪ್‌ನಲ್ಲಿ ಕರೆದೊಯ್ದು ಈ ಕೃತ್ಯ ಎಸಗಿದೆ ಎನ್ನಲಾಗಿದೆ' ಎಂದು ಫತೇಹಗಢ ಠಾಣೆ ಪೊಲೀಸ್ ಅಧಿಕಾರಿ ಕೃಪಾಲ್ ಸಿಂಗ್ ಹೇಳಿದ್ದಾರೆ.

ಸಿಜೆಐ ಮುಂದೆ ಕೇಜ್ರಿವಾಲ್ ಅರ್ಜಿ

ಮಧ್ಯಂತರ ಜಾಮೀನು ವಿಸ್ತರಿಸಲು ಕೋರ್ಟ್‌ಗೆ ಮನವಿ



ಅರವಿಂದ ಕೇಜ್ರಿವಾಲ್

ನವದೆಹಲಿ (ಪಿಟಿಐ): ಮಧ್ಯಂತರ ಜಾಮೀನಿನ ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸಬೇಕು ಎಂದು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಎತ್ತಿಕೊಳ್ಳುವ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ತೀರ್ಮಾನಿಸಲಿದ್ದಾರೆ.

ಕೇಜ್ರಿವಾಲ್ ಅವರ ಮಧ್ಯಂತರ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳುವ ಪ್ರಕರಣಗಳ ಪಟ್ಟಿಗೆ ಸೇರಿಸಲು ರಜಾಕಾಲದ ಪೀಠವು ನಿರಾಕರಿಸಿತು. ನ್ಯಾಯಮೂರ್ತಿಗಳಾದ ಜೆ.ಕೆ. ಮಾಹೇಶ್ವರಿ ಮತ್ತು ಕೆ.ವಿ. ವಿಶ್ವನಾಥನ್ ಅವರು ಈ ಪೀಠದಲ್ಲಿ ಇದ್ದಾರೆ.

ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಪೀಠದಲ್ಲಿ ಇದ್ದ ನ್ಯಾಯಮೂರ್ತಿ ದೀಪಾಂಕರ್ ದತ್ತ ಅವರು ಹಿಂದಿನ ವಾರ ರಜಾಕಾಲದ ಪೀಠದಲ್ಲಿ ಇದ್ದಾಗ ಈ ಅರ್ಜಿಯನ್ನು ಪ್ರಸ್ತಾಪಿಸದೆ ಇದ್ದುದು ಏಕೆ ಎಂದು ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಸಿಂಘ್ವಿ ಅವರನ್ನು ಪೀಠವು ಮಂಗಳವಾರ ಪ್ರಶ್ನಿಸಿತು.

ವೈದ್ಯರು ಎರಡು ದಿನಗಳ ಹಿಂದಷ್ಟೇ ವೈದ್ಯಕೀಯ ಪರೀಕ್ಷೆಗಳ ಬಗ್ಗೆ ತಿಳಿಸಿದ್ದಾರೆ. ಹೀಗಾಗಿ ಈ ಅರ್ಜಿಯನ್ನು ನ್ಯಾಯಮೂರ್ತಿ ದತ್ತ ಅವರು ಇದ್ದ ರಜಾಕಾಲದ ಪೀಠದ ಎದುರು ಪ್ರಸ್ತಾಪಿಸಲು ಆಗಲಿಲ್ಲ ಎಂದು ಸಿಂಘ್ವಿ ಹೇಳಿದರು.

'ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿದ ವಿಭಾಗೀಯ ಪೀಠವು, ಮುಖ್ಯ ಅರ್ಜಿಗೆ ಸಂಬಂಧಿಸಿದ ತೀರ್ಪನ್ನು ಕಾಯ್ದಿರಿಸಿರುವ ಕಾರಣ, ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಲು ಕೋರಿರುವ ಅರ್ಜಿಯನ್ನು ಸಿಜೆಐ ಮುಂದೆ ಇರಿಸುವುದು ಸೂಕ್ತವಾಗುತ್ತದೆ' ಎಂದು ಪೀಠವು ಮಂಗಳವಾರದ ಆದೇಶದಲ್ಲಿ ಹೇಳಿದೆ.

ತಾವು ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಬೇಕಿರುವ ಕಾರಣ, ಮಧ್ಯಂತರ ಜಾಮೀನಿನ ಅವಧಿಯನ್ನು ವಿಸ್ತರಿಸಬೇಕು ಎಂದು ಕೋರಿ ಕೇಜ್ರಿವಾಲ್ ಅವರು ಅರ್ಜಿ ಸಲ್ಲಿಸಿದ್ದಾರೆ. ಜೂನ್ 2ರ ಬದಲು ಜೂನ್ 9ಕ್ಕೆ ಜೈಲಿಗೆ ಮರಳಲು ಅವಕಾಶ ಕಲ್ಪಿಸಬೇಕು ಎಂದು ಅವರು ಕೋರಿದ್ದಾರೆ.

ಪೂರಕ ದೋಷಾರೋಪ ಪಟ್ಟಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಅಬಕಾರಿ ನೀತಿಗೆ ಸಂಬಂಧಿಸಿದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಪೂರಕ ದೋಷಾರೋಪಪಟ್ಟಿಯನ್ನು ಪರಿಗಣನೆಗೆ ತೆಗೆದುಕೊಳ್ಳಬೇಕೇ ಎಂಬ ಕುರಿತ ಆದೇಶವನ್ನು ದೆಹಲಿಯ ನ್ಯಾಯಾಲಯವೊಂದು ಕಾಯ್ದಿರಿಸಿದೆ. ಆದೇಶವನ್ನು ಜೂನ್ 4ಕ್ಕೆ ನೀಡಲಿದೆ.

ಇ.ಡಿ ವಕೀಲರ ವಾದವನ್ನು ಆಲಿಸಿದ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಆದೇಶವನ್ನು ಕಾಯ್ದಿರಿಸಿದರು. ಕೇಜ್ರಿವಾಲ್ ಅವರ ವಿರುದ್ಧ ಕ್ರಮ ಜರುಗಿಸಲು ಅಗತ್ಯ ಪುರಾವೆಗಳು ಇವೆ ಎಂದು ಇ.ಡಿ. ಹೇಳಿದೆ. ದೋಷಾರೋಪ ಪಟ್ಟಿಯಲ್ಲಿ ಆಮ್ ಆದ್ಮಿ ಪಕ್ಷವನ್ನೂ ಆರೋಪಿ ಎಂದು ಹೆಸರಿಸಲಾಗಿದೆ.

ಕನ್ಯಾಕುಮಾರಿ: ಇದೇ 31ರಂದು ಮೋದಿ ಧ್ಯಾನ

ಪ್ರಜಾವಾಣಿ ವಾರ್ತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಶಿಲಾ ಸ್ಮಾರಕದಲ್ಲಿ ಇದೇ 31ರಂದು ಧ್ಯಾನ ಮಾಡಲಿದ್ದಾರೆ.

ಲೋಕಸಭಾ ಚುನಾವಣೆಯ ಕೊನೆ ಹಂತದ ಮತದಾನ ಜೂನ್ 1ರಂದು ನಡೆಯಲಿದ್ದು, ಅದಕ್ಕೂ ಮುನ್ನಾ ದಿನ ಧ್ಯಾನ ಕೈಗೊಳ್ಳುವ ಪ್ರಧಾನಿ ಮೋದಿ ಅವರ ಈ ನಡೆಯು ರಾಷ್ಟ್ರೀಯ ಏಕತೆಯ ಸಂದೇಶ ರವಾನಿಸಲಿದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಮೋದಿ ಅವರು ಮೇ 30ರಂದು ಕನ್ಯಾಕುಮಾರಿಗೆ ಭೇಟಿ ನೀಡಲಿದ್ದು, 2–3 ದಿನ ಕಳೆಯಲಿದ್ದಾರೆ.

ಸ್ವಾಮಿ ವಿವೇಕಾನಂದ ಅವರು ಧ್ಯಾನ ಕೈಗೊಂಡಿದ್ದ ಸ್ಥಳ 'ಧ್ಯಾನ ಮಂಟಪಂ'ನಲ್ಲಿಯೇ ಮೋದಿ ಅವರು ಈ ಭೇಟಿ ವೇಳೆ ಧ್ಯಾನ ಕೈಗೊಳ್ಳುವರು.

2019ರ ಮೇನಲ್ಲಿ ಲೋಕಸಭಾ ಚುನಾವಣೆ ಮುಗಿದ ನಂತರ ಮೋದಿ ಅವರು ಕೇದಾರನಾಥಕ್ಕೆ ಭೇಟಿ ನೀಡಿ, ರುದ್ರ ಗುಹೆಯಲ್ಲಿ ಧ್ಯಾನ ಮಾಡಿದ್ದರು..

ಕೇಜ್ರಿವಾಲ್‌ಗೆ ಸಮನ್ಸ್ ಜಾರಿಗೆ ಕೋರ್ಟ್ ನಕಾರ

ನವದೆಹಲಿ(ಪಿಟಿಐ): ಬಿಜೆಪಿ ಮುಖಂಡ ಪ್ರವೀಣ್ ಶಂಕರ್ ಕಪೂರ್ ಸಲ್ಲಿಸಿರುವ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆ ಸಂದರ್ಭದಲ್ಲಿ ಖುದ್ದು ಹಾಜರಿರುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸೂಚಿಸಲು ದೆಹಲಿಯ ನ್ಯಾಯಾಲಯವೊಂದು ನಿರಾಕರಿಸಿದೆ.

ಬಿಜೆಪಿಯನ್ನು ಸೇರಲು ಎಎಪಿ ಮುಖಂಡರಿಗೆ ಹಣದ ಆಮಿಷ ಒಡ್ಡಲಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದು ಮಾನನಷ್ಟಕ್ಕೆ ಸಮ ಎಂದು ಕಪೂರ್ ಅವರು ಆರೋಪಿಸಿದ್ದಾರೆ.

ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ತಾನ್ಯಾ ಬಾಮನಿಯಾಲ್ ಅವರು ಎಎಪಿ ನಾಯಕಿ, ಕೇಜ್ರಿವಾಲ್ ನೇತೃತ್ವದ ಸಂಪುಟದಲ್ಲಿ ಸಚಿವೆಯಾಗಿರುವ ಆತಿಶಿ ಅವರಿಗೆ ಸಮನ್ಸ್ ಜಾರಿಗೆ ಆದೇಶಿಸಿದ್ದಾರೆ. ಈ ಪ್ರಕರಣದಲ್ಲಿ ಆತಿಶಿ ವಿರುದ್ಧ ಮೇಲ್ನೋಟಕ್ಕೆ ಅಗತ್ಯ ಸಾಕ್ಷ್ಯಗಳು ಇವೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಆತಿಶಿ ಅವರು ಜೂನ್ 29ರಂದು ವಿಚಾರಣೆಗೆ ಖುದ್ದಾಗಿ ಹಾಜರಾಗಬೇಕು ಎಂದು ಸೂಚಿಸಿದ್ದಾರೆ. ಬಿಜೆಪಿಯು ಹಣದ ಆಮಿಷ ಒಡ್ಡಿ ಎಎಪಿ ಮುಖಂಡರನ್ನು ತನ್ನತ್ತ ಸೆಳೆಯಲು ಯತ್ನಿಸುತ್ತಿದೆ ಎಂದು ಕೇಜ್ರಿವಾಲ್ ಮತ್ತು ಆತಿಶಿ ಅವರು ಆರೋಪ ಮಾಡಿದ್ದಕ್ಕಾಗಿ ಕಪೂರ್ ಅವರು ಪ್ರಕರಣ ದಾಖಲಿಸಿದ್ದರು.

ಕೇಜ್ರಿವಾಲ್ ಅವರು ತಪ್ಪು ಮಾಡಿದ್ದಾರೆ ಎನ್ನಲು ಮೇಲ್ನೋಟಕ್ಕೆ ಆಧಾರಗಳು ಇಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಕೇಜ್ರಿವಾಲ್ ಮತ್ತು ಆತಿಶಿ ಅವರು ಬಿಜೆಪಿ ವಿರುದ್ಧ ಹೊರಿಸಿರುವ ಆರೋಪಗಳು ಸುಳ್ಳು, ಆರೋಪವನ್ನು ಪುಷ್ಟೀಕರಿಸಲು ಇವರಿಬ್ಬರೂ ಯಾವುದೇ ಆಧಾರ ಒದಗಿಸಿಲ್ಲ ಎಂದು ಕಪೂರ್ ದೂರು ನೀಡಿದ್ದರು.

ವ್ಯವಸ್ಥಾಪಕಿ ಹತ್ಯೆ: ಇಬ್ಬರಿಗೆ ಜೀವಾವಧಿ ಶಿಕ್ಷೆ

ಮುಂಬೈ (ಪಿಟಿಐ): ಸರಣಿ ಸಲೂನ್ ಮಳಿಗೆಗಳನ್ನು ಹೊಂದಿರುವ ಕಂಪನಿಯೊಂದರ 28 ವರ್ಷ ವಯಸ್ಸಿನ ಸಹೋದ್ಯೋಗಿ ಕೃತಿ ವ್ಯಾಸ್ ಎನ್ನುವವರನ್ನು ಹತ್ಯೆ ಮಾಡಿದ್ದ ಇಬ್ಬರಿಗೆ ಇಲ್ಲಿನ ಸೆಷನ್ಸ್ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆ ವಿಧಿಸಿದೆ.

ಕೃತಿ ಅವರ ಮೃತದೇಹವು ಇದುವರೆಗೂ ಪತ್ತೆಯಾಗಿಲ್ಲ. ಸಿದ್ಧೇಶ್ ತಾಮ್ಹಣಕರ್ ಮತ್ತು ಅವರ ಮಹಿಳಾ ಸಹೋದ್ಯೋಗಿ ಶಿಕ್ಷೆಗೆ ಗುರಿಯಾಗಿದ್ದಾರೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ ಈ ಪ್ರಕರಣದ ವಿಚಾರಣೆ ನಡೆಸಿದ್ದರು.

ಸಿದ್ಧೇಶ್ ಮತ್ತು ಅವರ ಮಹಿಳಾ ಸಹೋದ್ಯೋಗಿ ಕೃತಿ ಅವರ ಅಧೀನದಲ್ಲಿ ಕೆಲಸ ಮಾಡುತ್ತಿದ್ದರು. ಕೃತಿ ಅವರು ಹಣಕಾಸು ವ್ಯವಸ್ಥಾಪಕಿ ಆಗಿದ್ದರು.

ಅಪರಾಧಿಗಳಲ್ಲಿ ಒಬ್ಬರಿಗೆ ಸರಿಯಾಗಿ ಕೆಲಸ ಮಾಡದ ಕಾರಣಕ್ಕೆ ಕೃತಿ ಅವರು ಜ್ಞಾಪನಾಪತ್ರ ನೀಡಿದ್ದರು. ಇದಕ್ಕಾಗಿ ಕೃತಿ ಅವರನ್ನು ಹತ್ಯೆ ಮಾಡಲಾಯಿತು ಎಂದು ಆರೋಪಿಸಲಾಗಿತ್ತು. ಸಿದ್ಧೇಶ್ ಮತ್ತು ಅವರ ಮಹಿಳಾ ಸಹೋದ್ಯೋಗಿ ಕೆಲಸ ಕಳೆದುಕೊಂಡಿದ್ದರು, ಅಷ್ಟೇ ಅಲ್ಲ, ತಮ್ಮ ನಡುವಿನ ಸಂಬಂಧವು ಬಹಿರಂಗವಾಗಬಹುದು ಎಂಬ ಭೀತಿಗೆ ಗುರಿಯಾಗಿದ್ದರು.

ಅಪರಾಧಿಗಳ ಪೈಕಿ ಒಬ್ಬರ ಕಾರಿನಲ್ಲಿ ಪತ್ತೆಯಾದ ರಕ್ತದ ಮಾದರಿಯ ಡಿಎನ್‌ಎ ಪರೀಕ್ಷೆ ನಡೆಸಿ, ಅದರ ಆಧಾರದಲ್ಲಿ ಪೊಲೀಸರು ಪ್ರಕರಣವನ್ನು ಭೇದಿಸಿದ್ದರು.

ಕೇರಳ: ಮಳೆ ಸಂಬಂಧಿ ಅವಘಡಗಳಿಂದ ಆರು ಮಂದಿ ಸಾವು

ಮುಂಗಾರುಪೂರ್ವ ಮಳೆಯ ಅಬ್ಬರ

ಪ್ರಜಾವಾಣಿ ವಾರ್ತೆ



ಕೊಚ್ಚಿಯ ಕಳಮಶ್ಶೇರಿಯಲ್ಲಿ ಮಂಗಳವಾರ ಸುರಿದ ಭಾರಿ ಮಳೆಯ ಪರಿಣಾಮವಾಗಿ ಮಲಯಾಳದ ಖ್ಯಾತ ಲೇಖಕಿ ಎಂ. ಲೀಲಾವತಿ ಅವರ ಮನೆಗೆ ನೀರು ನುಗ್ಗಿತ್ತು —ಪಿಟಿಐ ಚಿತ್ರ

ತಿರುವನಂತಪುರ: ಮಂಗಳವಾರ ಸುರಿದ ಮುಂಗಾರುಪೂರ್ವ ಮಳೆಗೆ ಕೊಚ್ಚಿ ನಗರ ಸೇರಿದಂತೆ ಕೇರಳದ ಹಲವು ಪ್ರದೇಶಗಳು ಜಲಾವೃತಗೊಂಡಿವೆ.

ಕೋಟಯಂ ಜಿಲ್ಲೆಯ ಭರಣಂಜಾನಂ ಬಳಿ ಭೂಕುಸಿತ ಸಂಭವಿಸಿದೆ. ಆದರೆ ಜೀವಹಾನಿ ವರದಿಯಾಗಿಲ್ಲ. ಇಲ್ಲಿ ಹಲವು ಮನೆಗಳು ಸಂಪೂರ್ಣವಾಗಿ ನಾಶಗೊಂಡಿವೆ.

ತಿರುವನಂತಪುರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಕಾಸರಗೋಡು, ಆಲಪ್ಪುಳ, ಎರ್ನಾಕುಳಂ ಮತ್ತು ಕೋಟಯಂ ಜಿಲ್ಲೆಗಳಲ್ಲಿ ತಲಾ ಒಬ್ಬರು ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕಳೆದ ವಾರ ಮಳೆಯಿಂದ ಆದ ಅವಘಡಗಳಿಗೆ ತುತ್ತಾಗಿ ಐದು ಮಂದಿ ಮೃತಪಟ್ಟಿದ್ದರು.

ಕೊಚ್ಚಿಯಲ್ಲಿ ಎರಡು ತಾಸು ಸುರಿದ ಭಾರಿ ಮಳೆಯ ಕಾರಣದಿಂದಾಗಿ ಇದ್ದಕ್ಕಿದ್ದಂತೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಯಿತು. ಕೊಚ್ಚಿಯಲ್ಲಿ ಒಂದೂವರೆ ತಾಸಿನ ಅವಧಿಯಲ್ಲಿ ಸರಿಸುಮಾರು 98 ಮಿ.ಮೀ. ಮಳೆಯಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ಪ್ರಮಾಣದ ಮಳೆಗೆ ಮೇಘಸ್ಫೋಟವೇ ಕಾರಣವಿರಬಹುದು ಎಂದಿದ್ದಾರೆ.

ಕಳಮಶ್ಶೇರಿ ಪ್ರದೇಶದಲ್ಲಿ ಸರಿಸುಮಾರು ಇನ್ನೂರು ಮನೆಗಳಿಗೆ ಮಳೆನೀರು ನುಗ್ಗಿದೆ. ಹಲವೆಡೆ ಕಚೇರಿಗಳಲ್ಲಿ ಕೆಲಸಕ್ಕೆ ಅಡ್ಡಿ ಉಂಟಾಯಿತು. ರಾಜ್ಯದ ಹಲವೆಡೆ ರಸ್ತೆಗಳ ಮೇಲೆ ನೀರು ಹೊಳೆಯಂತೆ ಹರಿದ ಕಾರಣಕ್ಕೆ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ರಾಜ್ಯದ ಹಲವೆಡೆ ಕೃಷಿ ಬೆಳೆಗಳಿಗೆ ಹಾನಿ ಉಂಟಾಗಿದೆ.

ಕೋಟಯಂ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ನದಿಗಳು ಉಕ್ಕಿ ಹರಿದ ಪರಿಣಾಮವಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೋಟಯಂ ಮತ್ತು ಇಡುಕ್ಕಿ ಜಿಲ್ಲಾ ಆಡಳಿತವು ಎತ್ತರದ ಘಟ್ಟ ಪ್ರದೇಶಗಳಲ್ಲಿ ಸಂಚಾರಕ್ಕೆ ನಿರ್ಬಂಧಗಳನ್ನು ಹೇರಿವೆ.

ಕೇಂದ್ರ ಹವಾಮಾನ ಇಲಾಖೆಯು ಕೋಟಯಂ ಹಾಗೂ ಎರ್ನಾಕುಳಂ ಜಿಲ್ಲೆಗಳಿಗೆ ಮಂಗಳವಾರ ರೆಡ್ ಅಲರ್ಟ್ ಘೋಷಿಸಿದೆ.

ಶಹಜಹಾನ್ ವಿರುದ್ಧ ಕೊಲೆ ಯತ್ನ ಆರೋಪ ಹೊರಿಸಿದ ಸಿಬಿಐ



ಶಹಜಹಾನ್

ನವದೆಹಲಿ(ಪಿಟಿಐ): ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ತಂಡದ ಮೇಲೆ ನಡೆದಿದ್ದ ಗುಂಪು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಮಾನತುಗೊಂಡಿರುವ ಟಿಎಂಸಿ ಮುಖಂಡ ಶಹಜಹಾನ್ ಶೇಖ್, ಆತನ ಸಹೋದರ ಹಾಗೂ ಇತರ ಐವರ ವಿರುದ್ಧ ಸಿಬಿಐ ಕ್ರಿಮಿನಲ್ ಸಂಚು ಹಾಗೂ ಕೊಲೆ ಯತ್ನದ ಆರೋಪ ಹೊರಿಸಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ ಸಿಬಿಐ ಸೋಮವಾರ ಮೊದಲ ಆರೋಪಪಟ್ಟಿ ಸಲ್ಲಿಸಿದೆ ಎಂದು ಹೇಳಿದ್ದಾರೆ.

ಶಹಜಹಾನ್ ಶೇಖ್, ಅವರ ಸಹೋದರ ಆಲಂಗೀರ್, ಸಹಚರರಾದ ಜಿಯಾಯುದ್ದೀನ್ ಮೊಲ್ಲ, ಮಫುಜರ್ ಮೊಲ್ಲ ಹಾಗೂ ದಿಬರ್‌ಬಕ್ಷ್ ಮೊಲ್ಲ ಸೇರಿದಂತೆ ಏಳು ಜನರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಇವರ ವಿರುದ್ಧ ಐಪಿಸಿ ಸೆಕ್ಷನ್ 120ಬಿ (ಕ್ರಿಮಿನಲ್ ಸಂಚು), 307(ಕೊಲೆ ಯತ್ನ) ಹಾಗೂ ಗಲಭೆ ಮತ್ತು ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿದ ಸೆಕ್ಷನ್‌ಗಳಡಿ ಆರೋಪ ಹೊರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಪಡಿತರ ಹಂಚಿಕೆ ಹಗರಣದ ಜೊತೆ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಶಹಜಹಾನ್ ಶೇಖ್ ಅವರ ನಿವಾಸ ಹಾಗೂ ಸಂಬಂಧಪಟ್ಟ ಸ್ಥಳಗಳಲ್ಲಿ ಶೋಧ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಗುಂಪೊಂದು ದಾಳಿ ನಡೆಸಿತ್ತು. ಶಹಜಹಾನ್ ಶೇಖ್, ಈ ದಾಳಿ ಘಟನೆಯ ಮುಖ್ಯ ಸಂಚುಕೋರ ಎಂಬುದು ತನಿಖೆಯಿಂದ ತಿಳಿದುಬಂದಿದೆ' ಎಂದು ಸಿಬಿಐ ವಕ್ತಾರ ತಿಳಿಸಿದ್ದಾರೆ.

ಸಂದೇಶ್‌ಖಾಲಿ ಗ್ರಾಮ ಕೋಲ್ಕತ್ತದಿಂದ 80 ಕಿ.ಮೀ. ದೂರದಲ್ಲಿದೆ. ಶಹಜಹಾನ್‌ಶೇಖ್ ಹಾಗೂ ಆತನ ಸಹಚರರು ಭೂಕಬಳಿಕೆ ಹಾಗೂ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಗ್ರಾಮದ ಮಹಿಳೆಯರು ಆರೋಪಿಸಿದ್ದರು.

ಇ.ಡಿ ಅಧಿಕಾರಿಗಳ ಮೇಲಿನ ದಾಳಿ ಪ್ರಕರಣ ಸೇರಿದಂತೆ, ಶಹಜಹಾನ್ ವಿರುದ್ಧದ ಒಟ್ಟು ಮೂರು ಪ್ರಕರಣಗಳ ಕುರಿತ ತನಿಖೆಯನ್ನು ಸಿಬಿಐ ಜನವರಿ 5ರಂದು ಕೈಗೆತ್ತಿಕೊಂಡಿದೆ.

ಫೆಬ್ರುವರಿ 29ರಂದು ಶಹಜಹಾನ್ ಶೇಖ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದರು. ನಂತರ, ಮಾರ್ಚ್ 6ರಂದು ಸಿಬಿಐ ಅವರನ್ನು ತನ್ನ ವಶಕ್ಕೆ ತೆಗೆದುಕೊಂಡಿತು.

ಮಕ್ಕಳ ಕಳ್ಳಸಾಗಣೆ– ಬಂಧನ

ಪ್ರಜಾವಾಣಿ ವಾರ್ತೆ/ ಪಿಟಿಐ

ಹೈದರಾಬಾದ್: ಮಕ್ಕಳ ಕಳ್ಳಸಾಗಣೆ ಜಾಲವನ್ನು ಮಂಗಳವಾರ ಬೇಧಿಸಿರುವ ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ. 13 (9 ಹೆಣ್ಣು, 4 ಗಂಡು) ಶಿಶುಗಳನ್ನು ರಕ್ಷಿಸಿದ್ದು ಅವರನ್ನು ಸರ್ಕಾರದ ಶಿಶುವಿಹಾರಕ್ಕೆ ಕಳುಹಿಸಲಾಗಿದೆ.

23 ದಿನಗಳ ಶಿಶುವಿನಿಂದ ಹಿಡಿದು 2 ವರ್ಷ ವಯಸ್ಸಿನ ಮಕ್ಕಳು ಆರೋಪಿಗಳ ಬಳಿಯಿದ್ದವು. ಮಕ್ಕಳನ್ನು ಬೆಳೆಸಲು ಇಚ್ಛೆಯಿರದ ಪೋಷಕರಿಂದ ಅವರನ್ನು ಪಡೆಯುತ್ತಿದ್ದರು. ಮಧ್ಯವರ್ತಿಗಳ ಸಹಾಯದಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಾರಾಟ ಮಾಡುತ್ತಿದ್ದರು.

ದೂರು ಆಧರಿಸಿ ಮೇ 22ರಂದು ಮೂವರನ್ನು ಬಂಧಿಸಿದ್ದರು. ಅವರನ್ನು ವಿಚಾರಣೆಗೆ ಒಳಪಡಿಸಿ, ಅವರು ನೀಡಿದ ಮಾಹಿತಿ ಮೇರೆಗೆ ಮೇ 27ರಂದು ಇನ್ನೂ ಎಂಟು ಆರೋಪಿಗಳನ್ನು ಬಂಧಿಸಿದರು.

ದೆಹಲಿಯ ಇಬ್ಬರು ಮತ್ತು ಪುಣೆಯ ಒಬ್ಬ ಏಜೆಂಟರ ಮೂಲಕ ಅವರು ಮಕ್ಕಳನ್ನು ತರಿಸಿಕೊಳ್ಳುತ್ತಿದ್ದದ್ದಾಗಿ ಮತ್ತು ಮಕ್ಕಳನ್ನು ಸಾಕಲು ಇಚ್ಛಿಸುವವರಿಗೆ ಮಾರಾಟ ಮಾಡುತ್ತಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.

ಈ ವರೆಗೂ ಸುಮಾರು 50 ಶಿಶುಗಳನ್ನು ಪೂರೈಕೆ ಮಾಡಿದ್ದೇವೆ. ಒಂದು ಮಗುವಿಗೆ ₹1.80 ಲಕ್ಷದಿಂದ ₹5.50 ಲಕ್ಷದವರೆಗೆ ದರ ನಿಗದಿ ಮಾಡಲಾಗುತ್ತದೆ. ಮಧ್ಯವರ್ತಿಗಳಿಂದ ತಾವು ₹50 ಸಾವಿರದಿಂದ ₹1 ಲಕ್ಷದವರೆಗೆ ಹಣ ಪಡೆಯುತ್ತೇವೆ ಎಂದು ಅವರು ಪೊಲೀಸರಿಗೆ ಹೇಳಿದ್ದಾರೆ.

ಶಂಕಿತ ಉಗ್ರರ ಪ್ರಯಾಣಕ್ಕೆ ಶ್ರೀಲಂಕಾ ವ್ಯಕ್ತಿಯಿಂದ ನೆರವು?

ಕೊಲಂಬೊ (ಪಿಟಿಐ): ಅಹಮದಾಬಾದ್‌ನಲ್ಲಿ ಕಳೆದ ವಾರ ಬಂಧನಕ್ಕೆ ಒಳಗಾದ ನಾಲ್ವರು ಶ್ರೀಲಂಕಾದಿಂದ ಭಾರತಕ್ಕೆ ತೆರಳುವುದಕ್ಕೆ 46 ವರ್ಷದ ವ್ಯಕ್ತಿಯೊಬ್ಬ ನೆರವು ನೀಡಿರಬಹುದು ಎಂದು ಶ್ರೀಲಂಕಾ ಭದ್ರತಾ ಪಡೆಗಳು ಶಂಕಿಸಿರುವುದಾಗಿ ಸುದ್ದಿ ಪೋರ್ಟಲ್ ಒಂದು ವರದಿ ಮಾಡಿದೆ.

ನೆರವು ನೀಡಿರುವ ವ್ಯಕ್ತಿಯನ್ನು ಒಸ್ಮಾಂಡ್ ಗೆರಾರ್ಡ್ ಎಂದು ಗುರುತಿಸಲಾಗಿದ್ದು, ಡಿಮಟಾಗೊಡ ಎಂಬ ಸ್ಥಳದ ನಿವಾಸಿ ಎನ್ನಲಾಗಿದೆ. ಈತ ಪದೇ ಪದೇ ತನ್ನ ಹೆಸರನ್ನು ಬದಲಿಸಿಕೊಳ್ಳುತ್ತಿರುತ್ತಾನೆ. ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೆ ಒಳಗಾದ ನಾಲ್ವರಿಗೆ ಈತನೇ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿರಬಹುದು ಎಂದು ಶ್ರೀಲಂಕಾ ಪೊಲೀಸರು ಹೇಳಿರುವುದನ್ನು ಉಲ್ಲೇಖಿಸಿ, 'ನ್ಯೂಸ್‌ಫಸ್ಟ್' ಸುದ್ದಿ ಪೋರ್ಟಲ್ ವರದಿ ಮಾಡಿದೆ.

ಡೋಪಿಂಗ್: ಥಿಯಾಗೊಗೆ ನಿಷೇಧ

ಮೊನಾಕೊ(ಎಪಿ): ಉದ್ದೀಪನ ಮದ್ದು ಸೇವನೆ ಆರೋಪದ ಮೇಲೆ ಒಲಿಂಪಿಕ್ ಪೋಲ್ ವಾಲ್ಟ್ ಚಿನ್ನದ ಪದಕ ವಿಜೇತ ಥಿಯಾಗೊ ಬ್ರಾಜ್ ಅವರನ್ನು 16 ತಿಂಗಳ ಕಾಲ ನಿಷೇಧಿಸಲಾಗಿದೆ. ಅವರು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಹೊರಗುಳಿಯಲಿದ್ದಾರೆ ಎಂದು ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೆಟಿಕ್ಸ್ ಸಮನ್ವಯ ಘಟಕ ತಿಳಿಸಿದೆ.

2016ರಲ್ಲಿ ತವರಿನಲ್ಲಿ ನಡೆದ ರಿಯೋ ಡಿ ಜನೈರೊ ಕ್ರೀಡಾಕೂಟದಲ್ಲಿ ಬ್ರಾಜ್ ಚಿನ್ನದ ಪದಕ ಮತ್ತು ಮೂರು ವರ್ಷಗಳ ಹಿಂದೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು. 30 ವರ್ಷದ ಬ್ರಾಜ್ ಅವರ ನಿಷೇಧವು ನವೆಂಬರ್‌ನಲ್ಲಿ ಕೊನೆಗೊಳ್ಳುತ್ತದೆ. ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ಎಐಯು ತಿಳಿಸಿದೆ.

ಒಲಿಂಪಿಕ್ ಜ್ಯೋತಿ ಹಿಡಿಯಲಿರುವ 90 ವರ್ಷದ ಮಾಜಿ ಯೋಧ

ಬಡಿಯಾನಾ, ಸೆನೆಗಲ್ (ಪಿಟಿಐ): ಸೆನೆಗಲ್ ದೇಶದ 90 ವರ್ಷ ವಯಸ್ಸಿನ ಮಾಜಿ ಯೋಧ ಓಮರ್ ಡೈಮ್ ಅವರು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆಯ ಭಾಗವಾಗಿ ಕ್ರೀಡಾ ಜ್ಯೋತಿ ಹಿಡಿದು ಸಾಗಲಿದ್ದಾರೆ.

ಡೈಮ್ ಅವರು ಎರಡು ವಿಶ್ವ ಯುದ್ಧಗಳು ಮತ್ತು ವಿವಿಧ ವಸಾಹತು ವಿಮೋಚನೆ ಹೋರಾಟಗಳ ಸಮಯದಲ್ಲಿ ಫ್ರಾನ್ಸ್‌ಗಾಗಿ ಹೋರಾಡಿದ ಆಫ್ರಿಕನ್ ಪದಾತಿದಳದ ಪಡೆಯಲ್ಲಿದ್ದರು.

'ಅದೃಷ್ಟಶಾಲಿಗಳಲ್ಲಿ ನಾನು ಒಬ್ಬ. ಜ್ಯೋತಿ ಹಿಡಿಯಲು ನನ್ನನ್ನು ಆಯ್ಕೆ ಮಾಡಿದ್ದು ಪವಾಡ' ಎಂದು ಅವರು ಹೇಳಿದರು.

ಬ್ಯಾಸ್ಕೆಟ್‌ಬಾಲ್: ಭಾರತ್‌ಗೆ ಜಯ

ಬೆಂಗಳೂರು: ಅಕ್ಷಯ್ ಪ್ರಸಾದ್ ಮತ್ತು ನಕುಲ್ ಅವರ ಆಟದ ಬಲದಿಂದ ಭಾರತ್ ಎಸ್.ಯು ತಂಡವು ಎಂ.ಸಿ. ಶ್ರೀನಿವಾಸ ಸ್ಮರಣಾರ್ಥ ರಾಜ್ಯ 'ಬಿ' ಡಿವಿಷನ್ ಬ್ಯಾಸ್ಕೆಟ್‌ಬಾಲ್ ಲೀಗ್ ಚಾಂಪಿಯನ್‌ಷಿಪ್‌ನ ರೋಚಕ ಹಣಾಹಣಿಯಲ್ಲಿ 84–82ರಿಂದ ಕೋರಮಂಗಲ ಎಸ್.ಸಿ ತಂಡವನ್ನು ಮಣಿಸಿತು.

ಕಂಠೀರವ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮಧ್ಯಂತರದ ವೇಳೆ 41–39ರಿಂದ ಮುನ್ನಡೆ ಪಡೆದಿದ್ದ ಭಾರತ್ ತಂಡವು ಉತ್ತರಾರ್ಧದಲ್ಲೂ ಹಿಡಿತ ಸಾಧಿಸಿತು. ಅಕ್ಷಯ್ ಮತ್ತು ನಕುಲ್ ತಲಾ 29 ಪಾಯಿಂಟ್ಸ್ ಗಳಿಸಿದರು. ಕೋರಮಂಗಲ ತಂಡದ ರಿಷಭ್ 18, ಡೇನಿಯಲ್ 15 ಅಂಕ ಗಳಿಸಿದರು.

ಇತರ ಪಂದ್ಯಗಳ ಫಲಿತಾಂಶ: ಬೆಳಿಗ್ಗೆ ನಡೆದ ಪಂದ್ಯದಲ್ಲಿ ಎಂಎನ್‌ಕೆ ರಾವ್ ಪಾರ್ಕ್ ಬಿಸಿ 85–72ರಿಂದ ವಿಮಾನಪುರ ಎಸ್.ಸಿ ತಂಡವನ್ನು; ಕೆಎಸ್‌ಪಿ 70–33 ರಿಂದ ದೇವಾಂಗ ಯೂನಿಯನ್ ತಂಡವನ್ನು ಮಣಿಸಿತು.

ಸಂಜೆ ನಡೆದ ಪಂದ್ಯದಲ್ಲಿ ಎಂಎಸ್‌ಕೆ 69–57ರಿಂದ ಕೋರಮಂಗಲ ಎಸ್‌ಸಿ ತಂಡವನ್ನು; ಕೆಎಸ್‌ಪಿ 81–54ರಿಂದ ವಿಮಾನಪುರ ತಂಡವನ್ನು; ಭಾರತ್ 69–61ರಿಂದ ದೇವಾಂಗ ಯೂನಿಯನ್ ತಂಡವನ್ನು ಸೋಲಿಸಿತು.

ಟೇಬಲ್ ಟೆನಿಸ್: ಭಾರತ ತಂಡಗಳಿಗೆ ಜಯ

ನವದೆಹಲಿ (ಪಿಟಿಐ): ಭಾರತ 19 ವರ್ಷದೊಳಗಿನ ಬಾಲಕಿಯರ ತಂಡ ಕ್ಯಾಂಡಿಯಲ್ಲಿ ನಡೆದ ದಕ್ಷಿಣ ಏಷ್ಯಾ ಯೂತ್ ಟೇಬಲ್ ಟೆನಿಸ್ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಆತಿಥೇಯ ಶ್ರೀಲಂಕಾವನ್ನು 3–0 ಅಂತರದಿಂದ ಸೋಲಿಸಿ ಪ್ರಶಸ್ತಿ ಉಳಿಸಿಕೊಂಡಿದೆ.

ಸೆಮಿಫೈನಲ್‌ನಲ್ಲಿ ನೇಪಾಳ ತಂಡವನ್ನು 3–0 ಅಂತರದಿಂದ ಭಾರತ ಮಣಿಸಿತ್ತು. ಫೈನಲ್ ಪಂದ್ಯದಲ್ಲಿ ಸಯಾಲಿ ವಾನಿ 11-6, 12-10, 11-8ರಲ್ಲಿ ಬಿಮಂಡಿ ಬಂಡಾರ ವಿರುದ್ಧ, ಪ್ರೀತಾ ವರ್ತಿಕರ್ 7-11, 11-3, 11-7, 6-11, 11-8ರಲ್ಲಿ ತಮಡಿ ಕವಿಂಧ್ಯಾ ವಿರುದ್ಧ ಗೆದ್ದರೆ, ತನೀಶಾ ಕೊಟೆಚಾ 11-8, 11-7, 11-7ರಲ್ಲಿ ದಿವ್ಯಾ ಧರಣಿ ವಿರುದ್ಧ ಗೆದ್ದರು.

15 ವರ್ಷದೊಳಗಿನವರ ವಿಭಾಗದ ಫಲಿತಾಂಶವೂ ಭಿನ್ನವಾಗಿರಲಿಲ್ಲ. ದಿವ್ಯಾಂಶಿ ಬೌಮಿಕ್ 11-8, 11-7, 11-9ರಲ್ಲಿ ಯೋಶಿನಿ ಜಯವರ್ಧನೆ ವಿರುದ್ಧ ಗೆದ್ದರೆ, ಸಿಂಡ್ರೆಲಾ ದಾಸ್ 11-9, 11-9, 11-4ರಲ್ಲಿ ಶಾನ್ಯಾ ಮುತ್ತುಲಿ ವಿರುದ್ಧ ಜಯ ಗಳಿಸಿದರೆ, ಕಾವ್ಯಾ ಭಟ್ 11-3, 11-8, 11-7ರಲ್ಲಿ ಸಮಿಂದಿ ವೀರಸೂರ್ಯ ವಿರುದ್ಧ ಜಯ ಸಾಧಿಸಿದರು.

15 ವರ್ಷದೊಳಗಿನ ಬಾಲಕರ ಫೈನಲ್‌ನಲ್ಲಿ ಆತಿಥೇಯರ ವಿರುದ್ಧ ಸಾರ್ಥಕ್ ಆರ್ಯ ತಮ್ಮ ಎರಡೂ ಸಿಂಗಲ್ಸ್ ಪಂದ್ಯಗಳನ್ನು ಗೆದ್ದು ಭಾರತದ ಗೆಲುವಿನ ರೂವಾರಿಯಾದರು.

ಸಾರ್ಥಕ್ ಮೊದಲು ನವಿರು ನೆತ್ಸಿತಾ ಅವರನ್ನು 11-4, 11-5, 11-5 ರಿಂದ ಸೋಲಿಸಿದರು. ಸೋಹಮ್ ಮುಖರ್ಜಿ ಅವರು ಅಕಿಯಾನ್ ಬೋಜಿತ್ ಅವರನ್ನು 11-6, 11-6, 11-5 ರಿಂದ ಸೋಲಿಸಿ 2-0 ಮುನ್ನಡೆ ಸಾಧಿಸಿದರು.

ಸಾಹಿಲ್ ರಾವತ್ 7-11, 11-3, 11-6, 9-11, 10-12 ಅಂತರದಲ್ಲಿ ಅಗಸ್ತ್ಯ ಆನಂದಿತಾ ವಿರುದ್ಧ ಸೋತರು. ಆದರೆ, ಸಾರ್ಥಕ್ ಅವರು ಅಕಿಯಾನ್ ಬೋಜಿತ್ ಅವರನ್ನು 11-3, 11-8, 11-8 ಸೆಟ್ ಗಳಿಂದ ಸೋಲಿಸಿ ಪ್ರಾಬಲ್ಯ ಸಾಧಿಸಿದರು.

ವಿಂಡೀಸ್ ಮುಡಿಗೆ ಎರಡನೇ ಕಿರೀಟ

ಟಿ20 ವಿಶ್ವಕಪ್ ಮೆಲುಕು

ಆರನೇ ಐಸಿಸಿ ಟಿ20 ವಿಶ್ವಕಪ್ ಟೂರ್ನಿ (2016) ಎಂದಾಕ್ಷಣ ನೆನಪಾಗುವುದು ವೆಸ್ಟ್‌ಇಂಡೀಸ್ ಆಟಗಾರ ಕಾರ್ಲೋಸ್ ಬ್ರಾಥ್‌ವೇಟ್. ಏ.3ರಂದು ಈಡನ್ ಗಾರ್ಡನ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಕಾರ್ಲೋಸ್ ಬ್ರಾಥ್‌ವೇಟ್ ಅವರು ಸಿಡಿಸಿದ ನಾಲ್ಕು ಸಿಕ್ಸರ್ ಮರೆಯುವಂತಿಲ್ಲ. ಕೊನೆಯ ಓವರ್‌ನಲ್ಲಿ ಗೆಲುವಿಗೆ 19 ರನ್ ಬೇಕಾಗಿತ್ತು. ಇಂಗ್ಲೆಂಡ್ ತಂಡದ ನಾಯಕ ಏಯಾನ್ ಮಾರ್ಗನ್ ಅವರು ಬೆನ್ ಸ್ಟೋಕ್ಸ್ ಕೈಗೆ ಚೆಂಡು ನೀಡಿದರು. ಬ್ರಾಥ್‌ವೇಟ್ ಸತತ ನಾಲ್ಕು ಸಿಕ್ಸರ್ ಸಿಡಿಸಿ ಇಂಗ್ಲೆಂಡ್ ಲೆಕ್ಕಾಚಾರವನ್ನು ತಲೆಕೆಳಗೆ ಮಾಡಿದರು. ಅಲ್ಲದೇ ಬೌಲಿಂಗ್‌ನಲ್ಲೂ 23ಕ್ಕೆ3 ವಿಕೆಟ್ ಪಡೆದು ಕೆರೀಬಿಯನ್ ತಂಡಕ್ಕೆ ಸ್ಮರಣೀಯ ಜಯ ತಂದುಕೊಟ್ಟರು. ಮರ್ಲಾನ್ ಸ್ಯಾಮುಯೆಲ್ಸ್ (ಅಜೇಯ 85 ರನ್) ಅವರೂ ಗೆಲುವಿಗೆ ಪ್ರಮುಖ ಕಾಣಿಕೆ ನೀಡಿದರು.

- ವೆಸ್ಟ್ ಇಂಡೀಸ್ ಎರಡನೇ ಬಾರಿಗೆ ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿತು. ಇದೇ ವರ್ಷ ಐಸಿಸಿ 19 ವರ್ಷದೊಳಗಿನ ವಿಶ್ವಕಪ್ ಮತ್ತು ಮಹಿಳಾ ವಿಶ್ವ ಟಿ20 ಸಹ ಗೆದ್ದಿತ್ತು.
- ಗುಂಪು 2 ರಲ್ಲಿ ಸ್ಥಾನ ಪಡೆದಿದ್ದ ಭಾರತ, ಮುಂಬೈನಲ್ಲಿ ನಡೆದ ಸೆಮಿಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿತ್ತು. ಭಾರತ 20 ಓವರ್‌ಗಳಲ್ಲಿ 2 ವಿಕೆಟ್‌ಗೆ 192 ರನ್ ಗಳಿಸಿದರೆ, ಇದಕ್ಕೆ ಉತ್ತರವಾಗಿ ವೆಸ್ಟ್ ಇಂಡೀಸ್ 19.4 ಓವರ್‌ಗಳಲ್ಲಿ 3 ವಿಕೆಟ್‌ಗೆ 196 ರನ್ ಗಳಿಸಿ ಜಯ ಸಾಧಿಸಿತು. ಟಿ20 ಪ್ಲೇ ಆಫ್‌ನಲ್ಲಿ ಇದು ಅತ್ಯಧಿಕ ರನ್ ಚೇಸ್ ಆಗಿತ್ತು.

- ಆರನೇ ವಿಶ್ವಕಪ್: 2016 (ಮಾರ್ಚ್ 8 ರಿಂದ ಏಪ್ರಿಲ್ 3)
- ಆತಿಥ್ಯ: ಭಾರತ
- ರನ್ನರ್ಸ್ ಅಪ್: ಇಂಗ್ಲೆಂಡ್
- ಸ್ಪರ್ಧಿಸಿದ ತಂಡಗಳು: 16
- ಪಂದ್ಯಗಳು: 35
- ಸರಣಿ ಶ್ರೇಷ್ಠ: ವಿರಾಟ್ ಕೊಹ್ಲಿ (ಭಾರತ, 273 ರನ್)
- ಶ್ರೇಷ್ಠ ಬ್ಯಾಟರ್: ತಮೀಮ್ ಇಕ್ಬಾಲ್ (ಬಾಂಗ್ಲಾದೇಶ, 295 ರನ್)
- ಶ್ರೇಷ್ಠ ಬೌಲರ್: ಮೊಹಮ್ಮದ್ ನಬಿ (ಅಫ್ಗಾನಿಸ್ತಾನ 12 ವಿಕೆಟ್)


ಕಾರ್ಲೋಸ್ ಬ್ರಾಥ್‌ವೇಟ್

ಪ್ರಮುಖ ಅಂಶಗಳು

- ಸೂಪರ್ ಟೆನ್ ಹಂತ ನಾಗ್ಪುರದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ (7 ವಿಕೆಟ್‌ಗೆ 126 ರನ್) ವಿರುದ್ಧ ಭಾರತ 79 ರನ್‌ಗಳಿಗೆ ಆಲೌಟ್ ಆಯಿತು. ಈ ಪಂದ್ಯದಲ್ಲಿ ಭಾರತ ಸೋತಿತು.
- ಮಾರ್ಚ್ 25ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ಎದುರು ಭಾರತ ಒಂದು ರನ್ ಗೆಲುವು ಸಾಧಿಸಿತು.
- ಮಾರ್ಚ್ 27ರಂದು ನಾಗ್ಪುರದಲ್ಲಿ ನಡೆದ ಪಂದ್ಯದಲ್ಲಿ ಅಫ್ಗಾನಿಸ್ತಾನ ತಂಡವು ಪ್ರಬಲ ವೆಸ್ಟ್ ಇಂಡೀಸ್ ಅನ್ನು ಆರು ರನ್‌ಗಳಿಂದ ಸೋಲಿಸಿ ಅಚ್ಚರಿ ಮೂಡಿಸಿತು.
- ಟೂರ್ನಿಯಲ್ಲಿ ಕಳಪೆ ಆಟದಿಂದಾಗಿ ಪಾಕಿಸ್ತಾನ ತಂಡದ ನಾಯಕ ಶಾಹೀದ್ ಅಫ್ರಿದಿ ಮತ್ತು ಕೋಚ್ ವಕಾರ್ ಯೂನಿಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಭಾರತ, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ವಿರುದ್ಧ ಸೋತ ಪಾಕಿಸ್ತಾನ, ಬಾಂಗ್ಲಾದೇಶ ವಿರುದ್ಧ ಮಾತ್ರ ಜಯಿಸಿತ್ತು.
- ಟಿ20 ಯಲ್ಲಿ ಒಂದೇ ಒಂದು ಅರ್ಧಶತಕವಿಲ್ಲದೆ 1000 ರನ್ ಗಳಿಸಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಮಹೇಂದ್ರಸಿಂಗ್ ಧೋನಿ ಪಾತ್ರರಾದರು.
- ವಾಂಖೆಡೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ 11 ಸಿಕ್ಸರ್ ಸಿಡಿಸಿದರು. ಇದು ಟಿ20 ಇನಿಂಗ್ಸ್‌ವೊಂದರಲ್ಲಿ ದಾಖಲಾದ ಅತಿ ಹೆಚ್ಚು ಸಿಕ್ಸರ್.
- ಸೆಮಿಫೈನಲ್‌ನಲ್ಲಿ ಭಾರತ ನಿರ್ಗಮಿಸುತ್ತಿದ್ದಂತೆ ತಂಡದ ನಿರ್ದೇಶಕ ರವಿ ಶಾಸ್ತ್ರಿ ಅವರ ಒಪ್ಪಂದವು ಕೊನೆಗೊಂಡಿತು.

ಆಧಾರ: ಕ್ರೀಡಾ ವೆಬ್‌ಸೈಟ್

ಫ್ರೆಂಚ್ ಓಪನ್ ಟೆನಿಸ್: ಡೇನಿಯಲ್ ಮೆಡ್ವೆಡೆವ್ ಮುನ್ನಡೆ

ಎರಡನೇ ಸುತ್ತಿಗೆ ರಿಬಾಕಿನಾ

ಪ್ಯಾರಿಸ್ (ಎಎಫ್‌ಪಿ): ಕಜಕಸ್ತಾನದ ಭರವಸೆಯ ಆಟಗಾರ್ತಿ ಎಲಿನಾ ರಿಬಾಕಿನಾ ಹಾಗೂ ರಷ್ಯಾದ ಡೇನಿಯಲ್ ಮೆಡ್ವೆಡೆವ್ ಅವರು ರೋಲ್ಯಾಂಡ್ ಗ್ಯಾರೊಸ್‌ನಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯಲ್ಲಿ ಕ್ರಮವಾಗಿ ಮಹಿಳೆ ಹಾಗೂ ಪುರುಷರ ವಿಭಾಗಗಳ ಸಿಂಗಲ್ಸ್‌ನಲ್ಲಿ ಎರಡನೇ ಸುತ್ತಿಗೆ ಪ್ರವೇಶಿಸಿದರು.

ಮಂಗಳವಾರ ನಡೆದ ಮಹಿಳೆಯರ ಸಿಂಗಲ್ಸ್‌ನಲ್ಲಿ ಎಲಿನಾ 6–2, 6–3 ರಿಂದ ಬೆಲ್ಜಿಯಂನ ಗ್ರೀಟ್ ಮಿನೆನ್ ವಿರುದ್ಧ ಜಯಿಸಿದರು. 73 ನಿಮಿಷ ನಡೆದ ಹಣಾಹಣಿಯಲ್ಲಿ ವಿಂಬಲ್ಡನ್ ಮಾಜಿ ಚಾಂಪಿಯನ್ ಎಲಿನಾ ಮೇಲುಗೈ ಸಾಧಿಸಿದರು.

‘ಟೂರ್ನಿಯಲ್ಲಿ ಮರಳಿ ಬಂದು ಸ್ಪರ್ಧಿಸುತ್ತಿರುವುದು ಸಂತಸ ತಂದಿದೆ’ ಎಂದು ರಿಬಾಕಿನಾ ಪಂದ್ಯದ ನಂತರ ಹೇಳಿದರು. ಹೋದ ಸಲ ಅವರು ಅನಾರೋಗ್ಯದಿಂದಾಗಿ ಮೂರನೇ ಸುತ್ತಿನಿಂದ ಹಿಂದೆ ಸರಿದಿದ್ದರು.

ಅವರು ಇಲ್ಲಿ ಎರಡನೇ ಸುತ್ತಿನಲ್ಲಿ ಏಂಜಲಿಕಾ ಕೆರ್ಬರ್ ಅಥವಾ ಅರಾಂತಾ ರೂಸ್ ಅವರನ್ನು ಎದುರಿಸಲಿದ್ದಾರೆ.

ಪುರುಷರ ಸಿಂಗಲ್ಸ್‌ನಲ್ಲಿ ಮೆಡ್ವೆಡೆವ್ 6–3, 6–4, 5–7, 6–3ರಿಂದ ಜರ್ಮನಿಯ ಡಾಮ್ನಿಕ್ ಕೊಫೆರ್ ವಿರುದ್ಧ ಜಯಿಸಿದರು. ಮೊದಲೆರಡು ಸೆಟ್‌ಗಳಲ್ಲಿ ಸುಲಭವಾಗಿ ಮೇಲುಗೈ ಸಾಧಿಸಿದ ರಷ್ಯನ್ ಆಟಗಾರ ಮೂರನೇಯದ್ದರಲ್ಲಿಪ್ರತಿರೋಧಎದುರಿಸಬೇಕಾಯಿತು. 30 ವರ್ಷದ ಡಾಮ್ನಿಕ್ ತಿರುಗೇಟು ನೀಡಿದರು. ಮೆಡ್ವೆಡೆವ್ ಕೆಲವು ಲೋಪಗಳನ್ನು ಎಸಗಿದ್ದು ಕೂಡ ಡಾಮ್ನಿಕ್ ಅವರಿಗೆ ಅನುಕೂಲಕರವಾದವು.

ಆದರೆ ನಂತರದ ಸೆಟ್‌ನಲ್ಲಿ ಡಾಮ್ನಿಕ್ ಅವರ ಪ್ರಯತ್ನಗಳನ್ನು ವಿಫಲಗೊಳಿಸುವಲ್ಲಿ ಯಶಸ್ವಿಯಾದ ಮೆಡ್ವೆಡೆವ್ ಗೆಲುವು ಸಾಧಿಸಿದರು.

ಪುರುಷರ ವಿಭಾಗದ ಇನ್ನೊಂದು ಪಂದ್ಯದಲ್ಲಿ ಇಟಲಿಯ ಫ್ಯಾಬಿಯೊ ಫಾಗ್ನಿನಿ ಜಯ ಸಾಧಿಸಿದರು. ಅವರು 6–1, 6–1, 7–5ರಿಂದ ನೆದರ್ಲೆಂಡ್ಸ್‌ನ ಬಾಟಿಕ್ ವ್ಯಾನ್ ಡೆ ಝೆಂಡ್‌ಸ್ಕಲ್ಪ್ ವಿರುದ್ಧ ಜಯಸಾಧಿಸಿ ಎರಡನೇ ಸುತ್ತು ಪ್ರವೇಶಿಸಿದರು. ಬುಧವಾರ ಅವರು ಅಮೆರಿಕದ ಟಾಮಿ ಪಾಲ್ ವಿರುದ್ಧ ಆಡುವರು.

ಕಾರ್ನೆಟ್ ದಾಖಲೆ; ವಿದಾಯ: ಫ್ರಾನ್ಸ್‌ನ ಅಲೀಜ್ ಕಾರ್ನೆಟ್ ಸತತ 69ನೇ ಗ್ರ್ಯಾನ್‌ಸ್ಲಾಮ್ ಟೂರ್ನಿ ಆಡಿದ ದಾಖಲೆ ಮಾಡಿದರು. ತಮ್ಮ ತವರಿನಲ್ಲಿ ನಡೆಯುತ್ತಿರುವ ಟೂರ್ನಿಯ ಮೊದಲ ಸುತ್ತಿನಲ್ಲಿ ಸೋಲುವುದರೊಂದಿಗೆ ವೃತ್ತಿಪರ ಟೆನಿಸ್‌ಗೆ ವಿದಾಯ ಘೋಷಿಸಿದರು.


ಮಂಗಳವಾರ ನಡೆದ ಮೊದಲ ಸುತ್ತಿನಲ್ಲಿ ಚೀನಾದ ಕಿನ್ವೆನ್ ಝೆಂಗ್ 6–2, 6–1ರಿಂದ 34 ವರ್ಷದ ಕಾರ್ನೆಟ್ ವಿರುದ್ಧ ಜಯಿಸಿದರು.

ಕಾರ್ನೆಟ್ ಅವರು ತಮ್ಮ 15ನೇ ವಯಸ್ಸಿನಲ್ಲಿಯೇ ರೋಲ್ಯಾಂಡ್ ಗ್ಯಾರೊಸ್ ಮೂಲಕ ಗ್ರ್ಯಾನ್‌ಸ್ಲ್ಯಾಮ್ ಟೆನಿಸ್ ಪದಾರ್ಪಣೆ ಮಾಡಿದ್ದರು. 2006ರ ಅಮೆರಿಕ ಓಪನ್ ಟೆನಿಸ್‌ನಲ್ಲಿ ಆಡಿದ್ದ ಅವರು ಅಲ್ಲಿಂದ ಇಲ್ಲಿಯವರೆಗೆ ಯಾವುದೇ ಟೂರ್ನಿಯನ್ನೂ ತಪ್ಪಿಸಿಕೊಂಡಿರಲಿಲ್ಲ.

2009ರಲ್ಲಿ ಅವರು 11ನೇ ರ್‍ಯಾಂಕಿಂಗ್ ಗಳಿಸಿದ್ದರು. 2022ರಲ್ಲಿ ಅವರು ಆಸ್ಟ್ರೇಲಿಯಾ ಓಪನ್ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದರು.




ಕಜಕಸ್ತಾನದ ಎಲಿನಾ ರಿಬಾಕಿನಾ ಅವರ ಆಟದ ವೈಖರಿ –ಎಎಫ್‌ಪಿ ಚಿತ್ರ



ಕಾರ್ನೆಟ್ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು


25ನೇ ಕಿರೀಟದತ್ತ ಜೊಕೊವಿಚ್ ಚಿತ್ತ




ಪ್ಯಾರಿಸ್ (ಎಎಫ್‌ಪಿ): ದಾಖಲೆಯ 25ನೇ ಗ್ರ್ಯಾನ್‌ಸ್ಲ್ಯಾಮ್ ಪ್ರಶಸ್ತಿಯನ್ನು ಎದುರು ನೋಡುತ್ತಿರುವ ವಿಶ್ವದ ಅಗ್ರಮಾನ್ಯ ಟೆನಿಸ್ ಆಟಗಾರ ನೊವಾಕ್ ಜೊಕೊವಿಚ್ ಫ್ರೆಂಚ್ ಓಪನ್‌ನಲ್ಲಿ ಫ್ರಾನ್ಸ್‌ನ ಪಿಯರೆ ಹ್ಯೂಸ್ ಹರ್ಬರ್ಟ್ ವಿರುದ್ಧ ಅಭಿಯಾನ ಆರಂಭಿಸುವರು.

24 ಗ್ರ್ಯಾನ್‌ಸ್ಲ್ಯಾಮ್ ಪ್ರಶಸ್ತಿಗಳನ್ನು ಗೆದ್ದಿರುವ ಸರ್ಬಿಯಾದ 37 ವರ್ಷ ವಯಸ್ಸಿನ ಜೊಕೊವಿಚ್, ಇಲ್ಲಿ ಮೂರು ಬಾರಿ (2016, 2021, 2023) ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಆದರೆ, ಈ ವರ್ಷ ಯಾವುದೇ ಪ್ರಮುಖ ಪ್ರಶಸ್ತಿ ಗೆದ್ದುಕೊಂಡಿಲ್ಲ. ಈ ಟೂರ್ನಿಯ ಮೂಲಕ ಮತ್ತೆ ಲಯ ಕಂಡುಕೊಳ್ಳುವ ವಿಶ್ವಾಸದಲ್ಲಿದ್ದಾರೆ. ಅವರು ಮೊದಲ ಸುತ್ತಿನಲ್ಲಿ ವಿಶ್ವದ 142ನೇ ಕ್ರಮಾಂಕದ ಹರ್ಬರ್ಟ್ ಅವರನ್ನು ಎದುರಿಸುವರು.

ಐಪಿಎಲ್: ಕರ್ನಾಟಕದ ಆಟಗಾರರ ಏಳು–ಬೀಳು


ಕೆ.ಎಲ್. ರಾಹುಲ್


ವೈಶಾಖ ವಿಜಯಕುಮಾರ್

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ 17ನೇ ಆವೃತ್ತಿಗೆ ತೆರೆ ಬಿದ್ದಿದೆ. ಈ ಟೂರ್ನಿಯಲ್ಲಿ ಬಹಳಷ್ಟು ಯುವ ಪ್ರತಿಭಾವಂತ ಆಟಗಾರರು ಗಮನ ಸೆಳೆದರು. ಆದರೆ, ಬೇರೆ ಬೇರೆ ತಂಡಗಳಲ್ಲಿದ್ದ ಕರ್ನಾಟಕದ ಕೆಲವು ಆಟಗಾರರು ತಮಗೆ ಲಭಿಸಿದ ಅವಕಾಶಗಳಲ್ಲಿ ನಿರೀಕ್ಷೆಗೆ ತಕ್ಕ ಆಟವಾಡಲಿಲ್ಲ.

ಅದರಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ (520 ರನ್), ಒಂದು ಪಂದ್ಯವಾಡಿದ ಮನೀಷ್ ಪಾಂಡೆ, ವೇಗಿಗಳಾದ ವಿದ್ವತ್ ಕಾವೇರಪ್ಪ ಮತ್ತು ವೈಶಾಖ ವಿಜಯಕುಮಾರ್ ತಮಗೆ ಲಭಿಸಿದ ಅವಕಾಶಗಳಲ್ಲಿ ಗಮನ ಸೆಳೆದರು.

ಆದರೆ ದೇವದತ್ತ ಪಡಿಕ್ಕಲ್, ಮಯಂಕ್ ಅಗರವಾಲ್, ಕೆ.ಗೌತಮ್ ಅವರಂತಹ ಅನುಭವಿಗಳು ಸಫಲರಾಗಲಿಲ್ಲ.

ಬ್ಯಾಟರ್‌ಗಳು

ಆಟಗಾರ	ಪಂದ್ಯ	ರನ್	ಶ್ರೇಷ್ಠ	ಸ್ಟ್ರೈಕ್‌ರೇಟ್
ಕೆ.ಎಲ್. ರಾಹುಲ್(ಲಖನೌ)	14	520	82	136.12
ಮಯಂಕ್ ಅಗರವಾಲ್(ಹೈದರಾಬಾದ್)	4	64	32	112.28
ಮನೀಷ್ ಪಾಂಡೆ (ಕೋಲ್ಕತ್ತ)	1	42	42	135.48
ದೇವದತ್ತ ಪಡಿಕ್ಕಲ್(ಲಖನೌ)	7	38	13	71.69
ಅಭಿನವ್ ಮನೋಹರ್ (ಗುಜರಾತ್)	2	9	8	56.25
ಬಿ.ಆರ್. ಶರತ್ (ಗುಜರಾತ್)	1	2	2	40

ಬೌಲರ್

ಆಟಗಾರ	ಪಂದ್ಯ	ವಿಕೆಟ್	ಶ್ರೇಷ್ಠ
ವಿದ್ವತ್ ಕಾವೇರಪ್ಪ (ಪಂಜಾಬ್)	1	2	36ಕ್ಕೆ2
ವೈಶಾಖ ವಿಜಯಕುಮಾರ್(ಆರ್‌ಸಿಬಿ)	4	4	23ಕ್ಕೆ2
ಶ್ರೇಯಸ್ ಗೋಪಾಲ್ (ಮುಂಬೈ)	3	3	9ಕ್ಕೆ1
ಕೆ.ಗೌತಮ್(ಲಖನೌ)	1	-	29ಕ್ಕೆ0


ವಿದ್ವತ್ ಕಾವೇರಪ್ಪ

ಬೆಂಚ್‌ನಲ್ಲಿದ್ದವರು: ಮನೋಜ್ ಬಾಂಢಗೆ (ಆರ್‌ಸಿಬಿ) ಪ್ರವೀಣ ದುಬೆ (ಡೆಲ್ಲಿ)

ಬಾಕ್ಸಿಂಗ್: ಪ್ರಿ ಕ್ವಾರ್ಟರ್‌ಗೆ ನಿಶಾಂತ್, ಅವಿನಾಶ್‌ಗೆ ನಿರಾಸೆ

ಬ್ಯಾಂಕಾಕ್ (ಪಿಟಿಐ): ಭಾರತದ ನಿಶಾಂತ್ ದೇವ್ ಒಲಿಂಪಿಕ್ಸ್ ಬಾಕ್ಸಿಂಗ್ ವಿಶ್ವ ಕ್ವಾಲಿಫೈಯರ್ ಟೂರ್ನಿಯ 71 ಕೆ.ಜಿ ವಿಭಾಗದಲ್ಲಿ ಮಂಗೋಲಿಯಾದ ಒಟ್ಗೊನ್ಬಾಟರ್ ಅವರನ್ನು ಕೇವಲ ಎರಡು ನಿಮಿಷಗಳಲ್ಲಿ ಸೋಲಿಸಿ ಪ್ರಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದರು. ಮತ್ತೊಬ್ಬ ಬಾಕ್ಸರ್ ಅವಿನಾಶ್ ಜಮ್ವಾಲ್ ಸೋತು ಅರ್ಹತಾ ಸುತ್ತಿನಿಂದ ಹೊರಬಿದ್ದಿದ್ದಾರೆ.

ಹಿಂದಿನ ಅರ್ಹತಾ ಪಂದ್ಯಗಳಲ್ಲಿ ಒಲಿಂಪಿಕ್ಸ್ ಅರ್ಹತೆಯನ್ನು ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದ ದೇವ್, ಆರಂಭದಿಂದಲೇ ಪಂದ್ಯದ ಮೇಲೆ ನಿಯಂತ್ರಣ ಸಾಧಿಸಿದರು. ಆಕರ್ಷಕ ಪಂಚ್‌ಗಳ ಮೂಲಕ ಎದುರಾಳಿ ಒಟ್ಗೊನ್ಬಾಟರ್ ಬೈಂಬಾ–ಎರ್ಡೆನ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದರು. ಮೊದಲ ಸುತ್ತು ಮುಗಿಯಲು ಇನ್ನೂ 58 ಸೆಕೆಂಡುಗಳು ಬಾಕಿ ಇರುವಾಗ ರೆಫರಿ ಈ ಬೌಟ್ ಸ್ಥಗಿತಗೊಳಿಸಿದರು.

ಇದಕ್ಕೂ ಮುನ್ನ ನಡೆದ 63.5 ಕೆ.ಜಿ ವಿಭಾಗದಲ್ಲಿ ಕೊಲಂಬಿಯಾದ ಜೋಸ್ ಮ್ಯಾನುಯೆಲ್ ವೈಫರಾ ಫ್ಲೋರ್ ವಿರುದ್ಧ ಮೊದಲ ಸುತ್ತಿನಲ್ಲಿ ಸೋತ ಅಭಿನಾಶ್ ಉತ್ತಮ ಹೋರಾಟ ನಡೆಸಿದರು. ಅವರು ಮೂರನೇ ಮತ್ತು ಅಂತಿಮ ಸುತ್ತಿನಲ್ಲಿ ಪ್ರಾಬಲ್ಯ ಸಾಧಿಸಿದರು.

ನಿಯಮಗಳ ಪ್ರಕಾರ ಸ್ಪರ್ಧಿಗಳ ಅಂಕಗಳು ಸಮನಾದ ಕಾರಣ ವಿಜೇತರನ್ನು ನಿರ್ಧರಿಸಲು ತೀರ್ಪುಗಾರರನ್ನು ಕೇಳಲಾಯಿತು. ಚರ್ಚೆಯ ನಂತರ ಜೋಸ್ ಪರ ಮತ ಚಲಾಯಿಸಿದರು.

ಸಚಿನ್ ಸಿವಾಚ್ (57 ಕೆ.ಜಿ) ಡೆನ್ಮಾರ್ಕ್‌ನ ಫ್ರೆಡೆರಿಕ್ ಜೆನ್ಸನ್ ಅವರನ್ನು ಎದುರಿಸಲಿದ್ದಾರೆ.

ವಿಶ್ವ ರಾಕೆಟ್ಲಾನ್: ವಿಕ್ರಮಾದಿತ್ಯ ನಾಯಕ

ನವದೆಹಲಿ (ಪಿಟಿಐ): ಜುಲೈ 31 ರಿಂದ ಆಗಸ್ಟ್ 4 ರವರೆಗೆ ರೋಟರ್ಡ್ಯಾಮ್‌ನಲ್ಲಿ ನಡೆಯಲಿರುವ ವಿಶ್ವ ರಾಕೆಟ್ಲಾನ್ ಚಾಂಪಿಯನ್‌ಷಿಪ್‌ಗಾಗಿ ಆರು ಆಟಗಾರರು ಇರುವ ಭಾರತ ತಂಡದ ನಾಯಕನಾಗಿ ವಿಕ್ರಮಾದಿತ್ಯ ಚೌಫ್ಲಾ ಅವರನ್ನು ರಾಕೆಟ್ಲಾನ್ ಇಂಡಿಯಾ ಸ್ಪೋರ್ಟ್ಸ್ ಅಸೋಸಿಯೇಷನ್ ಮಂಗಳವಾರ ನೇಮಕ ಮಾಡಿದೆ.

ತಂಡದಲ್ಲಿ ನಿಹಿತ್ ಕುಮಾರ್ ಸಿಂಗ್, ಕರಣ್ ತನೇಜಾ, ಪ್ರಶಾಂತ್ ಸೇನ್, ನಿಖಿಲ್ ಮನ್ಸುಖಾನಿ ಮತ್ತು ಏಕೈಕ ಮಹಿಳಾ ಆಟಗಾರ್ತಿ ನಯನಾ ತನೇಜಾ ಇದ್ದಾರೆ.


ಭಾರತದ ಆರ್. ಪ್ರಜ್ಞಾನಂದ

ಚೆಸ್: ಪ್ರಜ್ಞಾನಂದಗೆ ಮಣಿದ ಅಲಿರೇಜಾ

ಸ್ಟಾವಂಗರ್ (ನಾರ್ವೆ) (ಪಿಟಿಐ): ಭಾರತದ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಅವರು ನಾರ್ವೆ ಚೆಸ್ ಟೂರ್ನಿಯ ಮೊದಲ ಸುತ್ತಿನಲ್ಲಿ ಫ್ರಾನ್ಸ್‌ನ ಫಿರೋಜ್ಜಾ ಅಲಿರೇಜಾ ಅವರನ್ನು ಸೋಲಿಸಿದರು.

ಮೊದಲ ಸುತ್ತಿನ ಅಂತ್ಯದ ನಂತರ ಪ್ರಜ್ಞಾನಂದ, ಮ್ಯಾಗ್ನಸ್ ಕಾರ್ಲಸನ್ ಮತ್ತು ಹಿಕಾರು ನಕಾಮುರಾ ತಲಾ 1.5 ಅಂಕಗಳೊಂದಿಗೆ ಮುನ್ನಡೆಯನ್ನು ಹಂಚಿಕೊಂಡರೆ, ಅಲಿರೇಜಾ, ಡಿಂಗ್ ಲಿರೆನ್ ಮತ್ತು ಫ್ಯಾಬಿಯಾನೊ ಕರುವಾನಾ ಅರ್ಧ ಪಾಯಿಂಟ್‌ನಿಂದ ಹಿಂದೆ ಇದ್ದಾರೆ. ಪ್ರಜ್ಞಾನಂದ ಅವರು ಅಲಿರೇಜಾ ವಿರುದ್ಧ ತನ್ನ ಮೊದಲ ಜಯ ದಾಖಲಿಸಿದರು.

ಮಹಿಳಾ ವಿಭಾಗದಲ್ಲಿ ಪಿಯಾ ಕ್ರಾಮ್ಲಿಂಗ್ ಅವರನ್ನು ಮಣಿಸಿ, ಕೊನೇರು ಹಂಪಿ 1.5 ಅಂಕಗಳನ್ನು ಪಡೆದರು. ಆರ್. ವೈಶಾಲಿ ಅವರು ಮಹಿಳಾ ವಿಶ್ವ ಚಾಂಪಿಯನ್ ಚೀನಾದ ವೆಂಜುನ್ ಜು ವಿರುದ್ಧ ಸ್ಫೂರ್ತಿದಾಯಕ ಪ್ರದರ್ಶನ ನೀಡಿದರು. ಆದರೆ, ಅವಕಾಶ ಗಳನ್ನು ಸದುಪಯೋಗಪಡಿಸಿಕೊಳ್ಳಲು ಸಾಧ್ಯವಾಗಲಿಲ್ಲ. ವೆಂಜುನ್ 43 ನಡೆಗಳಲ್ಲಿ ಗೆದ್ದರು.

ಟಿ20 ವಿಶ್ವಕಪ್: ಮೊದಲ ಸುತ್ತಿನ ಅಭ್ಯಾಸ ಪಂದ್ಯ

ದಿಲೋನ್ ದಾಳಿ:ಕೆನಡಾಗೆ ಜಯ

ಡಲ್ಲಾಸ್, ಅಮೆರಿಕ (ಪಿಟಿಐ): ವೇಗಿ ದಿಲೋನ್ ಹ್ಯಾಲಿಗರ್ ಅವರ ಪರಿಣಾಮಕಾರಿ ಬೌಲಿಂಗ್ ದಾಳಿಯ ನೆರವಿನಿಂದ ಕೆನಡಾ ತಂಡವು ಟಿ20 ವಿಶ್ವಕಪ್‌ಗೆ ಮುನ್ನ ನಡೆಯುತ್ತಿರುವ ಮೊದಲ ಸುತ್ತಿನ ಅಭ್ಯಾಸ ಪಂದ್ಯದಲ್ಲಿ ನೇಪಾಳ ವಿರುದ್ಧ 63 ರನ್‌ಗಳ ಸುಲಭ ಗೆಲುವು ದಾಖಲಿಸಿತು.

ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆನಡಾ ತಂಡವು ನಿಕೋಲಸ್ ಕಿರ್ಟನ್ (52; 39ಎ) ಅವರ ಅರ್ಧಶತಕದ ಬಲದಿಂದ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 183 ರನ್ ಗಳಿಸಿತು. ಕೊನೆಯಲ್ಲಿ ರವೀಂದ್ರಪಾಲ್ ಸಿಂಗ್ 17 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಸೇರಿದಂತೆ ಔಟಾಗದೇ 41 ರನ್ ಗಳಿಸಿ ಮಿಂಚಿದರು.

ಈ ಸವಾಲಿನ ಗುರಿಯನ್ನು ಬೆನ್ನಟ್ಟಿದ ನೇಪಾಳ ತಂಡವು ದಿಲೋನ್ (20ಕ್ಕೆ4) ಅವರ ಬೌಲಿಂಗ್ ದಾಳಿಗೆ ತತ್ತರಿಸಿತು. ಹೀಗಾಗಿ, 19.3 ಓವರ್‌ಗಳಲ್ಲಿ 120 ರನ್‌ಗೆ ಕುಸಿಯಿತು.

ಸಂಕ್ಷಿಪ್ತ ಸ್ಕೋರ್: ಕೆನಡಾ: 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 183 (ನಿಕೋಲಸ್ ಕಿರ್ಟನ್ 51, ರವೀಂದ್ರಪಾಲ್ ಸಿಂಗ್ ಔಟಾಗದೇ 41; ಅವಿನಾಶ್ ಬೋಹ್ರಾ 27ಕ್ಕೆ 2). ನೇಪಾಳ: 19.3 ಓವರ್‌ಗಳಲ್ಲಿ 120 (ಕುಶಾಲ್ ಮಲ್ಲ 37; ದಿಲೋನ್ ಹ್ಯಾಲಿಗರ್ 20ಕ್ಕೆ4, ಜೆರೆಮಿ ಗಾರ್ಡನ್ 25ಕ್ಕೆ 2) ಫಲಿತಾಂಶ: ಕೆನಡಾಕ್ಕೆ 63 ರನ್‌ಗಳ ಜಯ


ಕೆನಡಾ ತಂಡದ ದಿಲೋನ್ ಹೆಲಿಗರ್

ಭಾರತದಲ್ಲಿ ಮುಂದಿನ ವರ್ಷ ಮೋಟೊಜಿಪಿ

ನವದೆಹಲಿ (ಪಿಟಿಐ): ವಿಶ್ವದ ಪ್ರತಿಷ್ಠಿತ ದ್ವಿಚಕ್ರ ವಾಹನ ರೇಸ್ ಎನಿಸಿರುವ ಮೋಟೊಜಿಪಿ (ಗ್ರ್ಯಾನ್‌ಪ್ರಿ ಮೋಟರ್ ಸೈಕಲ್ ರೇಸಿಂಗ್) ಚಾಂಪಿಯನ್‌ಷಿಪ್ ಭಾರತದಲ್ಲಿ ಈ ವರ್ಷ ನಡೆಯುವುದಿಲ್ಲ. ಬದಲಿಗೆ 2025ರ ಮಾರ್ಚ್ ನಲ್ಲಿ ನಡೆಯಲಿದೆ ಎಂದು ರೇಸ್‌ನ ಸ್ಥಳೀಯರ ಪ್ರವರ್ತಕರು ಮಂಗಳವಾರ ತಿಳಿಸಿದ್ದಾರೆ.

ಮೋಟೊಜಿಪಿಯ ವಾಣಿಜ್ಯ ಹಕ್ಕು ಗಳನ್ನು ಹೊಂದಿರುವ ಡೋರ್ನಾ, ಸಹ- ಪ್ರವರ್ತಕರಾದ ಫೇರ್‌ಸ್ಟ್ರೀಟ್ ಸ್ಪೋರ್ಟ್ಸ್ ಮತ್ತು ಉತ್ತರಪ್ರದೇಶ ಸರ್ಕಾರವನ್ನು ಒಳಗೊಂಡ ಮಂಗಳವಾರದ ಸಭೆಯ ನಂತರ, ಮಾರ್ಚ್‌ಗೆ ರೇಸ್ ಅನ್ನು ಮುಂದೂಡಲು ನಿರ್ಧರಿಸಲಾಯಿತು.

‘2025ರ ಮಾರ್ಚ್‌ನಲ್ಲಿ ರೇಸ್ ನಡೆಸಲು ನಿರ್ಧರಿಸಲಾಯಿತು’ ಎಂದು ಫೇರ್‌ಸ್ಟ್ರೀಟ್ ಸ್ಪೋರ್ಟ್ಸ್ ಸಿಇಒ ಪುಷ್ಕರ್ ನಾಥ್ ಶ್ರೀವಾಸ್ತವ ತಿಳಿಸಿದ್ದಾರೆ.

ರಾಜ್ಯ ರ್‍ಯಾಂಕಿಂಗ್ ಬ್ಯಾಡ್ಮಿಂಟನ್ ಇಂದಿನಿಂದ

ಶಿವಮೊಗ್ಗ: ನಗರದಲ್ಲಿ ಮೇ 29ರಿಂದ ಜೂನ್ 3ರವರೆಗೆ ರಾಜ್ಯ ರ್‍ಯಾಂಕಿಂಗ್ ಜೂನಿಯರ್ ಮತ್ತು ಸೀನಿಯರ್ ಬ್ಯಾಡ್ಮಿಂಟನ್ ಟೂರ್ನಿ ನಡೆಯಲಿದೆ.

ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 381 ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಪುರುಷರು, ಮಹಿಳೆಯರು, 19 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ಸಿಂಗಲ್ಸ್, ಡಬಲ್ಸ್ ಹಾಗೂ ಮಿಶ್ರ ಡಬಲ್ಸ್ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ.

ಪುರುಷರ ಸಿಂಗಲ್ಸ್ ವಿಭಾಗದಲ್ಲಿ 172 ಹಾಗೂ ಮಹಿಳೆಯರ ಸಿಂಗಲ್ಸ್‌ನಲ್ಲಿ 66 ಮಂದಿ ಕಣಕ್ಕಿಳಿಯಲಿದ್ದಾರೆ.

ಮೇ 29, 30 ಮತ್ತು 31ರಂದು ಅರ್ಹತಾ ಹಂತದ ಪಂದ್ಯಗಳು ಜರುಗಲಿವೆ. ಜೂನ್ 3 ರಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ನಿಗದಿಯಾಗಿವೆ.

ಸಿಂಗಪುರ ಓಪನ್ ಬ್ಯಾಡ್ಮಿಂಟನ್: ಭಾರತದ ಆಟಗಾರರಿಗೆ ನಿರಾಸೆ

ಸಾತ್ವಿಕ್‌-ಚಿರಾಗ್‌ ಜೋಡಿಗೆ ಆಘಾತ

ಸಿಂಗಪುರ (ಪಿಟಿಐ): ಭಾರತದ ಅಗ್ರಮಾನ್ಯ ಡಬಲ್ಸ್ ಆಟಗಾರರಾದ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಸಿಂಗಪುರ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯ ಆರಂಭಿಕ ಸುತ್ತಿನಲ್ಲಿ ಡೆನ್ಮಾರ್ಕ್‌ನ ಡೇನಿಯಲ್ ಲುಂಡ್ಗಾರ್ಡ್ ಮತ್ತು ಮ್ಯಾಡ್ಸ್ ವೆಸ್ಟರ್ಗಾರ್ಡ್ ವಿರುದ್ಧ ಮಂಗಳವಾರಆಘಾತಅನುಭವಿಸಿದರು.

ಈ ತಿಂಗಳ ಆರಂಭದಲ್ಲಿ ಥಾಯ್ಲೆಂಡ್ ಓಪನ್ ಸೂಪರ್ 500 ಪ್ರಶಸ್ತಿ ಗೆದ್ದಿದ್ದ ಸಾತ್ವಿಕ್ ಮತ್ತು ಚಿರಾಗ್ ಜೋಡಿ, 47 ನಿಮಿಷಗಳ ಹೋರಾಟದಲ್ಲಿ ಡೇನಿಯಲ್ ಮತ್ತು ಮ್ಯಾಡ್ಸ್ ವಿರುದ್ಧ 20-22, 18-21 ಅಂತರದಲ್ಲಿ ಸೋಲು ಅನುಭವಿಸಿತು.

ಸಿಂಗಲ್ಸ್ ಸ್ಪರ್ಧೆಯಲ್ಲಿ ಆಕರ್ಷಿ ಕಶ್ಯಪ್ ಮತ್ತು ಪ್ರಿಯಾಂಶು ರಾಜಾವತ್ ಸಹ ಪರಾಭವಗೊಂಡರು. ವಿಶ್ವ ರ್‍ಯಾಂಕಿಂಗ್‌ನಲ್ಲಿ 41ನೇ ಸ್ಥಾನದ ಕಶ್ಯಪ್ 7-21, 15-21ರಲ್ಲಿ 42ನೇ ಸ್ಥಾನದ ಥಾಯ್ಲೆಂಡ್‌ನ ಪೋರ್ನ್‌ಪಿಚಾ ಚೊಯಿಕಿವೊಂಗ್ ವಿರುದ್ಧ ಸೋತರೆ, ರಾಜಾವತ್ 21-23, 19-21ರಿಂದ ಹಾಂಗ್‌ಕಾಂಗ್‌ನ ಲೀ ಚೆಯುಕ್ ಯಿಯು ವಿರುದ್ಧ ಪರಭಾವಗೊಂಡರು.

ಮಹಿಳೆಯರ ಡಬಲ್ಸ್‌ನಲ್ಲಿ ಸಹೋದರಿಯರಾದ ಋತುಪರ್ಣ ಪಾಂಡಾ – ಶ್ವೇತಪರ್ಣ ಪಾಂಡಾ 12-21, 21-12, 13-21ರಲ್ಲಿ ಚಾಂಗ್ ಚಿಂಗ್ ಹುಯಿ ಮತ್ತು ಯಾಂಗ್ ಚಿಂಗ್ ತುನ್ (ಚೀನಾ ತೈಪೆ) ವಿರುದ್ಧ ಸೋತರು.

ಮಿಶ್ರ ಡಬಲ್ಸ್‌ನಲ್ಲಿ ಆಶಿತ್ ಸೂರ್ಯ ಮತ್ತು ಅಮೃತಾ ಪ್ರಮುತೇಶ್ 8-21, 17-21ರಲ್ಲಿ ಲೀ ಚುನ್ ಹೈ ರೆಗಿನಾಲ್ಡ್ ಮತ್ತು ಎನ್ಜಿ ಸಿಜಿ ಯೊ (ಹಾಂಕಾಂಗ್) ವಿರುದ್ಧ ಸೋತರು.

ಭಾರತದ ಸ್ಟಾರ್ ಆಟಗಾರರಾದ ಪಿ.ವಿ.ಸಿಂಧು, ಲಕ್ಷ್ಯ ಸೇನ್ ಮತ್ತು ಎಚ್.ಎಸ್.ಪ್ರಣಯ್ ಬುಧವಾರ ಸಿಂಗಲ್ಸ್‌ನಲ್ಲಿ ತಮ್ಮ ಅಭಿಯಾನ ಆರಂಭಿಸಲಿದ್ದಾರೆ.


ಭಾರತದ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ.–ಪಿಟಿಐ ಚಿತ್ರ